



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ವಿಶೇಷ ಪತ್ರಿಕೆ

ಭಾಗ - IV-A	ಬೆಂಗಳೂರು, ಗುರುವಾರ, ಡಿಸೆಂಬರ್ ೧೩, ೨೦೧೨ (ಮಾರ್ಗಶಿರ ೨೨, ಶಕ ವರ್ಷ ೧೯೩೪) ನಂ. ೧೧೦೩
------------	---

KARNATAKA LEGISLATIVE ASSEMBLY SECRETARIAT

NOTIFICATION

No. KLA/LGA/51/Bill/2012, Bangalore, Dated: 13.12.2012

The following Bill was introduced in Legislative Assembly on 13.12.2012.

ಕರ್ನಾಟಕ ವಿಧಾನ ಸಭೆ  
ಹದಿಮೂರನೇ ವಿಧಾನ ಸಭೆ  
ಹದಿನೈದನೇ ಅಧಿವೇಶನ

ರೇವಾ ವಿಶ್ವವಿದ್ಯಾಲಯ ವಿಧೇಯಕ, 2012  
(2012ರ ವಿಧಾನಸಭೆಯ ವಿಧೇಯಕ ಸಂಖ್ಯೆ 51)

ಕಲೆ, ವಿಜ್ಞಾನ, ವಾಣಿಜ್ಯ, ಕಾನೂನು, ಇಂಜಿನಿಯರಿಂಗ್, ಮಾನವಿಕ ವಿಷಯಗಳು, ವೈದ್ಯಕೀಯ, ಔಷಧ ವಿಜ್ಞಾನ, ತತ್ಸಂಬಂಧಿತ ಆರೋಗ್ಯ ವಿಜ್ಞಾನಗಳು, ವ್ಯವಹಾರ ಆಡಳಿತ ನಿರ್ವಹಣೆ, ಕೃಷಿ, ಶಿಕ್ಷಣ ಮತ್ತು ಅಂಥ ವಿಷಯಗಳಲ್ಲಿ ಪದವಿ, ಸ್ನಾತಕೋತ್ತರ, ಡಾಕ್ಟೋರೇಟ್ ಪದವಿ (doctoral) ಮತ್ತು ಡಾಕ್ಟೋರೇಟ್ ಪದವಿ ನಂತರದ ವ್ಯಾಸಂಗ ವಿಷಯಗಳ ಕೋರ್ಸುಗಳವರೆಗೆ ಮತ್ತು ಅವುಗಳನ್ನು ಒಳಗೊಂಡಂತೆ ತತ್ಸಂಬಂಧಿ ವಲಯಗಳಲ್ಲಿ ಹಾಗೂ ಅವುಗಳಿಗೆ ಸಂಬಂಧಿಸಿದ ಅಥವಾ ಅವುಗಳಿಗೆ ಅನುಷ್ಠಾನಗೊಳಿಸುವ ವಿಷಯಗಳಲ್ಲಿ ವಿಶ್ವವಿದ್ಯಾಲಯದ ಶಿಕ್ಷಣದ ಪ್ರಗತಿಪರ ವಿಚಾರಗಳನ್ನು ಉತ್ತೇಜಿಸಲು ಮತ್ತು ಕೈಗೊಳ್ಳಲು ಖಾಸಗಿ ವಲಯದಲ್ಲಿ ಒಂದು ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ಕರ್ನಾಟಕ ರಾಜ್ಯದಲ್ಲಿ ಸ್ಥಾಪಿಸಿ ನಿಗಮಿತಗೊಳಿಸುವುದಕ್ಕಾಗಿ ಒಂದು ವಿಧೇಯಕ.

ಇಲ್ಲಿ ಇನ್ನು ಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕಲೆ, ವಿಜ್ಞಾನ, ವಾಣಿಜ್ಯ, ಕಾನೂನು, ಇಂಜಿನಿಯರಿಂಗ್, ಮಾನವಿಕ ವಿಷಯಗಳು, ವೈದ್ಯಕೀಯ, ಔಷಧ ವಿಜ್ಞಾನ, ತತ್ಸಂಬಂಧಿತ ಆರೋಗ್ಯ ವಿಜ್ಞಾನಗಳು, ವ್ಯವಹಾರ ಆಡಳಿತ ನಿರ್ವಹಣೆ, ಕೃಷಿ, ಶಿಕ್ಷಣ ಮತ್ತು ಅಂಥ ವಿಷಯಗಳಲ್ಲಿ ಪದವಿ, ಸ್ನಾತಕೋತ್ತರ, ಡಾಕ್ಟೋರೇಟ್ ಪದವಿ (doctoral) ಮತ್ತು ಡಾಕ್ಟೋರೇಟ್ ಪದವಿ ನಂತರದ ವ್ಯಾಸಂಗ ವಿಷಯಗಳ ಕೋರ್ಸುಗಳವರೆಗೆ ಮತ್ತು ಅವುಗಳನ್ನು ಒಳಗೊಂಡಂತೆ ತತ್ಸಂಬಂಧಿ ವಲಯಗಳಲ್ಲಿ ಹಾಗೂ ಅವುಗಳಿಗೆ ಸಂಬಂಧಿಸಿದ ಅಥವಾ ಅವುಗಳಿಗೆ ಅನುಷ್ಠಾನಗೊಳಿಸುವ ವಿಷಯಗಳಲ್ಲಿ ವಿಶ್ವವಿದ್ಯಾಲಯದ ಶಿಕ್ಷಣದ ಪ್ರಗತಿಪರ ವಿಚಾರಗಳನ್ನು ಉತ್ತೇಜಿಸಲು ಮತ್ತು ಕೈಗೊಳ್ಳಲು ಖಾಸಗಿ ವಲಯದಲ್ಲಿ ಒಂದು ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ಕರ್ನಾಟಕ ರಾಜ್ಯದಲ್ಲಿ ಸ್ಥಾಪಿಸಿ ನಿಗಮಿತಗೊಳಿಸುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಅರವತ್ತೂರನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

ಅಧ್ಯಾಯ - I

ಪ್ರಾರಂಭಿಕ

1. ಸಂಕ್ಷಿಪ್ತ ಹೆಸರು, ವ್ಯಾಪ್ತಿ ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ರೇವಾ ವಿಶ್ವವಿದ್ಯಾಲಯ ಅಧಿನಿಯಮ, 2012 ಎಂದು ಕರೆಯತಕ್ಕದ್ದು.

(2) ಇದು ಇಡೀ ಕರ್ನಾಟಕ ರಾಜ್ಯಕ್ಕೆ ವ್ಯಾಪ್ತವಾಗತಕ್ಕದ್ದು.

(3) ಇದು ರಾಜ್ಯ ಸರ್ಕಾರವು ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ ಗೊತ್ತುಪಡಿಸಬಹುದಾದ ಅಂಥ ದಿನಾಂಕದಂದು ಜಾರಿಗೆ ಬರತಕ್ಕದ್ದು.

**2. ಪರಿಭಾಷೆಗಳು.-** ಈ ಅಧಿನಿಯಮದಲ್ಲಿ, ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು,-

- (ಎ) “ಶೈಕ್ಷಣಿಕ ಪರಿಷತ್ತು (ಅಕೆಡೆಮಿಕ್ ಕೌನ್ಸಿಲ್)” ಎಂದರೆ, 25ನೇ ಪ್ರಕರಣದ ಅಡಿಯಲ್ಲಿ ಸ್ಥಾಪಿಸಲಾದ ವಿಶ್ವವಿದ್ಯಾಲಯದ ಶೈಕ್ಷಣಿಕ ಪರಿಷತ್ತು;
- (ಬಿ) “ಕಾರ್ಯಸೂಚಿ ವಿಷಯಗಳು”, ಎಂದರೆ, ಪರಿನಿಯಮಗಳಲ್ಲಿ ಹೆಸರಿಸಬಹುದಾದ ಮತ್ತು ಒಂದು ಸಭೆಯಲ್ಲಿ ಆ ವಿಷಯಗಳನ್ನು ಮತ್ತು ಕಲಾಪಗಳನ್ನು ಅನುಮೋದಿಸಬಹುದೆಂದು ತಮ್ಮ ಸಮ್ಮತಿ ಸೂಚಿಸಿ ಕುಲಾಧಿಪತಿಯವರು ಮುಂಚಿತವಾಗಿಯೇ ಲಿಖಿತ ಅನುಮೋದನೆಯನ್ನು ಕೊಟ್ಟಿದ್ದಾಗ ಮಾತ್ರವೇ ಸಂದರ್ಭಾನುಸಾರ ಪ್ರಬಂಧಕರ ಮಂಡಳಿ ಅಥವಾ ವ್ಯವಸ್ಥಾಪನಾ ಮಂಡಳಿ ಅಥವಾ ಯಾವುದೇ ಸಮಿತಿಯವರು ಕಾರ್ಯಸೂಚಿಯಲ್ಲಿ ಸೇರಿಸಬಹುದಾದ ಅಥವಾ ಸಭೆಯಲ್ಲಿ ಚರ್ಚೆಗೆ ತೆಗೆದುಕೊಂಡು ನಿರ್ಣಯವನ್ನು ಕೊಡಬಹುದಾದ ಎಲ್ಲಾ ವಿಷಯಗಳು ಮತ್ತು ಕಲಾಪಗಳು;
- (ಸಿ) “ಪ್ರಬಂಧಕರ ಮಂಡಳಿ” ಎಂದರೆ, 23ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿರುವ ವಿಶ್ವವಿದ್ಯಾಲಯದ ಪ್ರಬಂಧಕರ ಮಂಡಳಿ;
- (ಡಿ) “ವ್ಯವಸ್ಥಾಪನಾ ಮಂಡಳಿ” ಎಂದರೆ, 24ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿರುವ ವಿಶ್ವವಿದ್ಯಾಲಯದ ಆಡಳಿತ ಮಂಡಳಿ;
- (ಇ) “ಕುಲಾಧಿಪತಿ”, “ಕುಲಪತಿ”, “ಸಹಕುಲಪತಿ” ಎಂದರೆ, ಅನುಕ್ರಮವಾಗಿ ವಿಶ್ವವಿದ್ಯಾಲಯದ ಕುಲಾಧಿಪತಿ, ಕುಲಪತಿ ಮತ್ತು ಸಹಕುಲಪತಿ;
- (ಎಫ್) “ಕ್ಯಾಂಪಸ್” ಎಂದರೆ, ಅದು ಎಲ್ಲಾದರೂ ಇರಲಿ ವಿಶ್ವವಿದ್ಯಾಲಯವು ಸ್ಥಾಪಿಸಿದ, ನಿರ್ವಹಿಸುವ ಒಂದು ಕ್ಯಾಂಪಸ್;
- (ಜಿ) “ಸಮಿತಿಗಳು” ಎಂದರೆ, ಈ ಅಧಿನಿಯಮದಡಿಯಲ್ಲಿ ರೂಪಿಸಲಾದ ಸಮಿತಿಗಳು ಅಥವಾ ಸಂದರ್ಭಾನುಸಾರವಾಗಿ ವಿಶ್ವವಿದ್ಯಾಲಯದ ವಿವಿಧ ಕಾರ್ಯಕರ್ತರು ರಚಿಸಿರುವ ಸಮಿತಿಗಳು ಮತ್ತು ಅದರಲ್ಲಿ ನಾಮನಿರ್ದೇಶನ ಸಮಿತಿ, ಹಣಕಾಸು ಸಮಿತಿ, ದೂರಶಿಕ್ಷಣ ಸಮಿತಿ ಮತ್ತು ಅಂಥ ಇತರ ಸಮಿತಿಗಳು ಒಳಗೊಳ್ಳುತ್ತವೆ;
- (ಎಚ್) “ಘಟಕ ಕಾಲೇಜು” ಎಂದರೆ, ವಿಶ್ವವಿದ್ಯಾಲಯವು ಸ್ಥಾಪಿಸಿ ನಿರ್ವಹಿಸುತ್ತಿರುವ ಒಂದು ಕಾಲೇಜು ಅಥವಾ ಸಂಸ್ಥೆ;
- (ಐ) “ಹಣಕಾಸು ಸಮಿತಿ” ಎಂದರೆ, 27ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿರುವ ವಿಶ್ವವಿದ್ಯಾಲಯದ ಹಣಕಾಸು ಸಮಿತಿ;
- (ಜೆ) “ಸರ್ಕಾರ” ಎಂದರೆ, ಕರ್ನಾಟಕ ಸರ್ಕಾರ;
- (ಕೆ) “ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳು” ಎಂದರೆ, ವಿಶ್ವವಿದ್ಯಾಲಯ ಅನುದಾನ ಆಯೋಗ, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು, ಭಾರತೀಯ ವೈದ್ಯಕೀಯ ಪರಿಷತ್ತು, ಭಾರತೀಯ ಔಷಧ ವಿಜ್ಞಾನ ಪರಿಷತ್ತು, ಭಾರತೀಯ ಕೃಷಿ ಸಂಶೋಧನಾ ಪರಿಷತ್ತು, ರಾಷ್ಟ್ರೀಯ ಮಾಲ್ಯಮಾಪನ ಮತ್ತು ಅಧಿಮಾನ್ಯತಾ ಪರಿಷತ್ತು, ರಾಷ್ಟ್ರೀಯ ಬೋಧಕ ಶಿಕ್ಷಣ ಪರಿಷತ್ತು, ದೂರಶಿಕ್ಷಣ ಪರಿಷತ್ತು, ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಪರಿಷತ್ತು ಮುಂತಾದ, ಉನ್ನತ ಶಿಕ್ಷಣದಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವಂತೆ ನೋಡಿಕೊಳ್ಳುವುದಕ್ಕಾಗಿ ಗುಣಮಟ್ಟಗಳು ಮತ್ತು ಷರತ್ತುಗಳನ್ನು ವಿಧಿಸುವುದಕ್ಕಾಗಿ, ಕೇಂದ್ರ ಸರ್ಕಾರವು ಸ್ಥಾಪಿಸಿರುವ ಒಂದು ಸಂಸ್ಥೆ ಮತ್ತು ಇದರಲ್ಲಿ ಸರ್ಕಾರವೂ ಸೇರಿರುತ್ತದೆ;
- (ಎಲ್) “ನಿಯಮಿಸಲಾದುದು” ಎಂದರೆ, ಈ ಅಧಿನಿಯಮದಡಿಯಲ್ಲಿ ಸರ್ಕಾರವು ರಚಿಸಲಾದ ನಿಯಮಗಳ ಮೂಲಕ ನಿಯಮಿಸಲಾದುದು;
- (ಎಂ) “ಒಂದು ಘಟಕ ಕಾಲೇಜಿಗೆ ಸಂಬಂಧಪಟ್ಟಂತೆ ಪ್ರಾಂಶುಪಾಲರು” ಎಂದರೆ, ಘಟಕ ಕಾಲೇಜಿನ ಮುಖ್ಯಸ್ಥರು ಮತ್ತು ಪ್ರಾಂಶುಪಾಲರು ಇಲ್ಲದಿದ್ದಲ್ಲಿ ಅಥವಾ ನೇಮಕವಾದ ಪ್ರಾಂಶುಪಾಲರ ಗೈರುಹಾಜರಿಯಲ್ಲಿ, ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಲು ತಾತ್ಕಾಲಿಕವಾಗಿ ನೇಮಕಗೊಂಡಿರುವ ಉಪಪ್ರಾಂಶುಪಾಲರು ಅಥವಾ ಯಾವುದೇ ಇತರ ವ್ಯಕ್ತಿಯೂ ಇದರಲ್ಲಿ ಒಳಗೊಳ್ಳುತ್ತಾರೆ;
- (ಎನ್) “ಕುಲಸಚಿವರು” ಎಂದರೆ, ವಿಶ್ವವಿದ್ಯಾಲಯದ ಕುಲಸಚಿವರು;
- (ಒ) “ಪ್ರಾದೇಶಿಕ ಕೇಂದ್ರ” ಎಂದರೆ, ಯಾವುದೇ ಪ್ರದೇಶದಲ್ಲಿನ ಅಧ್ಯಯನ ಕೇಂದ್ರಗಳ ಕಾರ್ಯವನ್ನು ಸಮನ್ವಯಗೊಳಿಸುವ ಮತ್ತು ಮೇಲ್ವಿಚಾರಣೆ ಮಾಡುವ ಉದ್ದೇಶಕ್ಕಾಗಿ ಮತ್ತು ಅಂಥ ಕೇಂದ್ರಕ್ಕೆ ವ್ಯವಸ್ಥಾಪನಾ ಮಂಡಳಿಯು ವಹಿಸಿಕೊಡಬಹುದಾದ ಅಂಥ ಇತರ ಕರ್ತವ್ಯಗಳನ್ನು ನೆರವೇರಿಸುವುದಕ್ಕಾಗಿ ವಿಶ್ವವಿದ್ಯಾಲಯವು ಸ್ಥಾಪಿಸಿದ ಅಥವಾ ನಿರ್ವಹಿಸಿಕೊಂಡುಬರುವ ಒಂದು ಕೇಂದ್ರ;
- (ಪಿ) ಈ ಅಧಿನಿಯಮಕ್ಕೆ ಸಂಬಂಧಿಸಿದಂತೆ “ಪ್ರಾಯೋಜಕ ಪ್ರಾಧಿಕಾರ” ಅಥವಾ “ಪ್ರಾಯೋಜಕ ಸಂಸ್ಥೆ” ಎಂದರೆ, ನ್ಯಾಸ;
- (ಕ್ಯೂ) “ರಾಜ್ಯ” ಎಂದರೆ, ಕರ್ನಾಟಕ ರಾಜ್ಯ;
- (ಆರ್) “ಪರಿನಿಯಮಗಳು” ಮತ್ತು “ವಿನಿಯಮಗಳು” ಎಂದರೆ, ಈ ಅಧಿನಿಯಮದ ಅಡಿಯಲ್ಲಿ ರಚಿಸಿದ ಅನುಕ್ರಮವಾಗಿ ವಿಶ್ವವಿದ್ಯಾಲಯದ ಪರಿನಿಯಮಗಳು ಮತ್ತು ವಿನಿಯಮಗಳು;
- (ಎಸ್) “ಅಧ್ಯಯನ ಕೇಂದ್ರ” ಎಂದರೆ, ವಿದ್ಯಾರ್ಥಿಗಳಿಗೆ ಅಗತ್ಯವಾದ ಬುದ್ಧಿವಾದ, ಸಲಹೆಗಳನ್ನು ನೀಡುವ ಅಥವಾ ಇತರ ಯಾವುದೇ ನೆರವನ್ನು ನೀಡುವ ಉದ್ದೇಶಕ್ಕಾಗಿ ವಿಶ್ವವಿದ್ಯಾಲಯವು ಸ್ಥಾಪಿಸಿದ ಮತ್ತು ನಿರ್ವಹಿಸಿಕೊಂಡುಬಂದ ಒಂದು ಕೇಂದ್ರ;

- (ಟಿ) “ಅಧ್ಯಾಪಕರು” ಎಂದರೆ, ಒಬ್ಬ ಪ್ರಾಧ್ಯಾಪಕರು, ಸಹಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು, ಅಥವಾ ವಿಶ್ವವಿದ್ಯಾಲಯದಲ್ಲಿ ಅಥವಾ ಒಂದು ಘಟಕ ಕಾಲೇಜಿನಲ್ಲಿ ಬೋಧಿಸುವುದಕ್ಕೆ ಅಥವಾ ಸಂಶೋಧನೆ ನಡೆಸುವುದಕ್ಕೆ ಅಥವಾ ಸಂಶೋಧನೆಗೆ ಮಾರ್ಗದರ್ಶನ ನೀಡುವುದಕ್ಕೆ ನೇಮಕವಾದ ಅಂಥ ಇತರ ವ್ಯಕ್ತಿ ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗವು ನಿಯಮಿಸಿದ ಗುಣಮಟ್ಟಗಳಿಗೆ ಅನುಸಾರವಾಗಿ ಇರುವ ಘಟಕ ಕಾಲೇಜಿನ ಪ್ರಾಂಶುಪಾಲರು ಇದರಲ್ಲಿ ಒಳಗೊಳ್ಳುತ್ತಾರೆ;
- (ಯು) “ನ್ಯಾಸ” ಎಂದರೆ ರುಕ್ಮಣಿ ಶೈಕ್ಷಣಿಕ ಮತ್ತು ಧರ್ಮಾಧ್ಯಾಪನ ನ್ಯಾಸ ಇದು ನೋಂದಾಯಿತ ನ್ಯಾಸವಾಗಿದ್ದು ಮತ್ತು ಪ್ರಾಯೋಗಿಕ ಸಂಸ್ಥೆಯಾಗಿದೆ;
- (ವಿ) “ವಿಶ್ವವಿದ್ಯಾಲಯ ಅನುದಾನಗಳ ಆಯೋಗ” ಎಂದರೆ, ವಿಶ್ವವಿದ್ಯಾಲಯ ಅನುದಾನಗಳ ಆಯೋಗ ಅಧಿನಿಯಮ, 1956ರ (1956ರ ಕೇಂದ್ರ ಅಧಿನಿಯಮ 3) 4ನೇ ಪ್ರಕರಣದ ಅಡಿಯಲ್ಲಿ ಸ್ಥಾಪಿತವಾದ ಆಯೋಗ;
- (ಡಬ್ಲ್ಯೂ) “ವಿಶ್ವವಿದ್ಯಾಲಯ” ಎಂದರೆ, ಈ ಅಧಿನಿಯಮದಡಿಯಲ್ಲಿ ಸ್ಥಾಪಿಸಿ ನಿಗಮಿತಗೊಳಿಸಲಾದ ರೇವಾ ವಿಶ್ವವಿದ್ಯಾಲಯ;
- (ಎಕ್ಸ್) “ಸಂದರ್ಶಕರು” ಎಂದರೆ, 13ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿದ ವಿಶ್ವವಿದ್ಯಾಲಯದ ಸಂದರ್ಶಕರು.

## ಅಧ್ಯಾಯ - II

### ವಿಶ್ವವಿದ್ಯಾಲಯ ಮತ್ತು ಪ್ರಾಯೋಜಕ ಸಂಸ್ಥೆ

3. ವಿಶ್ವವಿದ್ಯಾಲಯದ ಸ್ಥಾಪನೆಗೆ ಪ್ರಸ್ತಾವ.- (1) ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು ಮತ್ತು ಅದಕ್ಕನುಸಾರವಾಗಿ ಒಂದು ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಹಕ್ಕನ್ನು ನ್ಯಾಸವು ಹೊಂದಿರತಕ್ಕದ್ದು.

(2) ನ್ಯಾಸವು ರಾಜ್ಯ ಸರ್ಕಾರಕ್ಕೆ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಪ್ರಸ್ತಾವವನ್ನು ಸಲ್ಲಿಸತಕ್ಕದ್ದು.

(3) ಪ್ರಸ್ತಾವನೆಯು ಈ ಮುಂದಿನ ವಿವರಗಳನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ನ್ಯಾಸದ ವಿವರಗಳೊಂದಿಗೆ ವಿಶ್ವವಿದ್ಯಾಲಯದ ಧೈಯೋದ್ದೇಶಗಳು;
- (ii) ವಿಶ್ವವಿದ್ಯಾಲಯದ ವ್ಯಾಪ್ತಿ ಮತ್ತು ಸ್ಥಾನಮಾನ ಹಾಗೂ ಭೂಮಿಯ ಲಭ್ಯತೆ;
- (iii) ಪ್ರಾರಂಭದ ದಿನಾಂಕದಿಂದ ನಿಕಟ ಐದು ಶೈಕ್ಷಣಿಕ ವರ್ಷಗಳ ಅವಧಿಯಲ್ಲಿ ವಿಶ್ವವಿದ್ಯಾಲಯವು ಕೈಗೊಳ್ಳಬೇಕೆಂದಿರುವ ಅಧ್ಯಯನ ಮತ್ತು ಸಂಶೋಧನಾ ಕಾರ್ಯಕ್ರಮಗಳ ಸ್ವರೂಪ ಮತ್ತು ಬಗೆಗಳು;
- (iv) ಪ್ರಾರಂಭಿಸಬೇಕೆಂದು ಪ್ರಸ್ತಾಪಿಸಿರುವ ವ್ಯಾಸಂಗ ವಿಭಾಗಗಳು (ಫ್ಯಾಕಲ್ಟಿಗಳು), ಅಧ್ಯಯನ ಕ್ರಮಗಳು ಮತ್ತು ಸಂಶೋಧನೆಗಳ ಸ್ವರೂಪ;
- (v) ಕಟ್ಟಡಗಳು, ಸಲಕರಣೆಗಳು ಮತ್ತು ರಚನಾ ಸೌಕರ್ಯಗಳನ್ನು ಒದಗಿಸುವಂಥ ಕ್ಯಾಂಪಸ್ ಅಭಿವೃದ್ಧಿ;
- (vi) ಪ್ರಾರಂಭದ ದಿನಾಂಕದ ನಿಕಟ ಐದು ಶೈಕ್ಷಣಿಕ ವರ್ಷಗಳ ಅವಧಿಗಾಗಿ ಬಂಡವಾಳ ವೆಚ್ಚದ ಹಂತಗಳು;
- (vii) ಬಾಬುವಾರು ಆವರ್ತಕ ವೆಚ್ಚ, ಆರ್ಥಿಕ ಮೂಲಗಳು ಮತ್ತು ಪ್ರತಿಯೊಬ್ಬ ವಿದ್ಯಾರ್ಥಿಗೆ ತಗಲುವ ಅಂದಾಜು ವೆಚ್ಚ;
- (viii) ಸಂಪನ್ಮೂಲ ಸಂಗ್ರಹಣೆಗಾಗಿ ಯೋಜನೆ ಮತ್ತು ಅದಕ್ಕೆ ಬಂಡವಾಳದಿಂದ ತಗಲುವ ವೆಚ್ಚ ಹಾಗೂ ಪ್ರತಿಯೊಂದು ಮೂಲಕ್ಕೂ ಮರು ಸಂದಾಯ ಮಾಡುವ ರೀತಿ;
- (ix) ವಿದ್ಯಾರ್ಥಿಗಳಿಂದ ಶುಲ್ಕ ವಸೂಲು ಮಾಡಿ ಆಂತರಿಕವಾಗಿ ನಿಧಿ ಸಂಗ್ರಹಿಸುವ ಯೋಜನೆ, ಸಲಹಾ ಸೇವೆ ಮತ್ತು ವಿಶ್ವವಿದ್ಯಾಲಯದ ಧೈಯೋದ್ದೇಶಗಳಿಗೆ ಸಂಬಂಧಿಸಿದ ಇತರ ಚಟುವಟಿಕೆಗಳಿಂದ ನಿರೀಕ್ಷಿತ ವರಮಾನಗಳು ಮತ್ತು ಇತರ ನಿರೀಕ್ಷಿತ ವರಮಾನಗಳು;
- (x) ಘಟಕವೊಂದಕ್ಕೆ ತಗಲುವ ವೆಚ್ಚದ ವಿವರಗಳು, ಆರ್ಥಿಕವಾಗಿ ದುರ್ಬಲವಾದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಶುಲ್ಕ, ಉಚಿತ ಶಿಕ್ಷಣ (ಫ್ರಿಶಿಪ್) ಮತ್ತು ವಿದ್ಯಾರ್ಥಿ ವೇತನದಲ್ಲಿ ನೀಡುವ ರಿಯಾಯಿತಿ ಅಥವಾ ವಿನಾಯಿತಿಯ ಪರಿಮಿತಿಯ ವಿವರಗಳನ್ನು ಮತ್ತು ಅನಿವಾಸಿ ಭಾರತೀಯರು ಅಥವಾ ಭಾರತೀಯ ಮೂಲದ ವ್ಯಕ್ತಿಗಳಿಗೆ ಅಥವಾ ಅನಿವಾಸಿ ಭಾರತೀಯರು ಅಥವಾ ಭಾರತೀಯ ಮೂಲದ ವ್ಯಕ್ತಿಗಳು ಪ್ರಾಯೋಜಿಸಿದ ವಿದ್ಯಾರ್ಥಿಗಳಿಗೆ ಮತ್ತು ಭಾರತವನ್ನುಳಿದು ಇತರ ರಾಷ್ಟ್ರಗಳ ವಿದ್ಯಾರ್ಥಿಗಳಿಗೆ ವಿಧಿಸತಕ್ಕ ಶುಲ್ಕದ ದರಗಳು ಬೇರೆ ಬೇರೆ ಇದ್ದಲ್ಲಿ ಅವುಗಳನ್ನು ಸೂಚಿಸುವ ಶುಲ್ಕ ರಚನೆಯ ವಿವರಗಳು;
- (xi) ಸಂಬಂಧಪಟ್ಟ ವಿದ್ಯಾ ವಿಭಾಗದಲ್ಲಿ ಎಷ್ಟು ವರ್ಷಗಳ ಅನುಭವ ಮತ್ತು ಪರಿಣಿತಿಯನ್ನು ನ್ಯಾಸವು ದೊರಕಿಸಿಕೊಡಲಿದೆ ಹಾಗೂ ಅದರ ಹಣಕಾಸಿನ ಸಂಪನ್ಮೂಲಗಳು;
- (xii) ವಿಶ್ವವಿದ್ಯಾಲಯದಲ್ಲಿರುವ ಅಧ್ಯಯನ ಕ್ರಮಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವುದಕ್ಕಾಗಿ ಇರುವ ವ್ಯವಸ್ಥೆ;
- (xiii) ವಿಶ್ವವಿದ್ಯಾಲಯವು ಸ್ಥಾಪನೆಯಾಗುವುದಕ್ಕೆ ಮೊದಲು ನೆರವೇರಿಸಬೇಕೆಂದು ರಾಜ್ಯ ಸರ್ಕಾರವು ಅಗತ್ಯಪಡಿಸಬಹುದಾದ ಅಂಥ ಇತರ ಷರತ್ತುಗಳ ನೆರವೇರಿಕೆಯ ಹಂತ.

(4) ಸ್ವೀಕರಿಸಿದ ಪ್ರಸ್ತಾವಗಳನ್ನು ಪರಿಶೀಲಿಸಲು ರಾಜ್ಯ ಸರ್ಕಾರವು, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಪದನಿಮಿತ್ತ ಸದಸ್ಯರಾದ ಮೂರು ಸದಸ್ಯರುಗಳನ್ನು ಒಳಗೊಂಡ ಒಂದು ಪರಿಶೋಧನಾ ಸಮಿತಿಯನ್ನು ರಚಿಸತಕ್ಕದ್ದು ಮತ್ತು ಅದು ರಾಜ್ಯ ಸರ್ಕಾರಕ್ಕೆ ಶಿಫಾರಸ್ಸನ್ನು ಮಾಡತಕ್ಕದ್ದು.

4. ವಿಶ್ವವಿದ್ಯಾಲಯದ ಸ್ಥಾಪನೆ.- (1) ರಾಜ್ಯ ಸರ್ಕಾರವು ಪರಿಶೋಧನಾ ಸಮಿತಿಯು ಮಾಡಿದ ಶಿಫಾರಸ್ಸುಗಳನ್ನು ಪರಿಶೀಲಿಸಿದ ತರುವಾಯ ಮತ್ತು ತಾನು ಅವಶ್ಯವೆಂದು ಭಾವಿಸುವಂಥ ವಿಚಾರಣೆಯನ್ನು ನಡೆಸಿದ ತರುವಾಯ,-

- (i) ನ್ಯಾಸವು ಸಾಕಷ್ಟು ಮೂಲ ಸೌಕರ್ಯದೊಂದಿಗೆ ವಿಶ್ವವಿದ್ಯಾಲಯವೊಂದನ್ನು ನಡೆಸಲು ಸಮರ್ಥವಾಗಿದೆ ಎಂದು ಅದು ಮನಗಂಡರೆ;
- (ii) ಪ್ರದೇಶಕ್ಕೆನುಸಾರವಾಗಿ ಕೆಳಗೆ ನಿರ್ದಿಷ್ಟ ಪಡಿಸಿದ ವ್ಯಾಪ್ತಿಗೆ ಭೂಮಿಯ ಒಡೆತನವನ್ನು ಹೊಂದಿರತಕ್ಕದ್ದು, ಎಂದರೆ:-
  - (ಎ) ಭೂಮಿಯು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಿತಿಯೊಳಗಿದ್ದರೆ ಇಪ್ಪತ್ತೈದು ಎಕರೆಗಳು;
  - (ಬಿ) ಭೂಮಿಯು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಿತಿಯಿಂದ ಹೊರಗೆ ಇದ್ದು, ಆದರೆ ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಪ್ರದೇಶದ ಒಳಗೆ ಇದ್ದರೆ ನಲವತ್ತು ಎಕರೆಗಳು;
  - (ಸಿ) ಭೂಮಿಯು (ಎ) ಮತ್ತು (ಬಿ) ಖಂಡಗಳಲ್ಲಿ ನಿರ್ದಿಷ್ಟಪಡಿಸಿದ ಸ್ಥಳಗಳನ್ನು ಹೊರತುಪಡಿಸಿದ್ದರೆ ಅರವತ್ತು ಎಕರೆಗಳಿಗಿಂತ ಕಡಿಮೆ ಇರತಕ್ಕದ್ದಲ್ಲ.

ಮೇಲೆ ನಿರ್ದಿಷ್ಟಪಡಿಸಿದ ಭೂಮಿಯು ಏಕ ಘಟಕ(ಸಿಂಗಲ್ ಬ್ಲಾಕ್) ದಲ್ಲಿರತಕ್ಕದ್ದು ಮತ್ತು ಇದು ಸಂಬಂಧಪಟ್ಟ ನ್ಯಾಸ /ಪ್ರತಿಷ್ಠಾನ/ ಸಂಸ್ಥೆ/ ವಿಶ್ವವಿದ್ಯಾಲಯದ ಹೆಸರಿನಲ್ಲಿರತಕ್ಕದ್ದು. 3ನೇ ಪ್ರಕರಣದ (3)ನೇ ಉಪಪ್ರಕರಣದಲ್ಲಿ ಅಗತ್ಯಪಡಿಸಲಾದಂತೆ ನ್ಯಾಸವು ಒದಗಿಸಿದ ವಿವರಗಳ ಆಧಾರದ ಮೇಲೆ ಸರ್ಕಾರವು 47ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿರುವ ಶಾಶ್ವತ ಶಾಸನಬದ್ಧ ದತ್ತಿ ನಿಧಿಯನ್ನು ಸ್ಥಾಪಿಸಬೇಕೆಂದು ನ್ಯಾಸಕ್ಕೆ ನಿರ್ದೇಶನ ನೀಡಬಹುದು.

(2) ಶಾಶ್ವತ ಶಾಸನಬದ್ಧ ದತ್ತಿ ನಿಧಿಯ ಸ್ಥಾಪನೆಯ ತರುವಾಯ, ಸರ್ಕಾರವು, ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ, “ರೇವಾ ವಿಶ್ವವಿದ್ಯಾಲಯ” ಎಂಬ ಹೆಸರಿನ ಒಂದು ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ರಾಜ್ಯದಲ್ಲಿ ಸ್ಥಾಪಿಸುವುದಕ್ಕೆ ಮಂಜೂರಾತಿಯನ್ನು ನೀಡಬಹುದು.

(3) ವಿಶ್ವವಿದ್ಯಾಲಯದ ಕೇಂದ್ರ ಕಾರ್ಯಸ್ಥಾನವು ಬೆಂಗಳೂರು ಜಿಲ್ಲೆಯಲ್ಲಿ ಇರತಕ್ಕದ್ದು. ವಿಶ್ವವಿದ್ಯಾಲಯವು ತನ್ನ ಕ್ಯಾಂಪಸ್‌ಗಳನ್ನು ಅಥವಾ ಪ್ರಾದೇಶಿಕ ಕೇಂದ್ರಗಳನ್ನು, ಅಧ್ಯಯನ ಕೇಂದ್ರಗಳನ್ನು ಕರ್ನಾಟಕದ ಯಾವುದೇ ಭಾಗದಲ್ಲಿ ಹೊಂದಿರತಕ್ಕದ್ದು ಮತ್ತು ಆ ಬಗ್ಗೆ ರಾಜ್ಯ ಸರ್ಕಾರದ ಪೂರ್ವಾನುಮತಿಯನ್ನು ಪಡೆದುಕೊಳ್ಳುವುದಕ್ಕೊಳಪಟ್ಟು ಹಾಗೂ ವಿಶ್ವವಿದ್ಯಾಲಯದ ಅನುದಾನ ಆಯೋಗದ ಗುಣಮಟ್ಟಗಳಿಗನುಸಾರವಾಗಿ ಹೊಂದಿರತಕ್ಕದ್ದು.

(4) ಮೊದಲ ಕುಲಾಧಿಪತಿಯವರು, ಮೊದಲ ಕುಲಪತಿಯವರು, ಪ್ರಬಂಧಕ ಮಂಡಳಿಯ ಮೊದಲ ಸದಸ್ಯರುಗಳು, ವ್ಯವಸ್ಥಾಪನಾ ಮಂಡಳಿಯ ಹಾಗೂ ಶೈಕ್ಷಣಿಕ ಪರಿಷತ್ತಿನ ಮೊದಲ ಸದಸ್ಯರುಗಳು ಮತ್ತು ಇನ್ನು ಮುಂದೆ, ಅಂಥ ಅಧಿಕಾರಿಗಳು ಅಥವಾ ಸದಸ್ಯರುಗಳಾಗಬಹುದಾದಂಥ ಎಲ್ಲಾ ವ್ಯಕ್ತಿಗಳು, ಅಂಥ ಪದ ಅಥವಾ ಸದಸ್ಯತ್ವವನ್ನು ಹೊಂದಿರುವುದು ಮುಂದುವರೆಯುವವರೆಗೆ, ಒಂದು ನಿಗಮಿತ ನಿಕಾಯವನ್ನು ರಚಿಸತಕ್ಕದ್ದು. ಮತ್ತು ಅದು ವಿಶ್ವವಿದ್ಯಾಲಯದ ಹೆಸರಿನಲ್ಲಿ ದಾವೆ ಹೂಡಬಹುದು ಮತ್ತು ದಾವೆಗೊಳಗಾಗಬಹುದು.

(5) (2)ನೇ ಉಪಪ್ರಕರಣದ ಅಡಿಯಲ್ಲಿ ವಿಶ್ವವಿದ್ಯಾಲಯವು ಸ್ಥಾಪನೆಗೆ ಮಂಜೂರಾತಿಯಾದ ಮೇಲೆ, ವಿಶ್ವವಿದ್ಯಾಲಯದ ಉದ್ದೇಶಕ್ಕಾಗಿ, ನ್ಯಾಸವು ಆರ್ಜಿಸಿದ, ಸೃಜಿಸಿದ, ವಿರ್ಪಾಟು ಮಾಡಿಕೊಂಡ ಅಥವಾ ಕಟ್ಟಲ್ಪಟ್ಟ ಭೂಮಿ ಮತ್ತು ಇತರ ಸ್ಥಿರ ಮತ್ತು ಚರ ಸ್ವತ್ತು, ವಿಶ್ವವಿದ್ಯಾಲಯದಲ್ಲಿ ನಿಹಿತವಾಗಿರತಕ್ಕದ್ದು.

(6) ವಿಶ್ವವಿದ್ಯಾಲಯವು ಹೂಡಿದ ಅಥವಾ ಅದರ ವಿರುದ್ಧ ಹೂಡಲಾದ ಎಲ್ಲಾ ದಾವೆಗಳಲ್ಲಿ ಮತ್ತು ಇತರ ಕಾನೂನು ವ್ಯವಹರಣೆಗಳಲ್ಲಿ ವಾದ ಪತ್ರಗಳಿಗೆ ಕುಲಸಚಿವರು ಸಹಿ ಮಾಡಿ ಸತ್ಯಾಪನೆ ಮಾಡತಕ್ಕದ್ದು ಮತ್ತು ಅಂಥ ದಾವೆಗಳಲ್ಲಿನ ಮತ್ತು ವ್ಯವಹರಣೆಗಳಲ್ಲಿನ ಎಲ್ಲಾ ಆದೇಶಿಕಗಳನ್ನು ಕುಲಸಚಿವರಿಗೆ ನೀಡತಕ್ಕದ್ದು ಮತ್ತು ಅವರಿಗೆ ಜಾರಿ ಮಾಡತಕ್ಕದ್ದು.

(7) ವಿಶ್ವವಿದ್ಯಾಲಯದಲ್ಲಿನ ಭೂಮಿ, ಕಟ್ಟಡ ಮತ್ತು ಇತರ ಸ್ವತ್ತುಗಳನ್ನು ವಿಶ್ವವಿದ್ಯಾಲಯದ ಉದ್ದೇಶಗಳಿಗೆ ಅನುಷ್ಠಾನಗೊಳಿಸುವುದನ್ನು ಹೊರತುಪಡಿಸಿ ಇತರ ಯಾವುದೇ ಉದ್ದೇಶಕ್ಕಾಗಿ ಬಳಸತಕ್ಕದ್ದಲ್ಲ.

**5. ಅನುದಾನಗಳು ಮತ್ತು ಹಣಕಾಸು ನೆರವು.-** ವಿಶ್ವವಿದ್ಯಾಲಯವು ಸ್ವಂತ ಧನಮೂಲ ಉಳ್ಳದ್ದಾಗಿರತಕ್ಕದ್ದು ಮತ್ತು ರಾಜ್ಯದಿಂದ ಅಥವಾ ರಾಜ್ಯದ ಒಡೆತನದಲ್ಲಿರುವ ಅಥವಾ ನಿಯಂತ್ರಣದಲ್ಲಿರುವ ಯಾವುದೇ ಇತರ ಸಂಸ್ಥೆ ಅಥವಾ ನಿಗಮದಿಂದ ಯಾವುದೇ ನಿರ್ವಹಣಾ ಸಹಾಯ ಅನುದಾನ ಅಥವಾ ಯಾವುದೇ ಹಣಕಾಸು ನೆರವನ್ನು ಹಕ್ಕಿನಿಂದ ಕೇಳತಕ್ಕದ್ದಲ್ಲ ಅಥವಾ ಅದನ್ನು ಪಡೆಯಲು ಹಕ್ಕನ್ನು ಹೊಂದಿರತಕ್ಕದ್ದಲ್ಲ:

ಪರಂತು, ರಾಜ್ಯವು,-

(ಎ) ಇತರ ರಾಜ್ಯ ಸರ್ಕಾರದ ಸಂಘಟನೆಗಳಿಗೆ ಹಣಕಾಸು ನೆರವನ್ನು ಒದಗಿಸುತ್ತಿರುವಂಥದ್ದೇ ಸಂಶೋಧನೆ, ಅಭಿವೃದ್ಧಿ ಮತ್ತಿತರ ಚಟುವಟಿಕೆಗಳಿಗಾಗಿ; ಅಥವಾ

(ಬಿ) ಸರ್ಕಾರದಿಂದ ನೆರವನ್ನು ಪಡೆಯುವ ಯಾವುದೇ ನಿರ್ದಿಷ್ಟ ಸಂಶೋಧನೆ ಅಥವಾ ಕಾರ್ಯಕ್ರಮಗಳಿಗಾಗಿ; ಮತ್ತು

(ಸಿ) ರಾಜ್ಯ ಕಾರ್ಯನೀತಿಯ ಬದಲಾವಣೆಗೆ ಒಳಪಟ್ಟು ಅಥವಾ ಅನ್ಯಥಾ ಇದೇ ಬಗೆಯ ವಿಶ್ವವಿದ್ಯಾಲಯಗಳಿಗೆ ಅವಕಾಶವನ್ನು ಕಲ್ಪಿಸುವುದಕ್ಕೆ ಅಥವಾ ಅವುಗಳ ಪ್ರಯೋಜನಕ್ಕಾಗಿ,

- ಅನುದಾನದ ಮೂಲಕ ಅಥವಾ ಅನ್ಯಥಾ ಹಣಕಾಸು ಬೆಂಬಲವನ್ನು ಒದಗಿಸಬಹುದು:

ಮತ್ತು ಪರಂತು, ವಿಶ್ವವಿದ್ಯಾಲಯವು, ಯಾವುದೇ ಇತರ ಮೂಲದಿಂದ ಯಾವುದೇ ಆರ್ಥಿಕ ನೆರವನ್ನು ಸ್ವೀಕರಿಸಬಹುದು.

**6. ಘಟಕ ಕಾಲೇಜು, ಹೆಚ್ಚುವರಿ ಕ್ಯಾಂಪಸ್‌ಗಳು, ಪ್ರಾದೇಶಿಕ ಕೇಂದ್ರಗಳು ಅಥವಾ ಅಧ್ಯಯನ ಕೇಂದ್ರಗಳನ್ನು ಸ್ಥಾಪಿಸುವುದಕ್ಕೆ ಅಧಿಕಾರ.-**

ವಿಶ್ವವಿದ್ಯಾಲಯವು ಸ್ಥಾಪನೆಯಾದ ತರುವಾಯ ಐದು ವರ್ಷಗಳನ್ನು ಪೂರ್ಣಗೊಳಿಸಿದ ನಂತರ, ವಿಶ್ವವಿದ್ಯಾಲಯ ಅನುದಾನ ಆಯೋಗದ ಮತ್ತು ಇತರ ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳ ಗುಣಮಟ್ಟಗಳಿಗೆ ಒಳಪಟ್ಟು, ರಾಜ್ಯ ಸರ್ಕಾರದ ಪೂರ್ವಾನುಮೋದನೆಯೊಂದಿಗೆ, ವಿಶ್ವವಿದ್ಯಾಲಯವು, ರಾಜ್ಯದಲ್ಲಿ ತನಗೆ ಸೂಕ್ತವೆನಿಸುವಂಥ ಸ್ಥಳಗಳಲ್ಲಿ ಘಟಕ ಕಾಲೇಜುಗಳು, ಹೆಚ್ಚುವರಿ ಕ್ಯಾಂಪಸ್‌ಗಳು, ಪ್ರಾದೇಶಿಕ ಕೇಂದ್ರಗಳು ಮತ್ತು ಅಧ್ಯಯನ ಕೇಂದ್ರಗಳನ್ನು ಹೊಂದಿರಬಹುದು.

7. ವಿಶ್ವವಿದ್ಯಾಲಯದ ಧೈಯೋದ್ದೇಶಗಳು.- ವಿಶ್ವವಿದ್ಯಾಲಯವು, ತನ್ನ ಭವಿಷ್ಯದೃಷ್ಟಿ ಮತ್ತು ಧೈಯೋದ್ದೇಶಗಳನ್ನು ಸಾಧಿಸಲು ಈ ಮುಂದಿನಂತೆ ವಿವಿಧ ಬಗೆಯ ಕಾರ್ಯತಂತ್ರಗಳನ್ನು ಕೈಗೊಳ್ಳಬಹುದು:-

- (i) ಪ್ರಜ್ಞಾವಂತ ಸಮಾಜದ ಸೃಜನೆಗಾಗಿ ಸಾಮಾಜಿಕವಾದ ಸುಸಂಬಂಧ ಅವಶ್ಯಕತೆಗಳನ್ನು ಗಮನದಲ್ಲಿಟ್ಟುಕೊಂಡು ಸಂಶೋಧನೆ ಮತ್ತು ಬೋಧನೆಗಾಗಿ ಸುಭದ್ರ ನೆಲೆಗಟ್ಟನ್ನು ರೂಪಿಸುವುದು;
- (ii) ರಾಜ್ಯ ಸರ್ಕಾರದ ಪೂರ್ವಾನುಮೋದನೆಯೊಂದಿಗೆ ನ್ಯಾಸಧಾರಿಗಳು ಯುಕ್ತವೆಂದು ಭಾವಿಸಬಹುದಾದಂಥ ಕಲೆ, ವಿಜ್ಞಾನ, ವಾಣಿಜ್ಯ, ಕಾನೂನು, ಇಂಜಿನಿಯರಿಂಗ್, ಮಾನವಿಕ ವಿಷಯಗಳು, ವೈದ್ಯಕೀಯ, ಔಷಧ ವಿಜ್ಞಾನ, ತತ್ಸಂಬಂಧಿತ ಆರೋಗ್ಯ ವಿಜ್ಞಾನಗಳು, ವ್ಯವಹಾರ ಆಡಳಿತ ನಿರ್ವಹಣೆ, ಕೃಷಿ, ಶಿಕ್ಷಣ ಮತ್ತು ಅಂಥ ಇತರ ವಿಷಯಗಳಲ್ಲಿ ಪದವಿ, ಸ್ನಾತಕೋತ್ತರ, ಡಾಕ್ಟೊರೇಟ್ ಪದವಿಯ (doctoral) ಮತ್ತು ಡಾಕ್ಟೊರೇಟ್ ಪದವಿ ನಂತರದ ವ್ಯಾಸಂಗ ವಿಷಯಗಳ ಕೋರ್ಸುಗಳವರೆಗೆ ಮತ್ತು ಅವುಗಳನ್ನು ಒಳಗೊಂಡಂತೆ ವಿಶ್ವವಿದ್ಯಾಲಯದ ಶಿಕ್ಷಣದ ಸುಧಾರಣೆಯನ್ನು ಬೆಂಬಲಿಸುವುದು, ಉತ್ತೇಜಿಸುವುದು ಮತ್ತು ಕೈಗೆತ್ತಿಕೊಳ್ಳುವುದು;
- (iii) ರಾಜ್ಯ ಸರ್ಕಾರದ ಪೂರ್ವಾನುಮೋದನೆಯೊಂದಿಗೆ ವಿಶ್ವವಿದ್ಯಾಲಯದ ಗುಣಮಟ್ಟಗಳಿಗನುಸಾರವಾಗಿ ಶೈಕ್ಷಣಿಕ ಬದಲಾವಣೆ ಮತ್ತು ಸಾಮಾಜಿಕ ಹಾಗೂ ಮಾನವಾಭಿವೃದ್ಧಿ ಬಗ್ಗೆ ಅರಿವನ್ನುಂಟು ಮಾಡಲು ಮತ್ತು ಆ ಬಗ್ಗೆ ಕೊಡುಗೆ ನೀಡಲು ಕರ್ನಾಟಕದಲ್ಲಿನ ವಿವಿಧ ಸ್ಥಳಗಳಲ್ಲಿ ಕ್ಯಾಂಪಸ್‌ಗಳನ್ನು ಸ್ಥಾಪಿಸುವುದು ಮತ್ತು ಅಧ್ಯಯನ ಕೇಂದ್ರಗಳು, ಸಂಯೋಜಿತ ಕಾಲೇಜುಗಳು ಮತ್ತು ಪ್ರಾದೇಶಿಕ ಕೇಂದ್ರಗಳನ್ನು ಹೊಂದುವುದು;
- (iv) ವಾಣಿಜ್ಯೋದ್ಯಮ ಮತ್ತು ವಾಣಿಜ್ಯೋದ್ಯಮಿಗೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ಸಂಶೋಧನೆ ನಡೆಸಲು ಸುಭದ್ರ ನೆಲೆಗಟ್ಟನ್ನು ರೂಪಿಸುವುದು ಮತ್ತು ಈಗಷ್ಟೆ ರೂಪುತಳೆಯುತ್ತಿರುವ ಕಂಪನಿಗಳಿಗೆ ಕಾರ್ಯತಂತ್ರದ ಸಲಹೆಗಳನ್ನು ಒದಗಿಸುವುದೂ ಒಳಗೊಂಡಂತೆ ಪ್ರಕರಣದ ಅಧ್ಯಯನಗಳನ್ನು ಅಭಿವೃದ್ಧಿಪಡಿಸುವುದು.
- (v) ಮೌಲ್ಯಮಾಪನದ ವಿವಿಧ ಆಧುನಿಕ ವಿಧಾನಗಳ ಮೂಲಕ ಮಾಡಿದ ಮೌಲ್ಯಮಾಪನಕ್ಕೆ ಅನುಸಾರವಾಗಿ ಶಿಕ್ಷಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದುದರ ಆಧಾರದ ಮೇಲೆ ನೀಡಲು ಪದವಿಗಳನ್ನು, ಡಿಪ್ಲೋಮೋಗಳನ್ನು, ಪ್ರಮಾಣಪತ್ರಗಳನ್ನು ಮತ್ತು ಯಶೋಪತ್ರ ಪ್ರದಾನದಂಥ ಇತರ ಶೈಕ್ಷಣಿಕ ಪ್ರಶಸ್ತಿಗಳನ್ನು ಪ್ರಾರಂಭಿಸುವುದು;
- (vi) ವಿದ್ಯಾರ್ಥಿಗಳಿಗೆ, ಬೋಧಕ ವೃಂದದ (ಫ್ಯಾಕಲ್ಟಿ) ಸದಸ್ಯರಿಗೆ ಮತ್ತು ಇತರರಿಗೆ ನಿರ್ದಿಷ್ಟ ಶೈಕ್ಷಣಿಕ ಮತ್ತು ಸಂಶೋಧನಾ ಕಾರ್ಯಕ್ರಮಗಳನ್ನು, ತರಬೇತಿ ಕಾರ್ಯಕ್ರಮಗಳನ್ನು ಮತ್ತು ವಿನಿಮಯ ಕಾರ್ಯಕ್ರಮಗಳನ್ನು ಅರ್ಪಿಸುವುದಕ್ಕಾಗಿ ಇತರ ಯಾವುದೇ ವಿಶ್ವವಿದ್ಯಾಲಯಗಳು, ಸಂಶೋಧನಾ ಸಂಸ್ಥೆಗಳು, ಲಾಭರಹಿತ ಸಂಸ್ಥೆಗಳು, ಕೈಗಾರಿಕಾ ಸಂಸ್ಥೆಗಳು, ವೃತ್ತಿಪರ ಸಂಸ್ಥೆಗಳು ಅಥವಾ ಇತರ ಸಂಸ್ಥೆಗಳೊಂದಿಗೆ ಸಹಯೋಗವನ್ನು ಹೊಂದುವುದು;
- (vii) ರಾಜ್ಯ ಸರ್ಕಾರದ ಪೂರ್ವಾನುಮೋದನೆಯೊಂದಿಗೆ, ಉತ್ತಮ ಗುಣಮಟ್ಟದ ಇತರ ಯಾವುದೇ ವಿಶ್ವವಿದ್ಯಾಲಯಗಳೊಂದಿಗೆ ಸಹಭಾಗಿತ್ವದ ವಿಶ್ವವಿದ್ಯಾಲಯದ ಬೋಧಕ ವೃಂದ (ಫ್ಯಾಕಲ್ಟಿ) ಮತ್ತು ಸಂಶೋಧಕರ ಅಭಿವೃದ್ಧಿ ಮತ್ತು ತರಬೇತಿಗಾಗಿ ಕಾರ್ಯಕ್ರಮಗಳನ್ನು ಕೈಗೊಳ್ಳುವುದು;
- (viii) ರಾಜ್ಯ ಸರ್ಕಾರದ ಪೂರ್ವ ಅನುಮೋದನೆಯೊಡನೆ, ಯಾವುದೇ ಸಂಸ್ಥೆಯೊಂದಿಗೆ ಸಹಯೋಗ ಹೊಂದಿ ಸಂಶೋಧನೆಯನ್ನು ನಡೆಸುವುದು ಮತ್ತು ಸಮರ್ಥನಗೊಳಿಸುವುದು;
- (ix) ಅನ್ವೇಷಣಾ ಸಮಸ್ಯಾ ಪರಿಹಾರಗಳನ್ನು ಹುಡುಕುವುದನ್ನು ಮತ್ತು ಸೃಜನಾತ್ಮಕತೆಯನ್ನು ಉತ್ತೇಜಿಸುವುದಕ್ಕೆ ಸಂಶೋಧನೆಯಲ್ಲಿ ವಿದ್ಯಾರ್ಥಿಗಳನ್ನು ನಿರತರನ್ನಾಗಿಸುವುದು;
- (x) ಉನ್ನತ ಕಲಿಕೆಗೆ ಪ್ರವೇಶಾವಕಾಶಗಳನ್ನು ಮತ್ತು ನ್ಯಾಯ ನೀತಿಗೆ ಉತ್ತೇಜನ ನೀಡುವ ದೃಷ್ಟಿಯಿಂದ, ಕಲಿಕೆಯ ವಿಧಾನಗಳು ಮತ್ತು ಸ್ಥಳಗಳು, ವ್ಯಾಸಂಗ ಕ್ರಮಗಳ ಸಂಯೋಜನೆ, ದಾಖಲಾತಿಗಾಗಿ ಅರ್ಹತೆ, ಪ್ರವೇಶದ ವಯಸ್ಸು, ಪರೀಕ್ಷೆಯನ್ನು ನಡೆಸುವುದು ಮತ್ತು ಕಾರ್ಯಕ್ರಮಗಳ ನಿರ್ವಹಣೆಗೆ ಸಂಬಂಧಿಸಿದಂತೆ ನಮ್ಮವಾದ (ಫ್ಲೆಕ್ಸಿಬಲ್) ಮತ್ತು ಮುಕ್ತವಾದ, ವಿಶ್ವವಿದ್ಯಾಲಯ ಮಟ್ಟದ ಶಿಕ್ಷಣದ ಅನ್ವೇಷಣಾ ಪದ್ಧತಿಯನ್ನು ಅಳವಡಿಸುವುದು ಹಾಗೂ ಜ್ಞಾನದ ಹೊಸ ಕ್ಷೇತ್ರಗಳಲ್ಲಿ ಉತ್ಕೃಷ್ಟತೆಗೆ ಪ್ರೋತ್ಸಾಹಿಸುವುದು, ಶೈಕ್ಷಣಿಕ ಮತ್ತು ಸಮನ್ವಯ ಕಲಿಕೆ, ಇವೆರಡಕ್ಕೂ ಸಮನಾದ ಪ್ರಾಮುಖ್ಯತೆಯನ್ನು ನೀಡುವುದು;
- (xi) ತನ್ನ ಕಾರ್ಯನೀತಿಗಳು ಮತ್ತು ಕಾರ್ಯಕ್ರಮಗಳ ಮೂಲಕ ರಾಷ್ಟ್ರೀಯ ಸಮಗ್ರತೆ ಮತ್ತು ಮಾನವ ವ್ಯಕ್ತಿತ್ವದ ಸಮಗ್ರ ವಿಕಾಸಕ್ಕೆ ಪ್ರೋತ್ಸಾಹಿಸುವುದು;
- (xii) ರೋಗವನ್ನು ಗುಣಪಡಿಸುವುದು, ಪರಿಸರ ಸಂರಕ್ಷಣೆ ಮತ್ತು ಸುಧಾರಣೆ, ಪುನರ್ನವೀಕರಣಗೊಳ್ಳುವ ಇಂಧನ, ಸಮರ್ಥವಾದ ಕೈಗಾರಿಕಾ ಪದ್ಧತಿಗಳು, ವ್ಯವಹಾರ ನಿರ್ವಹಣೆ ಆಡಳಿತ ಮತ್ತು ಸಾಮಾಜಿಕ - ಆರ್ಥಿಕ ಅಭಿವೃದ್ಧಿಯಂಥ ಕ್ಷೇತ್ರಗಳಲ್ಲಿ ಆದರೆ ಅವುಗಳಿಗೆ ಮಾತ್ರ ಸೀಮಿತವಾಗಿರದೆ, ಸಮಸ್ಯೆಗಳನ್ನು ಪರಿಹರಿಸುವುದಕ್ಕೆ ವಿವಿಧ ವಿದ್ಯಾ ವಿಭಾಗಗಳಲ್ಲಿ ವಿವಿಧ ಸಂಶೋಧನಾ ಕಾರ್ಯಕ್ರಮಗಳನ್ನು ಉತ್ತೇಜಿಸುವುದು ಮತ್ತು ಕೈಗೊಳ್ಳುವುದು;
- (xiii) ಕೌಶಲಗಳಲ್ಲಿ ತೊಡಗುವುದಕ್ಕಾಗಿ ಕೈಗಾರಿಕೆಗಳಲ್ಲಿ ನಿಯೋಜಿತರಾದ ಜನರ ಶಿಕ್ಷಣದ ಮುಂದುವರಿಕೆಗಾಗಿ ಕಾರ್ಯಕ್ರಮಗಳನ್ನು ರೂಪಿಸುವುದು;
- (xiv) ಕೈಗಾರಿಕಾ ಯೋಜನೆಗಳಲ್ಲಿ ವಿದ್ಯಾರ್ಥಿಗಳನ್ನು ಮತ್ತು ಬೋಧಕ ಸಿಬ್ಬಂದಿಯನ್ನು ನಿರತಗೊಳಿಸುವುದು;
- (xv) ಸಮಾಲೋಚನ ಕಾರ್ಯಭಾರಗಳ ಮೂಲಕ ಕೈಗಾರಿಕೆಗಳ ಉತ್ಪಾದಕತೆಗೆ ಕೊಡುಗೆಯನ್ನು ನೀಡುವುದು;

- (xvi) ಬೋಧನೆ ಮತ್ತು ಸಹಯೋಗದ ಮೂಲಕ ವಿದ್ಯಾರ್ಥಿಗಳಲ್ಲಿ, ಹಳೆ ವಿದ್ಯಾರ್ಥಿಗಳಲ್ಲಿ ಹಾಗೂ ಕೈಗಾರಿಕಾ ಪಾಲುದಾರರಲ್ಲಿ ಉದ್ಯಮಶೀಲತೆಯನ್ನು ಪ್ರೋತ್ಸಾಹಿಸುವುದು;
- (xvii) ವಿಚಾರ ಗೋಷ್ಠಿಗಳು, ಕಾರ್ಯಾಗಾರಗಳು, ಉಪನ್ಯಾಸ ಮಾಲಿಕೆಗಳು, ಚರ್ಚೆಗಳು, ಸಮ್ಮೇಳನಗಳು, ನಿರಂತರ ಶಿಕ್ಷಣ ಕಾರ್ಯಕ್ರಮಗಳು, ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳು, ಪ್ರಕಟಣೆಗಳು, ತರಬೇತಿ ಕಾರ್ಯಕ್ರಮಗಳು ಹಾಗೂ ಉದ್ಯಮಶೀಲತೆಯ ಮೂಲಕ ರಾಷ್ಟ್ರೀಯ ಮತ್ತು ಅಂತರ ರಾಷ್ಟ್ರೀಯ ಪ್ರಾಮುಖ್ಯ ವಿಷಯಗಳ ಬಗ್ಗೆ ಸಾರ್ವಜನಿಕರು ಮತ್ತು ಖಾಸಗಿ ಆಹ್ವಾನಿತರಲ್ಲಿ ತಿಳುವಳಿಕೆ ಮತ್ತು ಸ್ಫೂರ್ತಿಯನ್ನು ವೃದ್ಧಿಗೊಳಿಸುವುದು;
- (xviii) ಉದಾಹರಣೆಯ ಮೂಲಕ ಬೋಧನೆ, ಕಲಿಕೆ ಮತ್ತು ಮುನ್ನಡೆಯ ಮೂಲಕ ಸಾಮಾಜಿಕ ಉದ್ಯಮಶೀಲತಾ ಕಾರ್ಯಕ್ರಮಗಳನ್ನು ಅಭಿವೃದ್ಧಿಗೊಳಿಸುವುದು;
- (xix) ಸಮಾಜದ ಗ್ರಾಮೀಣ ಮತ್ತು ನಗರ ವರ್ಗಗಳ ಅಭಿವೃದ್ಧಿಗೆ ಸಂಬಂಧಿಸಿದ ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೊಳ್ಳುವುದು;
- (xx) ಜಾಗತಿಕ ಜ್ಞಾನವನ್ನು ಒಟ್ಟುಗೂಡಿಸುವ ಮೂಲಕ ಗಂಭೀರ ಸಮಸ್ಯೆಗಳನ್ನು ಪರಿಹರಿಸಲು ಅಭಿವೃದ್ಧಿಶೀಲ, ಅನಭಿವೃದ್ಧಿ ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರಗಳೊಂದಿಗೆ ಸಹಪೋಗ.

**8. ವಿಶ್ವವಿದ್ಯಾಲಯದ ಅಧಿಕಾರಗಳು.-** ವಿಶ್ವವಿದ್ಯಾಲಯವು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಎಂದರೆ:-

- (i) ಸರ್ಕಾರದ ಪೂರ್ವಾನುಮೋದನೆಯೊಂದಿಗೆ ಮತ್ತು ವಿಶ್ವವಿದ್ಯಾಲಯದ ಅನುದಾನ ಆಯೋಗದ ಗುಣಮಟ್ಟಗಳಿಗೆ ಅನುಸಾರವಾಗಿ ಪರಿನಿಯಮಗಳಲ್ಲಿ ಹೇಳಲಾದ ರೀತಿಯಲ್ಲಿ ಕಾಲಕಾಲಕ್ಕೆ ವಿಶ್ವವಿದ್ಯಾಲಯವು ನಿರ್ಧರಿಸಬಹುದಾದಂತೆ ಕ್ಯಾಂಪಸ್ಸುಗಳು, ಪ್ರಾದೇಶಿಕ ಕೇಂದ್ರಗಳು ಮತ್ತು ಅಧ್ಯಯನ ಕೇಂದ್ರಗಳನ್ನು ಕರ್ನಾಟಕದಲ್ಲಿ ಸ್ಥಾಪಿಸುವುದು ಮತ್ತು ನಿರ್ವಹಿಸುವುದು;
- (ii) ವಿಶ್ವವಿದ್ಯಾಲಯದ ಉದ್ದೇಶವನ್ನು ಕಾರ್ಯರೂಪಕ್ಕೆ ತರುವಲ್ಲಿ ಅಗತ್ಯವಾಗಬಹುದಾದ ಅಥವಾ ಕಾರ್ಯಸಾಧ್ಯವಾಗಬಹುದಾದ ಎಲ್ಲಾ ಅಂಥ ಇತರ ಚಟುವಟಿಕೆಗಳನ್ನು ಕೈಗೊಳ್ಳುವುದು;
- (iii) ಪರಿನಿಯಮಗಳಲ್ಲಿ ಹೇಳಲಾದ ರೀತಿಯಲ್ಲಿ ಮತ್ತು ಷರತ್ತುಗಳಿಗೊಳಪಟ್ಟು ಪದವಿಗಳು ಅಥವಾ ಇತರ ಶೈಕ್ಷಣಿಕ ಪ್ರಶಸ್ತಿಗಳನ್ನು ಪ್ರದಾನಮಾಡುವುದು;
- (iv) ಪರಿನಿಯಮಗಳನ್ವಯ ಸಂಶೋಧನಾ ವೇತನಗಳು (ಫೆಲೋಶಿಪ್‌ಗಳು), ವಿದ್ಯಾರ್ಥಿ ವೇತನಗಳು ಮತ್ತು ಬಹುಮಾನಗಳು, ಅವಾರ್ಡುಗಳು, ಪಾರಿತೋಷಕಗಳು ಇತ್ಯಾದಿಗಳನ್ನು ಸ್ಥಾಪಿಸುವುದು ಮತ್ತು ನೀಡುವುದು;
- (v) ಪರಿನಿಯಮಗಳಲ್ಲಿ ಅಥವಾ ಸಂದರ್ಭಾನುಸಾರವಾಗಿ ನಿಯಮಗಳಲ್ಲಿ ನಿಗದಿಪಡಿಸಬಹುದಾದ ಅಂಥ ಶುಲ್ಕಗಳು, ಬಿಲ್ಲುಗಳು, ಖರೀದಿ ಪಟ್ಟಿಗಳನ್ನು ಕೇಳಿಪಡೆದುಕೊಳ್ಳುವುದು ಮತ್ತು ಸ್ವೀಕರಿಸುವುದು ಹಾಗೂ ಚಾರ್ಜ್‌ಗಳನ್ನು ವಸೂಲು ಮಾಡುವುದು;
- (vi) ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಪಠ್ಯೇತರ ಚಟುವಟಿಕೆಗಳಿಗೆ ಅವಕಾಶಗಳನ್ನು ಕಲ್ಪಿಸುವುದು;
- (vii) ವಿಶ್ವವಿದ್ಯಾಲಯದ ಅಥವಾ ಘಟಕ ಕಾಲೇಜಿನ, ಕ್ಯಾಂಪಸ್‌ಗಳ, ಪ್ರಾದೇಶಿಕ ಕೇಂದ್ರಗಳ, ಅಧ್ಯಯನ ಕೇಂದ್ರಗಳ ಫ್ಯಾಕಲ್ಟಿ, ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವುದು;
- (viii) ವಿಶ್ವವಿದ್ಯಾಲಯದ ಅಥವಾ ಒಂದು ಘಟಕ ಕಾಲೇಜಿನ ಅಥವಾ ಕ್ಯಾಂಪಸ್‌ನ, ಪ್ರಾದೇಶಿಕ ಕೇಂದ್ರದ, ಅಧ್ಯಯನ ಕೇಂದ್ರದ ಉದ್ದೇಶಕ್ಕಾಗಿ, ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದಿರುವ, ಯಾವುದೇ ರೀತಿಯ ಸ್ವಯಂ ದೇಣಿಗೆಗಳು ಮತ್ತು ಕೊಡುಗೆಗಳನ್ನು ಸ್ವೀಕರಿಸುವುದು ಮತ್ತು ನ್ಯಾಸ ಮತ್ತು ದತ್ತಿ ಸ್ವತ್ತುಗಳೂ ಸೇರಿದಂತೆ, ಯಾವುದೇ ಚರ ಅಥವಾ ಸ್ಥಿರ ಸ್ವತ್ತನ್ನು ಆರ್ಜಿಸುವುದು, ಹೊಂದಿರುವುದು, ನಿರ್ವಹಿಸುವುದು, ನಡೆಸುವುದು ಮತ್ತು ಹಸ್ತಾಂತರ ಮಾಡುವುದು;
- (ix) ವಿದ್ಯಾರ್ಥಿನಿಲಯಗಳನ್ನು ಸ್ಥಾಪಿಸುವುದು ಮತ್ತು ನಿರ್ವಹಿಸಿಕೊಂಡು ಬರುವುದು ಹಾಗೂ ವಿಶ್ವವಿದ್ಯಾಲಯದ ಅಥವಾ ಘಟಕ ಕಾಲೇಜಿನ ವಿದ್ಯಾರ್ಥಿಗಳಿಗೆ ವಸತಿ ಸ್ಥಳಗಳಾಗಿ ಮಾನ್ಯತೆ ನೀಡುವುದು;
- (x) ವಸತಿಯ ಮೇಲ್ವಿಚಾರಣೆ ಮಾಡುವುದು ಮತ್ತು ನಿಯಂತ್ರಣ ಮಾಡುವುದು ಹಾಗೂ ವಿದ್ಯಾರ್ಥಿಗಳು ಮತ್ತು ಎಲ್ಲಾ ಪ್ರವರ್ಗಗಳ ಸಿಬ್ಬಂದಿಗಳಲ್ಲಿ ಶಿಸ್ತು ನಿಯಂತ್ರಣ ಮಾಡುವುದು ಮತ್ತು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ನಡತೆ ಸಂಹಿತೆಯನ್ನು ರೂಪಿಸುವುದೂ ಒಳಗೊಂಡಂತೆ, ಅಂಥ ಸಿಬ್ಬಂದಿಗಳ ಸೇವಾಷರತ್ತುಗಳನ್ನು ನಿರೂಪಿಸುವುದು;
- (xi) ಶೈಕ್ಷಣಿಕ, ಆಡಳಿತಾತ್ಮಕ ಮತ್ತು ಬೆಂಬಲ ಸಿಬ್ಬಂದಿಯ ಹುದ್ದೆಗಳನ್ನು ಮತ್ತು ಇತರ ಅವಶ್ಯ ಹುದ್ದೆಗಳನ್ನು ಸೃಜಿಸುವುದು;
- (xii) ವಿಶ್ವವಿದ್ಯಾಲಯವು ಕಾಲಕಾಲಕ್ಕೆ ನಿರ್ಧರಿಸಬಹುದಾದಂತೆ ರೀತಿಯಲ್ಲಿ ಮತ್ತು ಅಂಥ ಉದ್ದೇಶಗಳಿಗಾಗಿ ಇತರ ವಿಶ್ವವಿದ್ಯಾಲಯಗಳೊಡನೆ ಸಹಕರಿಸುವುದು ಮತ್ತು ಸಹಯೋಗ ಹೊಂದುವುದು;
- (xiii) ಶಿಕ್ಷಕರಿಗೆ, ಪಾಠಗಳನ್ನು ರಚಿಸುವವರಿಗೆ, ಮೌಲ್ಯಮಾಪಕರಿಗೆ ಮತ್ತಿತರ ಶೈಕ್ಷಣಿಕ ಸಿಬ್ಬಂದಿಗೆ ಪುನರ್ಮನನ ವ್ಯಾಸಂಗಕ್ರಮಗಳು, ಅಭಿಮುಖ ವ್ಯಾಸಂಗ ಕ್ರಮಗಳು, ಕಾರ್ಯಾಗಾರಗಳು, ವಿಚಾರಗೋಷ್ಠಿಗಳು ಮತ್ತಿತರ ಕಾರ್ಯಕ್ರಮಗಳನ್ನು ಏರ್ಪಡಿಸುವುದು ಮತ್ತು ನಡೆಸುವುದು;
- (xiv) ಶೈಕ್ಷಣಿಕ ಪರಿಷತ್ತಿನ ಅನುಮೋದನೆಯೊಂದಿಗೆ ವಿಶ್ವವಿದ್ಯಾಲಯಕ್ಕೆ ಅಥವಾ ಘಟಕ ಕಾಲೇಜಿಗೆ, ಪ್ರಾದೇಶಿಕ ಕೇಂದ್ರಗಳಿಗೆ, ಅಧ್ಯಯನ ಕೇಂದ್ರಗಳಿಗೆ ಪ್ರವೇಶವನ್ನು ನೀಡುವುದಕ್ಕೆ ಮತ್ತು ಈ ಅಧಿನಿಯಮದಲ್ಲಿ ಕಲ್ಪಿಸಿದ ವ್ಯಾಪ್ತಿಗಿಂತ ಕಡಿಮೆಯಿಲ್ಲದಂತೆ ಕರ್ನಾಟಕದ ವಿದ್ಯಾರ್ಥಿಗಳಿಗೆ ಪ್ರವೇಶವನ್ನು ನೀಡುವುದಕ್ಕೆ ಮಾನಕ ಗುಣಮಟ್ಟಗಳನ್ನು ನಿರ್ಧರಿಸುವುದು;

- (xv) ವಿಶ್ವವಿದ್ಯಾಲಯದ ಧೈಯೋದ್ದೇಶಗಳನ್ನು ಕಾರ್ಯರೂಪಕ್ಕೆ ತರಲು ಅವಶ್ಯವಾಗಬಹುದಾದಂಥ ಇತರ ಎಲ್ಲಾ ಕ್ರಮಗಳನ್ನು ಅಥವಾ ಕಾರ್ಯಗಳನ್ನು, ಅವು ಮೇಲೆ ಹೇಳಿದ ಅಧಿಕಾರಗಳಿಗೆ ಪ್ರಾಸಂಗಿಕವಾಗಿರಲಿ ಅಥವಾ ಇಲ್ಲದಿರಲಿ, ಕೈಗೊಳ್ಳುವುದು;
- (xvi) ಪರೀಕ್ಷೆಗಳ ಆಧಾರದ ಮೇಲೆ ಅಥವಾ ಸರ್ಕಾರದಿಂದ ಅನುಮೋದಿತವಾದ ಇತರ ಯಾವುದೇ ಮೌಲ್ಯಮಾಪನ ವಿಧಾನದ ಆಧಾರದ ಮೇಲೆ ನೀಡಲು ಪದವಿಗಳು, ಡಿಪ್ಲೋಮಾಗಳು, ಪ್ರಮಾಣಪತ್ರಗಳು ಮತ್ತು ಇತರ ಶೈಕ್ಷಣಿಕ ಪ್ರಶಸ್ತಿಗಳನ್ನು ಸ್ಥಾಪಿಸುವುದು;
- (xvii) ಫಿಲಿಂಗ್‌ಗಳು, ಕ್ಯಾಸೆಟ್‌ಗಳು, ಧ್ವನಿಸುರುಳಿಗಳು, ದೃಶ್ಯಸುರುಳಿಗಳು, ಸಿ.ಡಿ., ವಿ.ಸಿ.ಡಿ. ಮತ್ತು ಇತರ ತಂತ್ರಾಂಶಗಳೂ ಹಾಗೂ ಇತರ ಸಂಬಂಧಿತ ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸೇರಿದಂತೆ ಬೋಧಕ ಸಾಮಗ್ರಿಗಳನ್ನು ತಯಾರಿಸುವುದಕ್ಕಾಗಿ ಅವಕಾಶ ಕಲ್ಪಿಸುವುದು;
- (xviii) ಪ್ರಬಂಧಕ ಮಂಡಳಿಯ ಅನುಮೋದನೆಯೊಡನೆ ವಿಶ್ವವಿದ್ಯಾಲಯದ ಉದ್ದೇಶಗಳಿಗಾಗಿ ವಿಶ್ವವಿದ್ಯಾಲಯದ ಸ್ವತ್ತುಗಳನ್ನು ಭದ್ರತೆಯಾಗಿ ನೀಡಿ ಅಥವಾ ನೀಡದೆ ಹಣವನ್ನು ಪಡೆಯುವುದು, ಸಂಗ್ರಹಿಸುವುದು, ಚಂದಾದಾರರಾಗುವುದು ಮತ್ತು ಸಾಲ ಪಡೆಯುವುದು;
- (xix) ಸರ್ಕಾರದ ಪೂರ್ವಾನುಮೋದನೆಯೊಂದಿಗೆ ಯಾವುದೇ ಇತರ ಶೈಕ್ಷಣಿಕ ಸಂಸ್ಥೆಗಳ ಆಡಳಿತವನ್ನು ವಶಪಡಿಸಿಕೊಳ್ಳುವುದು, ವಹಿಸಿಕೊಳ್ಳುವುದು ಮತ್ತು ನಡೆಸುವುದು;
- (xx) ವ್ಯವಸ್ಥಾಪನಾ ಮಂಡಳಿಯ ಪೂರ್ವಾನುಮೋದನೆಯೊಂದಿಗೆ ಸ್ವತ್ತುಗಳನ್ನು ಆರ್ಜಿಸುವುದು;
- (xxi) ವಿಶ್ವವಿದ್ಯಾಲಯದ ಮೇಲಿನ ಉದ್ದೇಶಗಳಿಗೆ ಸಂಬಂಧಿಸಿದ ಅಥವಾ ಪ್ರಾಸಂಗಿಕವಾದ ಯಾವುದೇ ಇತರ ಚಟುವಟಿಕೆಗಳನ್ನು ಕೈಗೊಳ್ಳುವುದು.

**9. ವಿಶ್ವವಿದ್ಯಾಲಯವು ಎಲ್ಲಾ ವರ್ಗ, ಜಾತಿ, ಮತ, ಲಿಂಗ ಅಥವಾ ರಾಷ್ಟ್ರ ಭೇದವಿಲ್ಲದೆ ಎಲ್ಲರಿಗೂ ಮುಕ್ತವಾಗಿರತಕ್ಕದ್ದು.**— ವಿಶ್ವವಿದ್ಯಾಲಯದ ಪ್ರವೇಶಗಳು ವರ್ಗ, ಜಾತಿ, ಮತ, ಲಿಂಗ ಅಥವಾ ರಾಷ್ಟ್ರ ಭೇದವಿಲ್ಲದೆ ಎಲ್ಲಾ ವ್ಯಕ್ತಿಗಳಿಗೂ ಮುಕ್ತವಾಗಿರತಕ್ಕದ್ದು. ಎಲ್ಲಾ ಪ್ರವೇಶಗಳನ್ನು ಅರ್ಹತಾ ಪರೀಕ್ಷೆಗಳಲ್ಲಿನ ಅರ್ಹತೆಯ ಆಧಾರದ ಮೇಲೆ ಮಾಡತಕ್ಕದ್ದು:

ಪರಂತು, ವಿಶ್ವವಿದ್ಯಾಲಯದ ಎಲ್ಲಾ ಕೋರ್ಸುಗಳ ಪ್ರವೇಶದಲ್ಲಿ ಶೇಕಡಾ ನಲವತ್ತರಷ್ಟನ್ನು ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಮೀಸಲಿಡತಕ್ಕದ್ದು ಮತ್ತು ಪ್ರವೇಶಗಳನ್ನು ರಾಜ್ಯ ಸರ್ಕಾರವು ಅಥವಾ ಅದರ ಏಜೆನ್ಸಿಯು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಮಾಡತಕ್ಕದ್ದು ಮತ್ತು ಸೀಟುಗಳನ್ನು ಅರ್ಹತೆ ಮತ್ತು ರಾಜ್ಯ ಸರ್ಕಾರವು ಕಾಲಕಾಲಕ್ಕೆ ರೂಪಿಸುವ ಮೀಸಲಾತಿ ನೀತಿಗೆ ಅನುಸಾರವಾಗಿ ಹಂಚಿಕೆ ಮಾಡತಕ್ಕದ್ದು:

ಮತ್ತು ಪರಂತು, ಯಾವುದೇ ಕೋರ್ಸಿನಲ್ಲಿ ಹತ್ತಕ್ಕಿಂತ ಕಡಿಮೆ ಸೀಟುಗಳು ಇರುವಲ್ಲಿ, ಸ್ನಾತಕೋತ್ತರ ಇಂಥ ಕೋರ್ಸುಗಳನ್ನು ಒಟ್ಟಿಗೆ ಒಂದುಗೂಡಿಸುವ ಮೂಲಕ ಮೀಸಲಿಡತಕ್ಕದ್ದು ಮತ್ತು ಯಾವುದೇ ಕೋರ್ಸಿನಲ್ಲಿ ಮೂರು ಹುದ್ದೆಗಳಿಗಿಂತ ಕಡಿಮೆ ಇರುವಲ್ಲಿ, ಅವುಗಳನ್ನು ಸರದಿ ಸುತ್ತಿನಲ್ಲಿ ಮೀಸಲಿಡತಕ್ಕದ್ದು.

**10. ರಾಷ್ಟ್ರೀಯ ಅಧಿಮಾನ್ಯತೆ.**— ವಿಶ್ವವಿದ್ಯಾಲಯವು ಪ್ರಾರಂಭವಾದ ತರುವಾಯ ಆದಷ್ಟು ಬೇಗನೆ ಸಂಬಂಧಪಟ್ಟ ಶಾಸನಾತ್ಮಕ ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳಿಂದ ಅಧಿಮಾನ್ಯತೆಯನ್ನು ಕೋರತಕ್ಕದ್ದು ಮತ್ತು ಖಾಸಗಿ ವಿಶ್ವವಿದ್ಯಾಲಯಗಳು ನಡೆಸುವ ಎಲ್ಲಾ ವ್ಯಾಸಂಗ ಕ್ರಮಗಳು ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳ ವಿನಿಯಮಗಳಿಗೆ ಅನುಸಾರವಾಗಿ ಇರತಕ್ಕದ್ದು.

**11. ಪ್ರಾಯೋಜಕ ಸಂಸ್ಥೆಯ ಅಧಿಕಾರಗಳು.**— ಪ್ರಾಯೋಜಕ ಸಂಸ್ಥೆಯು ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದಂತೆ ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಇವುಗಳಲ್ಲಿ ಪ್ರತಿಯೊಂದನ್ನು ಪ್ರಾಯೋಜಕ ಸಂಸ್ಥೆಯು ತನ್ನ ವಿವೇಚನಾನುಸಾರ ಚಲಾಯಿಸಬಹುದು, ಎಂದರೆ:—

- (i) ಕುಲಾಧಿಪತಿಯವರನ್ನು ನೇಮಿಸುವುದು ಅಥವಾ ಪುನರ್ನೇಮಿಸುವುದು ಅಥವಾ ಅವರ ನೇಮಕಾತಿಯನ್ನು ಅಂತ್ಯಗೊಳಿಸುವುದು;
- (ii) ವಿಶ್ವವಿದ್ಯಾಲಯದ ಪ್ರಥಮ ಪ್ರಬಂಧಕ ಮಂಡಳಿಯನ್ನು ರಚಿಸುವುದು;
- (iii) ಪ್ರಬಂಧಕ ಮಂಡಳಿಯ ಅಧ್ಯಕ್ಷರನ್ನು ನಾಮನಿರ್ದೇಶಿಸುವುದು;
- (iv) ಪ್ರಬಂಧಕ ಮಂಡಳಿಯ ಸದಸ್ಯರಾಗಿ ಮೂರು ವ್ಯಕ್ತಿಗಳನ್ನು ನಾಮನಿರ್ದೇಶಿಸುವುದು;
- (v) ವ್ಯವಸ್ಥಾಪನಾ ಮಂಡಳಿಯ ಸದಸ್ಯರಾಗಿ ಇಬ್ಬರು ವ್ಯಕ್ತಿಗಳನ್ನು ನಾಮ ನಿರ್ದೇಶಿಸುವುದು;
- (vi) ವಿಶ್ವವಿದ್ಯಾಲಯದ ದತ್ತಿ ನಿಧಿಗೆ ದೇಣಿಗೆ ನೀಡಲು ನಿಧಿ ಮೂಲಗಳನ್ನು ನಿರ್ಧರಿಸುವುದು;
- (vii) ವಿಶ್ವವಿದ್ಯಾಲಯದ ಹಣದ ವಿನಿಯೋಗ ಮತ್ತು ವೆಚ್ಚ ಮಾಡುವುದನ್ನು ನಿರ್ಧರಿಸುವುದು;
- (viii) ಈ ಅಧಿನಿಯಮದಲ್ಲಿ ಉಪಬಂಧಿಸಿರುವ ವಿಧಾನದಲ್ಲಿ ಪ್ರಬಂಧಕ ಮಂಡಳಿಯ ಸಭೆಯಲ್ಲಿಯ ವಿವಾದಗಳನ್ನು ಬಗೆಹರಿಸುವುದು;

### ಅಧ್ಯಾಯ - III

#### ವಿಶ್ವವಿದ್ಯಾಲಯದ ಅಧಿಕಾರಿಗಳು

**12. ವಿಶ್ವವಿದ್ಯಾಲಯದ ಅಧಿಕಾರಿಗಳು.**— ಈ ಮುಂದಿನವರು ವಿಶ್ವವಿದ್ಯಾಲಯದ ಅಧಿಕಾರಿಗಳಾಗಿರತಕ್ಕದ್ದು, ಎಂದರೆ:—

- (i) ಸಂದರ್ಶಕರು;
- (ii) ಸಹ-ಸಂದರ್ಶಕರು;
- (iii) ಕುಲಾಧಿಪತಿಗಳು;

- (iv) ಕುಲಪತಿಗಳು;
- (v) ಸಹಕುಲಪತಿಗಳು;
- (vi) ಕುಲಸಚಿವರು;
- (vii) ಹಣಕಾಸು ಅಧಿಕಾರಿ; ಮತ್ತು
- (viii) ಪರಿನಿಯಮಗಳ ಮೂಲಕ ವಿಶ್ವವಿದ್ಯಾಲಯದ ಅಧಿಕಾರಿಗಳೆಂದು ಘೋಷಿಸಬಹುದಾದಂಥ ಇತರ ಅಧಿಕಾರಿಗಳು.

**13. ಸಂದರ್ಶಕರು.-** (1) ಕರ್ನಾಟಕದ ಘನತೆವತ್ತೆ ರಾಜ್ಯಪಾಲರು ವಿಶ್ವವಿದ್ಯಾಲಯದ ಸಂದರ್ಶಕರಾಗಿರತಕ್ಕದ್ದು ಮತ್ತು ಸಂದರ್ಶಕರು ವಿಶ್ವವಿದ್ಯಾಲಯದ ಕಾರ್ಯನಿರ್ವಹಣೆಯ ಸುಧಾರಣೆಗಾಗಿ ಸಲಹೆಗಳನ್ನು ನೀಡಬಹುದು.

(2) ಸಂದರ್ಶಕರು, ಪದವಿಗಳನ್ನು ಮತ್ತು ಡಿಪ್ಲೋಮಾಗಳನ್ನು ಪ್ರದಾನ ಮಾಡಲು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

(3) ಸಂದರ್ಶಕರು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯದ ವ್ಯವಹಾರಗಳಿಗೆ ಸಂಬಂಧಿಸಿದಂತೆ, ಯಾವುದೇ ಪತ್ರ ಅಥವಾ ಮಾಹಿತಿಯನ್ನು ತರಿಸಿಕೊಳ್ಳುವುದು.
- (ii) ಸಂದರ್ಶಕರು, ಅವರು ಸ್ವೀಕರಿಸಿದ ಮಾಹಿತಿಯ ಆಧಾರದ ಮೇಲೆ ವಿಶ್ವವಿದ್ಯಾಲಯಗಳ ಯಾವುದೇ ಪ್ರಾಧಿಕಾರವು ಮಾಡಿದ ಯಾವುದೇ ಆದೇಶ, ನಡೆಸಿದ ವ್ಯವಹಾರಗಳು ಅಥವಾ ಕೈಗೊಂಡ ತೀರ್ಮಾನಗಳು, ಈ ಅಧಿನಿಯಮ, ವಿನಿಯಮಗಳು ಅಥವಾ ನಿಯಮಗಳಿಗೆ ಪೂರಕವಾಗಿಲ್ಲವೆಂದು ಮನಗಂಡರೆ ಅವರು ವಿಶ್ವವಿದ್ಯಾಲಯದ ಹಿತಾಸಕ್ತಿಯಿಂದ ತಾವು ಸೂಕ್ತವೆಂದು ಭಾವಿಸಬಹುದಾದಂಥ ನಿರ್ದೇಶನಗಳನ್ನು ಹೊರಡಿಸಬಹುದು ಮತ್ತು ಹಾಗೆ ಹೊರಡಿಸಿದ ನಿರ್ದೇಶನಗಳನ್ನು ಸಂಬಂಧಪಟ್ಟವರೆಲ್ಲರೂ ಪಾಲಿಸತಕ್ಕದ್ದು.

**14. ಸಹ-ಸಂದರ್ಶಕರು.-** (1) ಕರ್ನಾಟಕ ಸರ್ಕಾರದ ಮಾನ್ಯ ಉನ್ನತ ಶಿಕ್ಷಣ ಸಚಿವರು ವಿಶ್ವವಿದ್ಯಾಲಯದ ಸಹ-ಸಂದರ್ಶಕರಾಗಿರತಕ್ಕದ್ದು.

(2) ಸಂದರ್ಶಕರ ಅನುಪಸ್ಥಿತಿಯಲ್ಲಿ ಸಹ-ಸಂದರ್ಶಕರು ಪದವಿಗಳನ್ನು ಮತ್ತು ಡಿಪ್ಲೋಮಾಗಳನ್ನು ಪ್ರದಾನ ಮಾಡಲು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

**15. ಕುಲಾಧಿಪತಿಗಳು.-** (1) ಕುಲಾಧಿಪತಿಯವರನ್ನು ಪ್ರಾಯೋಜಕ ಸಂಸ್ಥೆಯು ನೇಮಿಸತಕ್ಕದ್ದು.

(2) ಪ್ರಾಯೋಜಕ ಸಂಸ್ಥೆಯ ಸಂಸ್ಥಾಪಿತ ನ್ಯಾಸಧಾರಿಯು ಮೊದಲನೇ ಕುಲಾಧಿಪತಿಗಳಾಗಿರತಕ್ಕದ್ದು, ಅವರು ತಮ್ಮ ಜೀವನಪರ್ಯಂತ ಅಥವಾ ಅವರು ತಮ್ಮ ಪದವನ್ನು ಬಿಟ್ಟುಕೊಡುವವರೆಗೆ ಕುಲಾಧಿಪತಿಗಳಾಗಿ ಪದಧಾರಣೆ ಮಾಡಿರತಕ್ಕದ್ದು.

(3) ತದನಂತರದ ಕುಲಾಧಿಪತಿಗಳು, ಅಂಥ ನೇಮಕಾತಿಯನ್ನು ಪರಿಗಣಿಸುವ ಸಂದರ್ಭದಲ್ಲಿ ಪ್ರಾಯೋಜಕ ಸಂಸ್ಥೆಯು ನಿರ್ಧರಿಸಬಹುದಾದಂತೆ, ಪ್ರಾಯೋಜಕ ಸಂಸ್ಥೆಯ ನ್ಯಾಸಧಾರಿಯಾಗಿರತಕ್ಕದ್ದು ಅಥವಾ ಶಿಕ್ಷಣ, ವಿಜ್ಞಾನ, ಸಂಸ್ಕೃತಿ ಅಥವಾ ಸಾರ್ವಜನಿಕ ಜೀವನ ಕ್ಷೇತ್ರಗಳಲ್ಲಿ ರಾಷ್ಟ್ರೀಯ ಮಟ್ಟದ ಛಾಪನ್ನು ಪಡೆದಿರುವ ಅಂಥ ಇತರ ವ್ಯಕ್ತಿಯಾಗಿರತಕ್ಕದ್ದು.

(4) ಹಾಗೆ ನೇಮಕಗೊಂಡ ತದನಂತರದ ಕುಲಾಧಿಪತಿಗಳು ಪ್ರಾಯೋಜಕ ಸಂಸ್ಥೆಯು ನಿರ್ಧರಿಸಬಹುದಾದಂತೆ ಪದಧಾರಣೆ ಮಾಡತಕ್ಕದ್ದು.

(5) ಕುಲಾಧಿಪತಿಗಳು ಈ ಅಧಿನಿಯಮದ ಅಥವಾ ಅದರಡಿಯಲ್ಲಿ ರಚಿಸಿದ ಪರಿನಿಯಮಗಳ ಅಡಿಯಲ್ಲಿ ಅವರಿಗೆ ಪ್ರದಾನ ಮಾಡಬಹುದಾದಂಥ ಅಧಿಕಾರಗಳನ್ನು ಹೊಂದಿರತಕ್ಕದ್ದು, ಅವುಗಳಲ್ಲಿ ಈ ಮುಂದಿನ ಅಧಿಕಾರಗಳು ಒಳಗೊಂಡಿರತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುವುದು;
- (ii) ಸಂದರ್ಶಕರ ಮತ್ತು ಸಹ-ಸಂದರ್ಶಕರಿಬ್ಬರ ಗೈರುಹಾಜರಿಯಲ್ಲಿ ವಿಶ್ವವಿದ್ಯಾಲಯದ ಎಲ್ಲಾ ಘಟಿಕೋತ್ಸವಗಳಲ್ಲಿ ಅಧ್ಯಕ್ಷತೆಯನ್ನು ವಹಿಸುವುದು;
- (iii) ವಿಶ್ವವಿದ್ಯಾಲಯದ ಪ್ರಬಂಧಕ ಮಂಡಳಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುವುದು;
- (iv) ಈ ಅಧಿನಿಯಮ ಮತ್ತು ಪರಿನಿಯಮಗಳ ಉಪಬಂಧಗಳಿಗೆ ಅನುಸಾರವಾಗಿ ಕುಲಪತಿಗಳನ್ನು ನೇಮಿಸುವುದು ಅಥವಾ ಪುನರ್ನೇಮಿಸುವುದು ಅಥವಾ ಅವರ ನೇಮಕಾತಿಯನ್ನು ಅಂತ್ಯಗೊಳಿಸುವುದು;
- (v) ಈ ಅಧಿನಿಯಮದ 16ನೇ ಪ್ರಕರಣದ (2)ನೇ ಉಪಪ್ರಕರಣದಲ್ಲಿ ಉಲ್ಲೇಖಿಸಿದ ನಾಮನಿರ್ದೇಶಕ ಸಮಿತಿಯ ಸದಸ್ಯರಾಗಿ ಒಬ್ಬ ವ್ಯಕ್ತಿಯನ್ನು ನಾಮನಿರ್ದೇಶನ ಮಾಡುವುದು;
- (vi) ಸಹಕುಲಪತಿಗಳು, ಡೀನ್, ಕುಲಸಚಿವರು ಹಾಗೂ ಹಣಕಾಸು ಅಧಿಕಾರಿಗಳ ನೇಮಕಾತಿಯನ್ನು ಪೂರ್ವಾನುಮೋದಿಸುವುದು;
- (vii) ಪ್ರಬಂಧಕ ಮಂಡಳಿಯ ಸದಸ್ಯರನ್ನಾಗಿ ಇಬ್ಬರು ಶಿಕ್ಷಣ ತಜ್ಞರನ್ನು ನಾಮನಿರ್ದೇಶಿಸುವುದು;
- (viii) ಮೊದಲ ಸಹಕುಲಪತಿಗಳು ಮತ್ತು ಹಣಕಾಸು ಅಧಿಕಾರಿಗಳನ್ನು ನೇಮಿಸುವುದು;
- (ix) ಮೊದಲ ವ್ಯವಸ್ಥಾಪನಾ ಮಂಡಳಿ, ಹಣಕಾಸು ಸಮಿತಿ, ಸಂಶೋಧನಾ ಪರಿಷತ್ತು ಹಾಗೂ ಶೈಕ್ಷಣಿಕ ಪರಿಷತ್ತುಗಳನ್ನು ರಚಿಸುವುದು;
- (x) ಈ ಅಧಿನಿಯಮದಲ್ಲಿ ಉಪಬಂಧಿಸಿದ ವಿಧಾನದಲ್ಲಿ ಕಾರ್ಯಸೂಚಿ ವಿಷಯಗಳನ್ನು ಪೂರ್ವಾನುಮೋದಿಸುವುದು;
- (xi) ಈ ಅಧಿನಿಯಮದಲ್ಲಿ ಉಪಬಂಧಿಸಿದ ವಿಧಾನದಲ್ಲಿ (ಪ್ರಬಂಧಕ ಮಂಡಳಿಯ ಸಭೆಯಲ್ಲಿ ಉಂಟಾದ ವಿವಾದಗಳನ್ನು ಹೊರತುಪಡಿಸಿ) ವಿವಾದಗಳನ್ನು ಪರಿಹರಿಸುವುದು.



(6) ಪದಾಧಿಕಾರಿ ಅಥವಾ ಸಂಸ್ಥೆ ಮತ್ತು ವಿಶ್ವವಿದ್ಯಾಲಯದ ಯಾವುದೇ ಇತರ ಪದಾಧಿಕಾರಿ ಅಥವಾ ಸಂಸ್ಥೆಯ ನಡುವೆ ವಿವಾದಗಳು ಉಂಟಾದಲ್ಲಿ, ಆ ವಿವಾದವನ್ನು ಕುಲಾಧಿಪತಿಯವರ ಪರ್ಯಾಲೋಚನೆಗೆ ಕಳುಹಿಸತಕ್ಕದ್ದು ಮತ್ತು ಅಂಥ ವಿವಾದದ ಸಂದರ್ಭದಲ್ಲಿ ಕುಲಾಧಿಪತಿಯವರ ತೀರ್ಮಾನವು ಅಂತಿಮವಾಗಿರತಕ್ಕದ್ದು ಮತ್ತು ಅದಕ್ಕೆ ವಿಶ್ವವಿದ್ಯಾಲಯವು ಬದ್ಧವಾಗಿರತಕ್ಕದ್ದು.

**16. ಕುಲಪತಿಗಳು.**-(1) (2)ನೇ ಉಪಪ್ರಕರಣದ ಉಪಬಂಧಗಳಿಗೆ ಅನುಸಾರವಾಗಿ ನಾಮನಿರ್ದೇಶಕ ಸಮಿತಿಯು ಶಿಫಾರಸ್ಸು ಮಾಡಿದ ಮೂರು ವ್ಯಕ್ತಿಗಳ ಪೈಕಿಯಿಂದ ಒಬ್ಬರನ್ನು ಮೂರು ವರ್ಷಗಳ ಅವಧಿಗಾಗಿ ಕುಲಪತಿಗಳನ್ನಾಗಿ, ಪರಿನಿಯಮಗಳಲ್ಲಿ ನಿಯಮಿಸಬಹುದಾದಂಥ ನಿಬಂಧನೆಗಳು ಮತ್ತು ಷರತ್ತುಗಳ ಮೇಲೆ ಕುಲಾಧಿಪತಿಯವರು ನೇಮಿಸತಕ್ಕದ್ದು. ಮೂರು ವರ್ಷಗಳ ಅವಧಿಯು ಮುಗಿದ ತರುವಾಯ, ಇದನ್ನು ಮೂರು ವರ್ಷಗಳ ಮತ್ತೊಂದು ಅವಧಿಗೆ ನವೀಕರಿಸಬಹುದು:

ಪರಂತು, ಕುಲಪತಿಯವರು, ತಮ್ಮ ಅವಧಿ ಮುಗಿದ ನಂತರವೂ ಹೊಸ ಕುಲಪತಿಯವರು ಸೇರಿಕೊಳ್ಳುವವರೆಗೆ ಪದದಲ್ಲಿ ಮುಂದುವರೆಯತಕ್ಕದ್ದು. ಆದಾಗ್ಯೂ ಈ ಅವಧಿಯು ಯಾವುದೇ ಸಂದರ್ಭದಲ್ಲಿ ಒಂದು ವರ್ಷವನ್ನು ಮೀರತಕ್ಕದ್ದಲ್ಲ.

(2) (1)ನೇ ಉಪಪ್ರಕರಣದಲ್ಲಿ ಹೇಳಿರುವ ನಾಮನಿರ್ದೇಶಕ ಸಮಿತಿಯಲ್ಲಿ ಈ ಮುಂದಿನ ವ್ಯಕ್ತಿಗಳು ಇರತಕ್ಕದ್ದು, ಎಂದರೆ:-

(i) ಕುಲಾಧಿಪತಿಯವರು ನಾಮನಿರ್ದೇಶಿಸಿದ ಒಬ್ಬ ವ್ಯಕ್ತಿ;

(ii) ಪ್ರಬಂಧಕ ಮಂಡಳಿಯ ಇಬ್ಬರು ನಾಮ ನಿರ್ದೇಶಿತರು, ಇವರಲ್ಲಿ ಒಬ್ಬರನ್ನು ಪ್ರಬಂಧಕ ಮಂಡಳಿಯು ಸಮಿತಿಯ ಸಂಚಾಲಕರೆಂದು ನಾಮನಿರ್ದೇಶಿಸತಕ್ಕದ್ದು.

(3) ನಾಮನಿರ್ದೇಶಕ ಸಮಿತಿಯು, ಅರ್ಹತೆಯ ಆಧಾರದ ಮೇಲೆ ಕುಲಪತಿಯ ಹುದ್ದೆಗೆ ಸೂಕ್ತವಾದ ಮೂರು ವ್ಯಕ್ತಿಗಳ ಹೆಸರನ್ನು ಶಿಫಾರಸ್ಸು ಮಾಡತಕ್ಕದ್ದು ಮತ್ತು ಅದನ್ನು ಪ್ರತಿಯೊಬ್ಬ ವ್ಯಕ್ತಿಯ ವಿದ್ಯಾರ್ಹತೆ ಮತ್ತಿತರ ವಿಶಿಷ್ಟ ಪ್ರಶಸ್ತಿಗಳನ್ನು ತಿಳಿಸುವ ಒಂದು ಸಂಕ್ಷಿಪ್ತ ವರದಿಯೊಂದಿಗೆ ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು.

(4) ಕುಲಪತಿಯವರು ವಿಶ್ವವಿದ್ಯಾಲಯದ ಪ್ರಧಾನ ಕಾರ್ಯನಿರ್ವಾಹಕ ಮತ್ತು ಶೈಕ್ಷಣಿಕ ಅಧಿಕಾರಿಯಾಗಿರತಕ್ಕದ್ದು ಮತ್ತು ವಿಶ್ವವಿದ್ಯಾಲಯದ ವ್ಯವಹಾರಗಳ ಬಗ್ಗೆ ಸಾಮಾನ್ಯ ಮೇಲ್ವಿಚಾರಣೆ ಮತ್ತು ನಿಯಂತ್ರಣವನ್ನು ಚಲಾಯಿಸತಕ್ಕದ್ದು ಹಾಗೂ ವಿಶ್ವವಿದ್ಯಾಲಯದ ಪ್ರಾಧಿಕಾರಗಳ ತೀರ್ಮಾನಗಳನ್ನು ಜಾರಿಗೊಳಿಸತಕ್ಕದ್ದು:

ಪರಂತು, ಶಿಕ್ಷಕರ ನೇಮಕಾತಿಯನ್ನು ಹೊರತುಪಡಿಸಿ ಕೂಡಲೇ ಕ್ರಮವನ್ನು ಕೈಗೊಳ್ಳಬೇಕಾದ ತುರ್ತು ಸ್ವರೂಪದ ಯಾವುದೇ ಇತರ ವಿಷಯಗಳಲ್ಲಿ ಮತ್ತು ಅದನ್ನು ಈ ಅಧಿನಿಯಮದ ಮೂಲಕ ಅಥವಾ ಅದರ ಅಡಿಯಲ್ಲಿ ವಿಶ್ವವಿದ್ಯಾಲಯವು ಇದಕ್ಕಾಗಿ ಅಧಿಕೃತಗೊಳಿಸಿದ್ದ ಯಾವೊಬ್ಬ ಅಧಿಕಾರಿ ಅಥವಾ ಪ್ರಾಧಿಕಾರ ಅಥವಾ ಇತರ ಸಂಸ್ಥೆಯು ಕೂಡಲೇ ಕ್ರಮಕೈಗೊಳ್ಳುವುದು ಸಾಧ್ಯವಿರದಿರುವಾಗ ಕುಲಪತಿಯವರು ತಾನು ಸೂಕ್ತವೆಂದು ಭಾವಿಸಬಹುದಾದಂತಹ ಕ್ರಮವನ್ನು ಕುಲಾಧಿಪತಿಯವರ ಲಿಖಿತ ಪೂರ್ವಾನುಮೋದನೆಯನ್ನು ಪಡೆದು ಕೈಗೊಳ್ಳತಕ್ಕದ್ದು.

(5) ಕುಲಪತಿಯವರು ಪರಿನಿಯಮಗಳು ಅಥವಾ ನಿಯಮಗಳಲ್ಲಿ ಹೇಳಲಾದ ಅಂಥ ಇತರ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಇತರ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು:

ಪರಂತು, ಕುಲಪತಿಗಳ ಅಭಿಪ್ರಾಯದಲ್ಲಿ, ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರದ ಯಾವುದೇ ನಿರ್ಣಯವು, ಈ ಅಧಿನಿಯಮ ಅಥವಾ ಅದರಡಿಯಲ್ಲಿ ರಚಿಸಿದ ಪರಿನಿಯಮಗಳು, ವಿನಿಯಮಗಳು ಅಥವಾ ನಿಯಮಗಳ ಮೂಲಕ ಪ್ರದತ್ತವಾದ ಅಧಿಕಾರದ ಹೊರಗಿದ್ದರೆ ಅಥವಾ ವಿಶ್ವವಿದ್ಯಾಲಯದ ಹಿತಾಸಕ್ತಿಗೆ ಪ್ರತಿಕೂಲವಾಗಬಹುದಾಗಿದ್ದರೆ, ಅದರ ನಿರ್ಣಯದ ದಿನಾಂಕದಿಂದ ಹದಿನೈದು ದಿನಗಳ ಒಳಗೆ ತನ್ನ ನಿರ್ಣಯವನ್ನು ಪರಿಷ್ಕರಿಸಲು ಸಂಬಂಧಪಟ್ಟ ಪ್ರಾಧಿಕಾರವನ್ನು ಆತನು ಕೋರತಕ್ಕದ್ದು ಮತ್ತು ಪ್ರಾಧಿಕಾರವು ಅಂಥ ನಿರ್ಣಯವನ್ನು ಸಂಪೂರ್ಣವಾಗಿ ಅಥವಾ ಭಾಗಶಃವಾಗಿ ಪರಿಷ್ಕರಿಸಲು ನಿರಾಕರಿಸಿದ ಸಂದರ್ಭದಲ್ಲಿ ಅಥವಾ ಹದಿನೈದು ದಿನಗಳೊಳಗೆ ಯಾವುದೇ ನಿರ್ಣಯವನ್ನು ತೆಗೆದುಕೊಳ್ಳಲು ವಿಫಲವಾದಲ್ಲಿ, ನಂತರ ಅಂಥ ವಿಷಯವನ್ನು ಕುಲಾಧಿಪತಿಗಳಿಗೆ ಕಳುಹಿಸತಕ್ಕದ್ದು ಮತ್ತು ಈ ಬಗ್ಗೆ ಇವರ ತೀರ್ಮಾನವೇ ಅಂತಿಮವಾಗಿರತಕ್ಕದ್ದು.

(6) ಕುಲಪತಿಯವರ ಸೇವೆಗಳನ್ನು, ಪ್ರಬಂಧಕ ಮಂಡಳಿಯ ಅನುಮೋದನೆಯೊಂದಿಗೆ ಮತ್ತು ಸಹಜ ನ್ಯಾಯದ ತತ್ವಗಳನ್ನು ಅನುಸರಿಸಿದ ನಂತರ ಹಾಗೂ ಶಿಸ್ತಿನ ಆಧಾರದ ಮೇಲೆ ಅಂತ್ಯಗೊಳಿಸುವ ಸಂದರ್ಭವೂ ಸೇರಿದಂತೆ, ಪ್ರಕರಣದ ಬಗ್ಗೆ ಕುಲಪತಿಯು ತನ್ನ ಅಹವಾಲನ್ನು ಹೇಳಿಕೊಳ್ಳಲು ಸೂಕ್ತ ಅವಕಾಶವನ್ನು ನೀಡಿದ ತರುವಾಯ, ಕುಲಾಧಿಪತಿಯವರು ಅಂತ್ಯಗೊಳಿಸಬಹುದು.

(7) ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಸಂದರ್ಶಕರು, ಸಹ-ಸಂದರ್ಶಕರು ಮತ್ತು ಕುಲಾಧಿಪತಿಯವರು ಇವರುಗಳ ಗೃಹ ಹಾಜರಿಯ ಸಂದರ್ಭದಲ್ಲಿ ಕುಲಪತಿಯವರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

**17. ಸಹಕುಲಪತಿಗಳು.**- ಕುಲಪತಿಯವರು, ಕುಲಾಧಿಪತಿಯವರ ಲಿಖಿತ ಅನುಮೋದನೆಯನ್ನು ಪಡೆದುಕೊಂಡು ಮೂರು ಜನರನ್ನು ಮೀರದಂತೆ ಸಹಕುಲಪತಿಗಳನ್ನು ಪರಿನಿಯಮಗಳ ಮೂಲಕ ನಿಯಮಿಸಬಹುದಾದಂಥ ವಿಧಾನದಲ್ಲಿ ನೇಮಕಮಾಡತಕ್ಕದ್ದು ಮತ್ತು ಅವರು ಅಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

**18. ವ್ಯಾಸಂಗ ವಿಭಾಗಗಳ ಡೀನ್‌ಗಳು.**- ಕುಲಪತಿಯವರು, ಕುಲಾಧಿಪತಿಯವರ ಲಿಖಿತ ಅನುಮೋದನೆಯನ್ನು ಪಡೆದುಕೊಂಡು ಪರಿನಿಯಮಗಳ ಮೂಲಕ ನಿಯಮಿಸಬಹುದಾದ ಅಂಥ ವಿಧಾನದಲ್ಲಿ ವ್ಯಾಸಂಗ ವಿಭಾಗಗಳ ಡೀನ್‌ಗಳನ್ನು ನೇಮಕಮಾಡತಕ್ಕದ್ದು ಮತ್ತು ಅವರು ಅಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

**19. ಕುಲಸಚಿವರು.**-(1) ಕುಲಾಧಿಪತಿಯವರು, ಪರಿನಿಯಮಗಳ ಮೂಲಕ ನಿಯಮಿಸಬಹುದಾದಂಥ ವಿಧಾನದಲ್ಲಿ ಮತ್ತು ಅಂಥ ನಿಬಂಧನೆ ಮತ್ತು ಷರತ್ತುಗಳ ಮೇಲೆ ಕುಲಸಚಿವರನ್ನು ನೇಮಕ ಮಾಡತಕ್ಕದ್ದು.

(2) ಪರಿನಿಯಮಗಳಲ್ಲಿ ಪರಿಭಾಷಿಸಿರುವಂಥ ಎಲ್ಲಾ ಕರಾರುಗಳನ್ನು ವಿಶ್ವವಿದ್ಯಾಲಯದ ಪರವಾಗಿ ಕುಲಸಚಿವರು ಮಾಡಿಕೊಳ್ಳತಕ್ಕದ್ದು ಮತ್ತು ಅದಕ್ಕೆ ಸಹಿ ಹಾಕತಕ್ಕದ್ದು.

(3) ಕುಲಸಚಿವರು ವಿಶ್ವವಿದ್ಯಾಲಯದ ಪರವಾಗಿ ದಾಖಲೆಗಳನ್ನು ಅಧಿಕೃತಗೊಳಿಸುವ ಅಧಿಕಾರವನ್ನು ಹೊಂದಿರತಕ್ಕದ್ದು ಹಾಗೂ ಪರಿನಿಯಮಗಳಿಂದ ಪ್ರದತ್ತಗೊಳಿಸಬಹುದಾದಂಥ ಅಥವಾ ಕುಲಾಧಿಪತಿಯವರು ಮತ್ತು ಕುಲಪತಿಯವರು ಕಾಲಕಾಲಕ್ಕೆ ಅಗತ್ಯಪಡಿಸಬಹುದಾದ ಅಂಥ ಇತರ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಇತರ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

(4) ಕುಲಸಚಿವರು ವಿಶ್ವವಿದ್ಯಾಲಯದ ದಾಖಲೆಗಳು ಮತ್ತು ಸಾಮಾನ್ಯ ಮೊಹರನ್ನು ಸರಿಯಾದ ರೀತಿಯಲ್ಲಿ ರಕ್ಷಿಸಿಕೊಂಡು ಬರುವ ಹೊಣೆಗಾರಿಕೆಯನ್ನು ಹೊಂದಿರತಕ್ಕದ್ದು ಮತ್ತು ಕುಲಾಧಿಪತಿಯವರು, ಕುಲಪತಿಯವರು ಅಥವಾ ಇತರ ಯಾವುದೇ ಪ್ರಾಧಿಕಾರವು ಕೋರಿದಂಥ ಎಲ್ಲಾ ಅಂಥ ಮಾಹಿತಿಯನ್ನು ಮತ್ತು ದಾಖಲೆಗಳನ್ನು ಅವರ ಮುಂದೆ ಮಂಡಿಸಲು ಬದ್ಧರಾಗಿರತಕ್ಕದ್ದು.

**20. ಹಣಕಾಸು ಅಧಿಕಾರಿ.-** ಕುಲಪತಿಯವರು, ಕುಲಾಧಿಪತಿಯವರ ಲಿಖಿತ ಅನುಮೋದನೆಯನ್ನು ಪಡೆದುಕೊಂಡು, ಪರಿನಿಯಮಗಳ ಮೂಲಕ ಪ್ರದತ್ತಗೊಳಿಸಬಹುದಾದ ಅಂಥ ವಿಧಾನದಲ್ಲಿ ಹಣಕಾಸು ಅಧಿಕಾರಿಯನ್ನು ನೇಮಕ ಮಾಡತಕ್ಕದ್ದು ಮತ್ತು ಅವರು ಅಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

**21. ಇತರ ಅಧಿಕಾರಿಗಳು.-** ವಿಶ್ವವಿದ್ಯಾಲಯದ ಇತರ ಅಧಿಕಾರಿಗಳ ನೇಮಕಾತಿಯ ವಿಧಾನ, ಸೇವಾ ನಿಬಂಧನೆಗಳು ಮತ್ತು ಷರತ್ತುಗಳು ಹಾಗೂ ಅವರ ಅಧಿಕಾರಗಳು ಮತ್ತು ಕರ್ತವ್ಯಗಳು ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದಂತೆ ಇರತಕ್ಕದ್ದು.

#### ಅಧ್ಯಾಯ - IV

#### ವಿಶ್ವವಿದ್ಯಾಲಯದ ಪ್ರಾಧಿಕಾರಗಳು

**22. ವಿಶ್ವವಿದ್ಯಾಲಯದ ಪ್ರಾಧಿಕಾರಗಳು.-** ಈ ಮುಂದಿನವುಗಳು ವಿಶ್ವವಿದ್ಯಾಲಯದ ಪ್ರಾಧಿಕಾರಗಳಾಗಿರತಕ್ಕದ್ದು, ಎಂದರೆ:-

- (i) ಪ್ರಬಂಧಕ ಮಂಡಳಿ;
- (ii) ವ್ಯವಸ್ಥಾಪನ ಮಂಡಳಿ;
- (iii) ಶೈಕ್ಷಣಿಕ ಪರಿಷತ್ತು;
- (iv) ಸಂಶೋಧನೆ ಮತ್ತು ಅನ್ವೇಷಣಾ ಪರಿಷತ್ತು;
- (v) ಹಣಕಾಸು ಸಮಿತಿ; ಮತ್ತು
- (vi) ವಿಶ್ವವಿದ್ಯಾಲಯದ ಪ್ರಾಧಿಕಾರಗಳೆಂದು ಪರಿನಿಯಮಗಳ ಮೂಲಕ ಘೋಷಿಸಬಹುದಾದ ಅಂಥ ಇತರ ಪ್ರಾಧಿಕಾರಗಳು.

**23. ಪ್ರಬಂಧಕ ಮಂಡಳಿ ಮತ್ತು ಇದರ ಅಧಿಕಾರಗಳು.-** (1) ಪ್ರಬಂಧಕ ಮಂಡಳಿಯು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಾಧಿಪತಿಯವರು - ಅಧ್ಯಕ್ಷರು;
- (ii) ಕುಲಪತಿಯವರು - ಸದಸ್ಯರು;
- (iii) ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು/ಕಾರ್ಯದರ್ಶಿಗಳು, ಉನ್ನತ ಶಿಕ್ಷಣ ಇಲಾಖೆ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಲ್ಲದ ದರ್ಜೆಯ ಆತನ ನಾಮನಿರ್ದೇಶಿತ;
- (iv) ಸರ್ಕಾರದ ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಲ್ಲದ ದರ್ಜೆಯ ಆತನ ನಾಮನಿರ್ದೇಶಿತ;
- (v) ರಾಜ್ಯ ಸರ್ಕಾರವು ನಾಮ ನಿರ್ದೇಶನ ಮಾಡಿದ ಆಡಳಿತವನ್ನು ಒಳಗೊಂಡಂತೆ ವ್ಯವಸ್ಥಾಪನೆ, ಹಣಕಾಸು ಅಥವಾ ಯಾವುದೇ ಇತರ ವಿಶೇಷ ಕ್ಷೇತ್ರದಲ್ಲಿನ ಒಬ್ಬರು ತಜ್ಞರು;
- (vi) ಪ್ರಾಯೋಜಕ ಸಂಸ್ಥೆಯು ನಾಮನಿರ್ದೇಶಿಸಿದ ಇಬ್ಬರು ವ್ಯಕ್ತಿಗಳು ಅವರ ಪೈಕಿ ಒಬ್ಬರು ಮಹಿಳೆಯಾಗಿರತಕ್ಕದ್ದು;
- (vii) ಸಹ ಕುಲಪತಿಯವರು ಮತದಾನದ ಹಕ್ಕಿಲ್ಲದ ಸದಸ್ಯರಾಗಿರತಕ್ಕದ್ದು;
- (viii) ವಿಶ್ವವಿದ್ಯಾಲಯ ಅನುದಾನ ಆಯೋಗದ ನಾಮನಿರ್ದೇಶಿತ ಒಬ್ಬ ಸುಪ್ರಸಿದ್ಧ ಶಿಕ್ಷಣ ತಜ್ಞರು.

(2) ಕುಲಸಚಿವರು ಪ್ರಬಂಧಕ ಮಂಡಳಿಯ ಮತ ದಾನದ ಹಕ್ಕಿರದ ಸದಸ್ಯ ಕಾರ್ಯದರ್ಶಿಯಾಗಿರತಕ್ಕದ್ದು.

(3) ಪ್ರಬಂಧಕ ಮಂಡಳಿಯ ಸದಸ್ಯರ ಪದಾವಧಿ, ಸರ್ಕಾರದಿಂದ ನಾಮನಿರ್ದೇಶಿತರಾದ ಸದಸ್ಯರನ್ನು ಹೊರತುಪಡಿಸಿ, ಸದಸ್ಯರ ನೇಮಕಾತಿ, ನವೀಕರಣ ಮತ್ತು ತೆಗೆದುಹಾಕುವುದು ಮುಂತಾದವುಗಳು ಪರಿನಿಯಮಗಳ ಮೂಲಕ ನಿಯಮಿಸಬಹುದಾದಂತೆ ಇರತಕ್ಕದ್ದು.

(4) ಪ್ರಬಂಧಕ ಮಂಡಳಿಯ ಎಲ್ಲಾ ಸಭೆಗಳಲ್ಲಿ ಕುಲಾಧಿಪತಿಯವರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು ಮತ್ತು ಅವರ ಗೃಹಾಜರಿಯಲ್ಲಿ ಕುಲಾಧಿಪತಿಯವರಿಂದ ನಾಮನಿರ್ದೇಶಿತರಾದ ಯಾರಾದರೂ ಒಬ್ಬರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು. ಅಂಥ ಸಭೆಯ ಅಧ್ಯಕ್ಷತೆಯನ್ನು ವಹಿಸುವುದಕ್ಕೆ ಕುಲಾಧಿಪತಿಯವರು ಯಾವೊಬ್ಬ ವ್ಯಕ್ತಿಯನ್ನೂ ನಾಮನಿರ್ದೇಶನ ಮಾಡಿರದಿದ್ದಲ್ಲಿ, ಸಭೆಯಲ್ಲಿ ಹಾಜರಿರುವ ಸದಸ್ಯರು ಸರಳ ಬಹುಮತದ ಮೂಲಕ ಅವರುಗಳ ಪೈಕಿಯಿಂದಲೇ ಆ ಸಭೆಗೆ ಮಾತ್ರವೇ ಅಧ್ಯಕ್ಷನನ್ನು ಚುನಾಯಿಸತಕ್ಕದ್ದು.

(5) ಪ್ರಬಂಧಕ ಮಂಡಳಿಯ ಎಲ್ಲಾ ಸಭೆಗಳಿಗೆ, ಅಂಥ ಸಭೆಯಲ್ಲಿ ಹಾಜರಾಗುವ ಮತ್ತು ಮತದಾನ ನೀಡುವ ಮೂರು ಜನ ಸದಸ್ಯರು ಗಣಪೂರ್ತಿ (ಕೋರಂ) ಆಗಿರತಕ್ಕದ್ದು;

ಪರಂತು, ಪ್ರಬಂಧಕ ಮಂಡಳಿಯ ಯಾವುದೇ ಸಭೆಯ ಕೋರಂ ಪೂರ್ಣವಾಗಬೇಕಾದರೆ ಕುಲಾಧಿಪತಿಯವರು ಅಥವಾ ಪ್ರಾಯೋಜಕ ಸಂಸ್ಥೆಯ ಒಬ್ಬ ನಾಮನಿರ್ದೇಶಿತರು ಹಾಜರಿರುವುದು ಮತ್ತು ಕುಲಾಧಿಪತಿಯವರು ಅಥವಾ ಪ್ರಾಯೋಜಕ ಸಂಸ್ಥೆಯ ನಾಮನಿರ್ದೇಶಿತರು ಹಾಜರಾಗದೇ ಇದ್ದಾಗ ಕುಲಪತಿಯವರು ಹಾಜರಿರುವುದು ಯಾವಾಗಲೂ ಅವಶ್ಯವಾಗಿರತಕ್ಕದ್ದು.

(6) ಪ್ರಬಂಧಕ ಮಂಡಳಿಯ ವಿಶ್ವವಿದ್ಯಾಲಯದ ಪ್ರಧಾನ ಪ್ರಬಂಧಕ ಸಂಸ್ಥೆಯಾಗಿರತಕ್ಕದ್ದು ಮತ್ತು ಅದು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯದ ಶಾಸನಬದ್ಧ ಲೆಕ್ಕಪರಿಶೋಧಕರನ್ನು ನೇಮಕಗೊಳಿಸುವುದು;
  - (ii) ವಿಶ್ವವಿದ್ಯಾಲಯವು ಅನುಸರಿಸಬೇಕಾದ ಕಾರ್ಯನೀತಿಗಳನ್ನು ರಚಿಸುವುದು;
  - (iii) ಈ ಅಧಿನಿಯಮದ ಅಥವಾ ಪರಿನಿಯಮಗಳ ಅಥವಾ ನಿಯಮಗಳ ಉಪಬಂಧಗಳಿಗೆ ಅನುಗುಣವಾಗಿ ಇರದ ವಿಶ್ವವಿದ್ಯಾಲಯದ ಇತರ ಪ್ರಾಧಿಕಾರಗಳ ತೀರ್ಮಾನಗಳನ್ನು ಪುನರೀಕ್ಷಿಸುವುದು;
  - (iv) ವಿಶ್ವವಿದ್ಯಾಲಯದ ಆಯವ್ಯಯ ಮತ್ತು ವಾರ್ಷಿಕ ವರದಿಗಳನ್ನು ಅನುಮೋದಿಸುವುದು;
  - (v) ಹೊಸ ಅಥವಾ ಹೆಚ್ಚುವರಿ ಪರಿನಿಯಮಗಳನ್ನು ರಚಿಸುವುದು ಅಥವಾ ಈಗಾಗಲೇ ಇರುವ ಪರಿನಿಯಮಗಳು ಮತ್ತು ನಿಯಮಗಳನ್ನು ತಿದ್ದುಪಡಿ ಮಾಡುವುದು ಅಥವಾ ನಿರಸನಗೊಳಿಸುವುದು;
  - (vi) ವಿಶ್ವವಿದ್ಯಾಲಯವನ್ನು ಸ್ವಯಂಸಮಾಪನಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳುವುದು;
  - (vii) ಸರ್ಕಾರಕ್ಕೆ ಸಲ್ಲಿಸುವ ಪ್ರಸ್ತಾವಗಳನ್ನು ಅನುಮೋದಿಸುವುದು;
  - (viii) ಶುಲ್ಕ ನಿಯಂತ್ರಣ ಸಮಿತಿಗೆ ಮೂವರು ಸದಸ್ಯರನ್ನು ನಾಮನಿರ್ದೇಶನ ಮಾಡುವುದು;
  - (ix) ವಿಶ್ವವಿದ್ಯಾಲಯದ ಉದ್ದೇಶಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದಕ್ಕೆ ಅಪೇಕ್ಷಣೀಯವೆಂದು ಕಂಡುಬರುವಂಥ ತೀರ್ಮಾನಗಳನ್ನು ಮತ್ತು ಕ್ರಮಗಳನ್ನು ಕೈಗೊಳ್ಳುವುದು.
- (7) ಪ್ರಬಂಧಕ ಮಂಡಳಿಯು ಒಂದು ವರ್ಷದಲ್ಲಿ ಕನಿಷ್ಠ ಮೂರು ಸಲ ಸಭೆ ಸೇರತಕ್ಕದ್ದು.
- (8) ಪ್ರಬಂಧಕ ಮಂಡಳಿಯು ಶಾಸನದ ಮೂಲಕ ನಿರ್ದಿಷ್ಟಪಡಿಸಬಹುದಾದ ಅಂಥ ಅವಧಿಯಲ್ಲಿ ಮತ್ತು ಸ್ಥಳದಲ್ಲಿ ಸಭೆ ಸೇರತಕ್ಕದ್ದು.

**24. ವ್ಯವಸ್ಥಾಪನಾ ಮಂಡಳಿ.-** (1) ವ್ಯವಸ್ಥಾಪನಾ ಮಂಡಳಿಯು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಪತಿಗಳು;
- (ii) ಸಹಕುಲಪತಿಗಳು;
- (iii) ಕುಲಸಚಿವರು;
- (iv) ಪ್ರಾಯೋಜಕ ಸಂಸ್ಥೆಯ ಇಬ್ಬರು ನಾಮನಿರ್ದೇಶಿತರು;
- (v) ಕುಲಪತಿಗಳು ನಾಮನಿರ್ದೇಶಿಸಬಹುದಾದ ವಿದ್ಯಾಲಯಗಳ ಇಬ್ಬರು ಡೀನ್‌ಗಳು;

(2) ಕುಲಪತಿಯವರು ವ್ಯವಸ್ಥಾಪನಾ ಮಂಡಳಿಯ ಅಧ್ಯಕ್ಷರಾಗಿರತಕ್ಕದ್ದು ಮತ್ತು ಕುಲಸಚಿವರು ವ್ಯವಸ್ಥಾಪನಾ ಮಂಡಳಿಯ ಕಾರ್ಯದರ್ಶಿಯಾಗಿರತಕ್ಕದ್ದು.

(3) ವ್ಯವಸ್ಥಾಪನಾ ಮಂಡಳಿಯು ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ಸಂಸ್ಥೆಯಾಗಿರತಕ್ಕದ್ದು. ವ್ಯವಸ್ಥಾಪನಾ ಮಂಡಳಿಯ ಅಧಿಕಾರಗಳು ಮತ್ತು ಪ್ರಕಾರ್ಯಗಳು ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದಂತೆ ಇರತಕ್ಕದ್ದು.

(4) ವ್ಯವಸ್ಥಾಪನಾ ಮಂಡಳಿಯ ಎಲ್ಲಾ ಸಭೆಗಳಲ್ಲಿ ಯಾವಾಗಲೂ ಕುಲಪತಿಯವರು ಅಧ್ಯಕ್ಷತೆ ವಹಿಸತಕ್ಕದ್ದು ಹಾಗೂ ಕುಲಪತಿಯವರ ಗೈರುಹಾಜರಿಯಲ್ಲಿ ಪ್ರಾಯೋಜಕ ಸಂಸ್ಥೆಯು ನಾಮನಿರ್ದೇಶನ ಮಾಡಿದವರು ಅಧ್ಯಕ್ಷತೆ ವಹಿಸತಕ್ಕದ್ದು ಮತ್ತು ಪ್ರಾಯೋಜಕ ಸಂಸ್ಥೆಯು ಯಾರನ್ನೂ ನಾಮನಿರ್ದೇಶನ ಮಾಡದೇ ಇದ್ದ ಸಂದರ್ಭದಲ್ಲಿ ಸಭೆಯಲ್ಲಿ ಹಾಜರಿರುವ ಸದಸ್ಯರು ಚುನಾಯಿಸಿದ ಯಾವುದೇ ಇತರ ಸದಸ್ಯರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

(5) ವ್ಯವಸ್ಥಾಪನಾ ಮಂಡಳಿಯ ಸಭೆಯಲ್ಲಿ ಯಾವುದೇ ವಿಷಯವನ್ನು ಕುರಿತು ವಿವಾದ ಉಂಟಾದಲ್ಲಿ ಸದರಿ ವಿಷಯವನ್ನು ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು ಮತ್ತು ಅಂಥ ವಿಷಯದ ಬಗ್ಗೆ ಕುಲಾಧಿಪತಿಯವರ ತೀರ್ಮಾನವು ಅಂತಿಮವಾಗಿರತಕ್ಕದ್ದು ಮತ್ತು ಅದಕ್ಕೆ ವಿಶ್ವವಿದ್ಯಾಲಯವು ಬದ್ಧವಾಗಿರತಕ್ಕದ್ದು.

**25. ಶೈಕ್ಷಣಿಕ ಪರಿಷತ್ತು.-**(1) ಶೈಕ್ಷಣಿಕ ಪರಿಷತ್ತು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಪತಿಯವರು - ಅಧ್ಯಕ್ಷರು
- (ii) ಸಹಕುಲಪತಿಯವರು - ಸದಸ್ಯರು
- (iii) ಕುಲಸಚಿವರು - ಕಾರ್ಯದರ್ಶಿಗಳು
- (iv) ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ಇತರ ಸದಸ್ಯರು.

(2) ಶೈಕ್ಷಣಿಕ ಪರಿಷತ್ತು ವಿಶ್ವವಿದ್ಯಾಲಯದ ಪ್ರಧಾನ ಶೈಕ್ಷಣಿಕ ಸಂಸ್ಥೆಯಾಗಿರತಕ್ಕದ್ದು ಮತ್ತು ಈ ಅಧಿನಿಯಮದ, ಪರಿನಿಯಮಗಳ, ವಿನಿಯಮಗಳ ಹಾಗೂ ನಿಯಮಗಳ ಉಪಬಂಧಗಳಿಗೆ ಒಳಪಟ್ಟು, ವಿಶ್ವವಿದ್ಯಾಲಯದ ಶೈಕ್ಷಣಿಕ ಕಾರ್ಯನೀತಿಗಳನ್ನು ಸಮನ್ವಯಗೊಳಿಸತಕ್ಕದ್ದು ಮತ್ತು ಅದರ ಬಗ್ಗೆ ಸಾಮಾನ್ಯ ಮೇಲ್ವಿಚಾರಣೆಯನ್ನು ನಡೆಸತಕ್ಕದ್ದು.

**26. ಸಂಶೋಧನೆ ಮತ್ತು ಅನ್ವೇಷಣಾ ಪರಿಷತ್ತು.**-(1) ಸಂಶೋಧನೆ ಮತ್ತು ಅನ್ವೇಷಣಾ ಪರಿಷತ್ತು ವಿಶ್ವವಿದ್ಯಾಲಯದ ಪ್ರಧಾನ ಸಂಶೋಧನೆ ಮತ್ತು ಅನ್ವೇಷಣಾ ಸಮಿತಿಯಾಗಿರತಕ್ಕದ್ದು ಹಾಗೂ ಸಂಶೋಧನೆ ಮತ್ತು ಅನ್ವೇಷಣಾ ಕ್ಷೇತ್ರಗಳ ಆದ್ಯತೆಯೂ ಒಳಗೊಂಡಂತೆ, ವಿಶ್ವವಿದ್ಯಾಲಯವು ಕೈಗೊಳ್ಳಬೇಕಾದ ಸಂಶೋಧನೆ ಮತ್ತು ಅನ್ವೇಷಣೆಯ ಬಗ್ಗೆ ಒಂದು ವ್ಯಾಪಕವಾದ ಪರಿಪೂರ್ಣ ಭವಿಷ್ಯದ ದೃಷ್ಟಿಯನ್ನು ಒದಗಿಸತಕ್ಕದ್ದು. ಈ ಪರಿಷತ್ತು, ಈ ಅಧಿನಿಯಮದ, ಪರಿನಿಯಮಗಳ, ವಿನಿಯಮಗಳ ಮತ್ತು ನಿಯಮಗಳ ಉಪಬಂಧಗಳಿಗೆ ಒಳಪಟ್ಟು, ವಿಶ್ವವಿದ್ಯಾಲಯದ ಸಂಶೋಧನೆ ಮತ್ತು ಅನ್ವೇಷಣಾ ಕಾರ್ಯನೀತಿಗಳನ್ನು ಸಮನ್ವಯಗೊಳಿಸತಕ್ಕದ್ದು ಮತ್ತು ಅದರ ಸಾಮಾನ್ಯ ಮೇಲ್ವಿಚಾರಣೆಯನ್ನು ನಡೆಸತಕ್ಕದ್ದು.

(2) ಸಂಶೋಧನೆ ಮತ್ತು ಅನ್ವೇಷಣಾ ಪರಿಷತ್ತು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- |                                    |                 |
|------------------------------------|-----------------|
| (i) ಕುಲಪತಿಯವರು                     | - ಅಧ್ಯಕ್ಷರು     |
| (ii) ಸಹಕುಲಪತಿಯವರು                  | - ಸದಸ್ಯರು       |
| (iii) ಸಂಶೋಧನೆಯ ಡೀನ್                | - ಕಾರ್ಯದರ್ಶಿ    |
| (iv) ಅನ್ವೇಷಣಾ ವಿಭಾಗದ ಮುಖ್ಯಸ್ಥರು    | - ಸದಸ್ಯರು       |
| (v) ಎಲ್ಲಾ ವ್ಯಾಸಂಗ ವಿಭಾಗಗಳ ಡೀನ್‌ಗಳು | - ಸದಸ್ಯರು ಮತ್ತು |

(i) ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ಇತರ ಸದಸ್ಯರು.

**27. ಹಣಕಾಸು ಸಮಿತಿ.**-(1) ಹಣಕಾಸು ಸಮಿತಿಯು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- |   |                  |
|---|------------------|
| (i) ಕುಲಾಧಿಪತಿಯವರು ಅಥವಾ ಅವರ ನಾಮನಿರ್ದೇಶಿತರು               | - ಅಧ್ಯಕ್ಷರು      |
| (ii) ಕುಲಪತಿಯವರು   | - ಸದಸ್ಯರು        |
| (iii) ಕುಲಸಚಿವರು   | - ಸದಸ್ಯರು        |
| (iv) ಹಣಕಾಸು ಅಧಿಕಾರಿ                                     | - ಕಾರ್ಯದರ್ಶಿ     |
| (v) ಪ್ರಾಯೋಜಕ ಸಂಸ್ಥೆಯ ಒಬ್ಬ ನಾಮನಿರ್ದೇಶಿತರು                | - ಸದಸ್ಯರು; ಮತ್ತು |
| (vi) ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ಇತರ ಸದಸ್ಯರು. |                  |

(2) ಹಣಕಾಸು ಸಮಿತಿಯು ಹಣಕಾಸಿನ ವಿಷಯಗಳನ್ನು ಕೈಗೊಳ್ಳುವ ವಿಶ್ವವಿದ್ಯಾಲಯದ ಪ್ರಧಾನ ಹಣಕಾಸು ಸಂಸ್ಥೆಯಾಗಿರತಕ್ಕದ್ದು ಹಾಗೂ ಅದು ಈ ಅಧಿನಿಯಮ, ನಿಯಮಗಳು ಮತ್ತು ಪರಿನಿಯಮಗಳ ಉಪಬಂಧಗಳಿಗೆ ಒಳಪಟ್ಟು ವಿಶ್ವವಿದ್ಯಾಲಯದ ಹಣಕಾಸು ವಿಷಯಗಳನ್ನು ಸಮನ್ವಯಗೊಳಿಸತಕ್ಕದ್ದು ಮತ್ತು ಸಾಮಾನ್ಯ ಮೇಲ್ವಿಚಾರಣೆಯನ್ನು ನಡೆಸತಕ್ಕದ್ದು.

**28. ಇತರ ಪ್ರಾಧಿಕಾರಗಳು.**- ವಿಶ್ವವಿದ್ಯಾಲಯದ ಇತರ ಪ್ರಾಧಿಕಾರಗಳ ರಚನೆ, ಅಧಿಕಾರಗಳು ಹಾಗೂ ಪ್ರಕಾರ್ಯಗಳು ಪರಿನಿಯಮಗಳಿಂದ ನಿರ್ದಿಷ್ಟಪಡಿಸಬಹುದಾದಂತೆ ಇರತಕ್ಕದ್ದು.

**29. ಒಂದು ಪ್ರಾಧಿಕಾರದ ಅಥವಾ ಸಂಸ್ಥೆಯ ಸದಸ್ಯತ್ವಕ್ಕೆ ಅನರ್ಹತೆ.**- ವಿಶ್ವವಿದ್ಯಾಲಯದ ಸಂಸ್ಥೆಗಳ ಯಾವುವೇ ಪ್ರಾಧಿಕಾರಗಳ ಒಬ್ಬ ವ್ಯಕ್ತಿಯು,-

- |       |   |
|-------|---|
| (ಎ)   | ಅಸ್ವತ್ತ ಚಿತ್ತನಾಗಿದ್ದು ಹಾಗೆಂದು ಸಕ್ಷಮ ನ್ಯಾಯಾಲಯದಿಂದ ಘೋಷಿಸಲ್ಪಟ್ಟಿದ್ದರೆ;   |
| (ಬಿ)  | ಅವಿಮುಕ್ತ ದಿವಾಳಿಯಾಗಿದ್ದರೆ;   |
| (ಸಿ)  | ನೈತಿಕ ಅಧಃಪತನವನ್ನೊಳಗೊಳ್ಳುವ ಒಂದು ಅಪರಾಧಕ್ಕಾಗಿ ಅಪರಾಧಿ ಎಂದು ನಿರ್ಣೀತನಾಗಿದ್ದರೆ;  |
| (ಡಿ)  | ಖಾಸಗಿ ಬೋಧನಾ ತರಗತಿಗಳನ್ನು ನಡೆಸುತ್ತಿದ್ದರೆ ಅಥವಾ ಸ್ವತಃ ನಿರತನಾಗಿದ್ದರೆ;  |
| (ಇ)   | ಯಾವುದೇ ವಿಧದಲ್ಲಿ, ಎಲ್ಲಿಯೇ, ಯಾವುದೇ ಪರೀಕ್ಷೆಯನ್ನು ನಡೆಸುವಲ್ಲಿ ಅನುಚಿತ ಅಭ್ಯಾಸದಲ್ಲಿ ತೊಡಗಿದ್ದಕ್ಕಾಗಿ ಅಥವಾ ಉತ್ತೇಜಿಸಿದ್ದಕ್ಕಾಗಿ ದಂಡಿತನಾಗಿದ್ದರೆ;              |
| (ಎಫ್) | ಪ್ರಾಯೋಜಿತ ಸಂಸ್ಥೆಯ ಯಾವುವೇ ಪ್ರಾಧಿಕಾರಗಳ ಅಥವಾ ಸಂಸ್ಥೆಗಳ ಯಾವೊಬ್ಬ ಸದಸ್ಯನನ್ನು ಆ ಪದವನ್ನು ಹೊಂದಿರುವುದಕ್ಕೆ ಅರ್ಹನಲ್ಲನೆಂದು ಲಿಖಿತದಲ್ಲಿ ಅಭಿಪ್ರಾಯ ನೀಡಿದಾಗಲೆಲ್ಲಾ. |

-ಸದಸ್ಯನಾಗಿರುವುದಕ್ಕೆ ಅನರ್ಹನಾಗತಕ್ಕದ್ದು.

**30. ಖಾಲಿಸ್ಥಾನ ಇರುವ ಕಾರಣದಿಂದಾಗಿ ವ್ಯವಹರಣೆಗಳು ಅಸಿಂಧುವಾಗತಕ್ಕದ್ದಲ್ಲ.**- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರದ ಕಾರ್ಯ ಅಥವಾ ವ್ಯವಹರಣೆಗಳು ಕೇವಲ ಅದರಲ್ಲಿ ಯಾವುದೇ ಖಾಲಿಸ್ಥಾನ ಇದೆ ಎಂಬ ಕಾರಣದಿಂದ ಅಥವಾ ಪ್ರಾಧಿಕಾರದ ರಚನೆಯಲ್ಲಿ ದೋಷವಿದೆ ಎಂಬ ಕಾರಣದಿಂದ ಮಾತ್ರವೇ ಅಸಿಂಧುವಾಗತಕ್ಕದ್ದಲ್ಲ.

**31. ಕಾರ್ಯಸೂಚಿ ವಿಷಯಗಳ ಬಗ್ಗೆ ಉಪಬಂಧಗಳು.-** (1) ಯಾವುದೇ ಕಾರ್ಯಸೂಚಿ ವಿಷಯಗಳನ್ನು ಕುಲಾಧಿಪತಿಯವರ ಪೂರ್ವಾನುಮೋದನೆಯನ್ನು ಪಡೆಯದೇ ಪ್ರಬಂಧಕ ಮಂಡಳಿಯ ಅಥವಾ ವ್ಯವಸ್ಥಾಪನಾ ಮಂಡಳಿಯ ಅಥವಾ ಯಾವುದೇ ಸಮಿತಿಯ ಸಭೆಗಳ ಕಾರ್ಯಸೂಚಿ ವಿಷಯಗಳಲ್ಲಿ ಸೇರಿಸತಕ್ಕದ್ದಲ್ಲ ಅಥವಾ ಚರ್ಚೆಗೆ ತೆಗೆದುಕೊಳ್ಳತಕ್ಕದ್ದಲ್ಲ ಮತ್ತು ತೀರ್ಮಾನಿಸತಕ್ಕದ್ದಲ್ಲ.

(2) ಈ ಅಧಿನಿಯಮದ ಯಾವುದೇ ಉಪಬಂಧಗಳನ್ನು ಪಾಲಿಸದೆ ಇರುವ ಸಂದರ್ಭದಲ್ಲಿ, ಕುಲಾಧಿಪತಿಯವರು ವಿಶ್ವವಿದ್ಯಾಲಯದ ಯಾವುದೇ ಪದಾಧಿಕಾರಿ ಅಥವಾ ಸಂಸ್ಥೆಯು ತೆಗೆದುಕೊಂಡ ಎಲ್ಲಾ ತೀರ್ಮಾನಗಳನ್ನು ವಿಷಯಗೊಳಿಸುವ ಮೂಲಕ ಪರಿಹಾರ ಕ್ರಮಗಳನ್ನು ಕೂಡಲೇ ಕೈಗೊಳ್ಳಲು ಅಧಿಕಾರವನ್ನು ಎಲ್ಲಾ ಸಮಯದಲ್ಲಿ ಹೊಂದಿರತಕ್ಕದ್ದು ಮತ್ತು ಅಂಥ ಪರಿಹಾರ ಕ್ರಮದ ಪರಿಣಾಮವಾಗಿ ಅಧಿನಿಯಮದ ಉಪಬಂಧಗಳನ್ನು ಪಾಲಿಸದೇ ವಿಶ್ವವಿದ್ಯಾಲಯದ ಪದಾಧಿಕಾರಿ ಅಥವಾ ಸಂಸ್ಥೆಯು ಕೈಗೊಂಡಿದ್ದ ಎಲ್ಲಾ ಅಂಥ ಕ್ರಮಗಳು, ಮೊದಲಿನಿಂದಲೂ ಶೂನ್ಯ ಮತ್ತು ಅಕೃತ ಎಂದು ಭಾವಿಸತಕ್ಕದ್ದು ಹಾಗೂ ತತ್ಪರಿಣಾಮವಾಗಿ, ಉಪಬಂಧ ಪಾಲಿಸದೇ ಇದ್ದ ವಿಷಯ ಅಥವಾ ನಿರ್ಧಾರದ ಸಂಬಂಧದಲ್ಲಿ ಅದಕ್ಕೆ ಮುಂಚೆ ಇದ್ದ ವಸ್ತುಸ್ಥಿತಿಯೇ ಮುಂದುವರಿಯತಕ್ಕದ್ದು.

### ಅಧ್ಯಾಯ - V

#### ಪರಿನಿಯಮಗಳು ಮತ್ತು ವಿನಿಯಮಗಳು

**32. ಪರಿನಿಯಮಗಳು.-** ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು, ಪರಿನಿಯಮಗಳು ವಿಶ್ವವಿದ್ಯಾಲಯಕ್ಕೆ ಮತ್ತು ಸಿಬ್ಬಂದಿಗೆ ಸಂಬಂಧಿಸಿದ ಎಲ್ಲಾ ಅಥವಾ ಯಾವುದೇ ವಿಷಯಕ್ಕೆ ಈ ಕೆಳಗಿನಂತೆ ಉಪಬಂಧ ಕಲ್ಪಿಸಬಹುದು, ಎಂದರೆ:-

- (i) ವಿಶ್ವವಿದ್ಯಾಲಯದ ಪ್ರಾಧಿಕಾರಗಳ ಕಾರ್ಯಕಲಾಪಗಳನ್ನು ನಡೆಸುವ ಮತ್ತು ಈ ಅಧಿನಿಯಮದಲ್ಲಿ ನಿರ್ದಿಷ್ಟಪಡಿಸದಿರುವ ಸಂಸ್ಥೆಗಳ ರಚನೆಯ ಕಾರ್ಯವಿಧಾನ;
- (ii) ಶಾಶ್ವತ ಶಾಸನಬದ್ಧ ದತ್ತಿ ನಿಧಿ, ವಿಶ್ವವಿದ್ಯಾಲಯ ದತ್ತಿ ನಿಧಿ, ಸಾಮಾನ್ಯ ನಿಧಿ ಹಾಗೂ ಅಭಿವೃದ್ಧಿ ನಿಧಿಗಳ ನಿರ್ವಹಣೆ;
- (iii) ಕುಲಪತಿಗಳು, ಕುಲಸಚಿವರು ಹಾಗೂ ಹಣಕಾಸು ಅಧಿಕಾರಿ ಇವರ ನೇಮಕಾತಿಯ ನಿಬಂಧನೆಗಳು ಹಾಗೂ ಷರತ್ತುಗಳು ಹಾಗೂ ಅವರ ಅಧಿಕಾರಗಳು ಮತ್ತು ಪ್ರಕಾರ್ಯಗಳು;
- (iv) ವಿಶ್ವವಿದ್ಯಾಲಯದ ಇತರ ಅಧಿಕಾರಿಗಳ, ಅಧ್ಯಾಪಕರ ಮತ್ತು ನೌಕರರ ನೇಮಕಾತಿ ವಿಧಾನ ಹಾಗೂ ಸೇವಾ ನಿಬಂಧನೆಗಳು ಮತ್ತು ಷರತ್ತುಗಳು;
- (v) ವಿಶ್ವವಿದ್ಯಾಲಯ ಹಾಗೂ ಅದರ ಅಧಿಕಾರಿಗಳು, ವ್ಯಾಸಂಗ ವಿಭಾಗದ (ಫ್ಯಾಕಲ್ಟಿ) ಸದಸ್ಯರು, ನೌಕರರು ಹಾಗೂ ವಿದ್ಯಾರ್ಥಿಗಳ ನಡುವೆ ಉಂಟಾದ ವಿವಾದಗಳನ್ನು ಪರಿಹರಿಸುವ ಕಾರ್ಯವಿಧಾನ;
- (vi) ವಿಭಾಗಗಳು ಮತ್ತು ವ್ಯಾಸಂಗ ವಿಭಾಗಗಳ (ಫ್ಯಾಕಲ್ಟಿಗಳ) ಸೃಜನೆ, ರದ್ದತಿ ಅಥವಾ ಪುನಾರಚನೆ;
- (vii) ಇತರ ವಿಶ್ವವಿದ್ಯಾಲಯಗಳು ಅಥವಾ ಉನ್ನತ ಕಲಿಕಾ ಸಂಸ್ಥೆಗಳ ಜೊತೆಯಲ್ಲಿ ಸಹಕರಿಸಬೇಕಾದ ರೀತಿ;
- (viii) ಗೌರವ ಪದವಿಗಳ ನೀಡಿಕೆಯ ಕಾರ್ಯವಿಧಾನ;
- (ix) ಉಚಿತ ಶಿಕ್ಷಣ (ಫ್ರಿಶಿಪ್) ಮತ್ತು ವಿದ್ಯಾರ್ಥಿವೇತನ ಮಂಜೂರಾತಿಗೆ ಸಂಬಂಧಿಸಿದ ಉಪಬಂಧಗಳು;
- (x) ವಿವಿಧ ವ್ಯಾಸಂಗ ಕ್ರಮಗಳಲ್ಲಿನ ಸೀಟುಗಳ ಸಂಖ್ಯೆಗೆ ಸಂಬಂಧಿಸಿದ ಕಾರ್ಯನೀತಿಗಳು ಮತ್ತು ಅಂಥ ವ್ಯಾಸಂಗ ಕ್ರಮಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಕಾರ್ಯವಿಧಾನ;
- (xi) ವಿವಿಧ ವ್ಯಾಸಂಗ ಕ್ರಮಗಳಿಗೆ ವಿದ್ಯಾರ್ಥಿಗಳಿಗೆ ವಿಧಿಸಬಹುದಾದ ಶುಲ್ಕಕ್ಕೆ ಸಂಬಂಧಿಸಿದ ಕಾರ್ಯನೀತಿ;
- (xii) ಸಂಶೋಧನಾ ವೇತನಗಳು (ಫೆಲೋಶಿಪ್‌ಗಳು), ವಿದ್ಯಾರ್ಥಿವೇತನಗಳು, ಶಿಷ್ಯವೇತನಗಳು, ಉಚಿತ ಶಿಕ್ಷಣ, ಪದಕಗಳು ಹಾಗೂ ಬಹುಮಾನಗಳನ್ನು ಪ್ರಾರಂಭಿಸುವುದು;
- (xiii) ಪ್ರಬಂಧಕ ಮಂಡಳಿಯು ನಿರ್ಧರಿಸಬಹುದಾದ ಅಥವಾ ಈ ಅಧಿನಿಯಮದ ಅಡಿಯಲ್ಲಿ ಪರಿನಿಯಮಗಳ ಮೂಲಕ ಉಪಬಂಧ ಕಲ್ಪಿಸಬೇಕಾದ ಅಗತ್ಯತೆಯುಳ್ಳ ಯಾವುದೇ ಇತರ ವಿಷಯಗಳು.

**33. ಪರಿನಿಯಮಗಳ ರಚನೆ ವಿಧಾನ.-** (1) ವ್ಯವಸ್ಥಾಪನಾ ಮಂಡಳಿಯು ರಚಿಸಿದ ಮೊದಲ ಶಾಸನಗಳನ್ನು ಅನುಮೋದನೆಗಾಗಿ ಪ್ರಬಂಧಕ ಮಂಡಳಿಗೆ ಸಲ್ಲಿಸತಕ್ಕದ್ದು.

(2) ವ್ಯವಸ್ಥಾಪನಾ ಮಂಡಳಿಯು ಸಲ್ಲಿಸಿದ ಮೊದಲ ಪರಿನಿಯಮಗಳನ್ನು ಪ್ರಬಂಧಕ ಮಂಡಳಿಯು ಪರಿಗಣಿಸತಕ್ಕದ್ದು ಹಾಗೂ ತಾನು ಅವಶ್ಯವೆಂದು ಭಾವಿಸಬಹುದಾದ ಅಂಥ ಮಾರ್ಪಾಡುಗಳು, ಯಾವುದಾದರೂ ಇದ್ದಲ್ಲಿ, ಅವುಗಳೊಡನೆ ತನ್ನ ಅನುಮೋದನೆಯನ್ನು ನೀಡತಕ್ಕದ್ದು.

(3) ವಿಶ್ವವಿದ್ಯಾಲಯವು, ಪ್ರಬಂಧಕ ಮಂಡಳಿಯು ಅನುಮೋದಿಸಿದ ಮೊದಲ ಪರಿನಿಯಮಗಳನ್ನು ವಿಶ್ವವಿದ್ಯಾಲಯದ ಅಧಿಸೂಚನೆಯಲ್ಲಿ ಪ್ರಕಟಿಸತಕ್ಕದ್ದು ಮತ್ತು ತದನಂತರ ಮೊದಲ ಪರಿನಿಯಮಗಳ ಪ್ರಕಟಣೆಯ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

**34. ಪರಿನಿಯಮಗಳ ತಿದ್ದುಪಡಿಯ ಅಧಿಕಾರ.-** ಪ್ರಬಂಧಕ ಮಂಡಳಿಯು ಹೊಸ ಅಥವಾ ಹೆಚ್ಚುವರಿ ಪರಿನಿಯಮಗಳನ್ನು ರಚಿಸಬಹುದು ಅಥವಾ ಪರಿನಿಯಮಗಳ ತಿದ್ದುಪಡಿ ಮಾಡಬಹುದು ಅಥವಾ ಅವನ್ನು ನಿರಸನಗೊಳಿಸಬಹುದು.

**35. ವಿನಿಯಮಗಳು.-** ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು, ವಿನಿಯಮಗಳು ಈ ಮುಂದಿನ ವಿಷಯಗಳಿಗೆ ಉಪಬಂಧಗಳನ್ನು ಕಲ್ಪಿಸಬಹುದು, ಎಂದರೆ:-

- (i) ವಿಶ್ವವಿದ್ಯಾಲಯಕ್ಕೆ ವಿದ್ಯಾರ್ಥಿಗಳ ಪ್ರವೇಶ ಮತ್ತು ವಿದ್ಯಾರ್ಥಿ ಪಟ್ಟಿಯಲ್ಲಿ ಅವರುಗಳ ದಾಖಲಾತಿ ಹಾಗೂ ಮುಂದುವರಿಕೆ;
- (ii) ವಿಶ್ವವಿದ್ಯಾಲಯದ ಎಲ್ಲಾ ಪದವಿಗಳು ಮತ್ತು ಇತರ ಶೈಕ್ಷಣಿಕ ಪ್ರಶಸ್ತಿಗಳಿಗಾಗಿ ನಿಗದಿಪಡಿಸತಕ್ಕ ವ್ಯಾಸಂಗ ಕ್ರಮಗಳು;
- (iii) ಪದವಿಗಳ ಮತ್ತು ಇತರ ಶೈಕ್ಷಣಿಕ ಪ್ರಶಸ್ತಿಗಳ ಪ್ರದಾನ;
- (iv) ಸಂಶೋಧನಾ ವೇತನಗಳು (ಫೆಲೋಶಿಪ್), ವಿದ್ಯಾರ್ಥಿವೇತನಗಳು, ಶಿಷ್ಯವೇತನಗಳು, ಪದಕಗಳು ಮತ್ತು ಬಹುಮಾನಗಳನ್ನು ನೀಡಲು ಷರತ್ತುಗಳು;
- (v) ಪರೀಕ್ಷೆಗಳನ್ನು ನಡೆಸುವುದು ಹಾಗೂ ಪರೀಕ್ಷೆ ನಡೆಸುವ ಸಂಸ್ಥೆಗಳು, ಪರೀಕ್ಷಕರು, ಪರೀಕ್ಷಾ ಮೇಲ್ವಿಚಾರಕರು, ಟ್ಯಾಬುಲೇಟರ್‌ಗಳು ಮತ್ತು ಮಾಡರೇಟರ್‌ಗಳ ನೇಮಕಾತಿ ಷರತ್ತುಗಳು ಮತ್ತು ವಿಧಾನ ಹಾಗೂ ಅವರ ಕರ್ತವ್ಯಗಳು;
- (vi) ವಿಶ್ವವಿದ್ಯಾಲಯದ ಪರೀಕ್ಷೆಗಳಿಗೆ, ಪದವಿಗಳಿಗೆ ಹಾಗೂ ಇತರ ಶೈಕ್ಷಣಿಕ ಪ್ರಶಸ್ತಿಗಳಿಗೆ ಪ್ರವೇಶಕ್ಕೆ ವಿಧಿಸತಕ್ಕ ಶುಲ್ಕ;
- (vii) ವಿಶ್ವವಿದ್ಯಾಲಯ ಅಥವಾ ಒಂದು ಘಟಕ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಿವಾಸಕ್ಕಾಗಿ ಷರತ್ತುಗಳು;
- (viii) ವಿಶ್ವವಿದ್ಯಾಲಯ ಅಥವಾ ಒಂದು ಘಟಕ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಶಿಸ್ತು ಪಾಲನೆ;
- (ix) ಈ ಅಧಿನಿಯಮದ ಅಡಿಯಲ್ಲಿನ ಪರಿನಿಯಮಗಳಲ್ಲಿ ಉಪಬಂಧ ಕಲ್ಪಿಸಬಹುದಾದಂಥ ಇತರ ಎಲ್ಲಾ ವಿಷಯಗಳು.

**36. ವಿನಿಯಮಗಳ ರಚನೆ ವಿಧಾನ.-** ವಿನಿಯಮಗಳನ್ನು ಶೈಕ್ಷಣಿಕ ಪರಿಷತ್ತು ರಚಿಸತಕ್ಕದ್ದು ಹಾಗೂ ವ್ಯವಸ್ಥಾಪನಾ ಮಂಡಳಿಯು ಅನುಮೋದಿಸತಕ್ಕದ್ದು.

**37. ವಿನಿಯಮಗಳ ತಿದ್ದುಪಡಿಗೆ ಅಧಿಕಾರ.-** ವ್ಯವಸ್ಥಾಪನಾ ಮಂಡಳಿಯು ಅನುಮೋದನೆಯೊಡನೆ ಶೈಕ್ಷಣಿಕ ಪರಿಷತ್ತು ಹೊಸ ವಿನಿಯಮಗಳನ್ನು ಅಥವಾ ಹೆಚ್ಚುವರಿ ವಿನಿಯಮಗಳನ್ನು ರಚಿಸಬಹುದು ಅಥವಾ ವಿನಿಯಮಗಳ ತಿದ್ದುಪಡಿ ಮಾಡಬಹುದು ಅಥವಾ ನಿರಸನಗೊಳಿಸಬಹುದು.

**38. ಶುಲ್ಕ ನಿಯಂತ್ರಣ ಸಮಿತಿ.-** (1) ಸರ್ಕಾರವು ರಚಿಸಿದ ನಿವೃತ್ತ ಸರ್ವೋಚ್ಚ ನ್ಯಾಯಾಲಯದ ಅಥವಾ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಮುಖ್ಯಸ್ಥರಾಗಿರುವ ಮತ್ತು ವಿಶ್ವವಿದ್ಯಾಲಯದ ಕುಲಾಧಿಪತಿ, ಕುಲಪತಿ, ಉನ್ನತ ಶಿಕ್ಷಣ ಪ್ರಭಾರದಲ್ಲಿರುವ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅಥವಾ ಕಾರ್ಯದರ್ಶಿ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಲ್ಲದ ಅವರ ನಾಮನಿರ್ದೇಶಿತರು ವೈದ್ಯಕೀಯ ಶಿಕ್ಷಣದ ಪ್ರಧಾನ ಕಾರ್ಯದರ್ಶಿ ಅಥವಾ ಕಾರ್ಯದರ್ಶಿ ಅಥವಾ ಉಪಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಲ್ಲದ ಅವರ ನಾಮನಿರ್ದೇಶಿತರು ಒಬ್ಬ ಮಹಿಳೆಯೂ ಸೇರಿದಂತೆ ಪ್ರಬಂಧಕ ಮಂಡಳಿಯು ನಾಮನಿರ್ದೇಶಿಸಿದ ಇಬ್ಬರು ಶಿಕ್ಷಣ ತಜ್ಞರು ಇವರುಗಳನ್ನು ಒಳಗೊಂಡ ಒಂದು ಶುಲ್ಕ ನಿಯಂತ್ರಣ ಸಮಿತಿಯು, 9ನೇ ಪ್ರಕರಣದ ಅಡಿಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗಾಗಿ ಮೀಸಲಿರಿಸಿದ ವಿಶ್ವವಿದ್ಯಾಲಯದ ಸ್ಥಾನಗಳ ಶುಲ್ಕವನ್ನು ನಿಯಂತ್ರಿಸತಕ್ಕದ್ದು. ಸಮಿತಿಯಲ್ಲಿ ಈ ಉದ್ದೇಶಕ್ಕಾಗಿ ಒಬ್ಬರು ಮ್ಯಾಟರ್ ಚಾರ್ಟರ್ಡ್ ಅಕೌಂಟೆಂಟ್ ರವರನ್ನು ಸಹ ಸದಸ್ಯನನ್ನಾಗಿ ಸೇರಿಸಿಕೊಳ್ಳತಕ್ಕದ್ದು.

(2) ಸಮಿತಿಯು ವಿಶ್ವವಿದ್ಯಾಲಯದ ಪ್ರವೇಶಗಳ ಮತ್ತು ಶುಲ್ಕದ ಸಂಗ್ರಹಣೆಯ ಅನುಪಾಲನೆಯನ್ನು ನೋಡಿಕೊಳ್ಳತಕ್ಕದ್ದು.

## ಅಧ್ಯಾಯ - VI

### ಸಂಕೀರ್ಣ

**39. ನೌಕರರ ಸೇವಾ ಷರತ್ತುಗಳು.-** (1) ಪರಿನಿಯಮಗಳ ಮತ್ತು ವಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ಅಥವಾ ನಿಯಮಗಳ ಮೂಲಕ ನಿಯಮಿಸಬಹುದಾದ ಅಂಥ ನಿಬಂಧನೆಗಳು ಮತ್ತು ಷರತ್ತುಗಳು, ಯಾವುದಾದರೂ ಇದ್ದಲ್ಲಿ, ಅವುಗಳಿಗೆ ಒಳಪಟ್ಟು ಪ್ರತಿಯೊಬ್ಬ ನೌಕರನು ಲಿಖಿತ ಕರಾರಿನ ಅಡಿಯಲ್ಲಿ ನೇಮಕಗೊಳ್ಳತಕ್ಕದ್ದು ಮತ್ತು ಅದನ್ನು ವಿಶ್ವವಿದ್ಯಾಲಯದಲ್ಲಿ ಇಟ್ಟುಕೊಳ್ಳತಕ್ಕದ್ದು ಹಾಗೂ ಅದರ ಪ್ರತಿಯನ್ನು ಸಂಬಂಧಪಟ್ಟ ನೌಕರನಿಗೆ ನೀಡತಕ್ಕದ್ದು.

(2) ನೌಕರರ ವಿರುದ್ಧ ಶಿಸ್ತು ಕ್ರಮವನ್ನು ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಕಾರ್ಯವಿಧಾನಗಳ ಮೂಲಕ ನಿಯಂತ್ರಿಸತಕ್ಕದ್ದು.

(3) ಕರಾರಿನಿಂದಾಗಿ ವಿಶ್ವವಿದ್ಯಾಲಯ ಮತ್ತು ನೌಕರನ ಮಧ್ಯದಲ್ಲಿ ಉದ್ಭವಿಸಬಹುದಾದ ಯಾವುದೇ ವಿವಾದವನ್ನು, ಲಿಖಿತ ಕರಾರಿನಲ್ಲಿ ಉಪಬಂಧಿಸಿದ ವಿಧಾನದಲ್ಲಿ ಹಾಗೂ ಪರಿನಿಯಮಗಳ ಅನುಸಾರವಾಗಿ ಪರಿಹರಿಸತಕ್ಕದ್ದು.

**40. ಮೇಲ್ಮನವಿ ಹಕ್ಕು.-** ವಿಶ್ವವಿದ್ಯಾಲಯವು ತನ್ನ ನೌಕರರ ಅಥವಾ ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡ ಸಂದರ್ಭದಲ್ಲಿ, ಬಾಧಿತ ನೌಕರ ಅಥವಾ ವಿದ್ಯಾರ್ಥಿಗಳು ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದಂತೆ ಮೇಲ್ಮನವಿ ಹಕ್ಕನ್ನು ಹೊಂದಿರತಕ್ಕದ್ದು.

**41. ಭವಿಷ್ಯ ಅಥವಾ ನಿವೃತ್ತಿ ವೇತನ ನಿಧಿ .-** ವಿಶ್ವವಿದ್ಯಾಲಯವು, ತನ್ನ ನೌಕರರ ಪ್ರಯೋಜನಕ್ಕಾಗಿ, ಪರಿನಿಯಮಗಳು ಮತ್ತು ಜಾರಿಯಲ್ಲಿರುವ ಕಾನೂನುಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ಅಂಥ ವಿಧಾನದಲ್ಲಿ ಮತ್ತು ಅಂಥ ಷರತ್ತುಗಳಿಗೆ ಒಳಪಟ್ಟು ತಾನು ಸೂಕ್ತವೆಂದು ಭಾವಿಸಬಹುದಾದ ಅಂಥ ಭವಿಷ್ಯ ಅಥವಾ ನಿವೃತ್ತಿ ವೇತನ ನಿಧಿಯನ್ನು ರಚಿಸತಕ್ಕದ್ದು ಹಾಗೂ ಅಂಥ ವಿಮಾ ಯೋಜನೆಗಳನ್ನು ಒದಗಿಸತಕ್ಕದ್ದು.

**42. ವಿಶ್ವವಿದ್ಯಾಲಯದ ಪ್ರಾಧಿಕಾರಗಳು ಮತ್ತು ಸಂಸ್ಥೆಗಳ ರಚನೆಯ ವಿವಾದಗಳು.-** ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ಇತರ ಸಂಸ್ಥೆಯ ಸದಸ್ಯನಾಗಿ ಯಾವೊಬ್ಬ ವ್ಯಕ್ತಿಯು ಸೂಕ್ತವಾಗಿ ಆಯ್ಕೆಯಾಗಿದ್ದಾನೆಯೇ ಅಥವಾ ನೇಮಕಗೊಂಡಿದ್ದಾನೆಯೇ ಅಥವಾ ಅದಕ್ಕೆ ಅರ್ಹನಾಗಿದ್ದಾನೆಯೇ ಎಂಬ ಯಾವುದೇ ಪ್ರಶ್ನೆ ಉದ್ಭವಿಸಿದರೆ, ಆ ವಿಷಯವನ್ನು ತೀರ್ಮಾನಕ್ಕಾಗಿ ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು ಮತ್ತು ಅವರ ತೀರ್ಮಾನವು ಅಂತಿಮವಾಗಿರತಕ್ಕದ್ದು.

**43. ಸಮಿತಿಗಳ ರಚನೆ.-** 22ನೇ ಪ್ರಕರಣದಲ್ಲಿ ನಮೂದಿಸಿದ ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರವು ತಾನು ಸೂಕ್ತವೆಂದು ಭಾವಿಸಬಹುದಾದ ಅಂಥ ಅಧಿಕಾರವನ್ನು ಹೊಂದಿರುವ ಅಂಥ ಸದಸ್ಯರನ್ನು ಒಳಗೊಂಡ ಅಂಥ ಪ್ರಾಧಿಕಾರದ ಒಂದು ಸಮಿತಿಯನ್ನು ರಚಿಸಲು ಅಧಿಕಾರವನ್ನು ಹೊಂದಿರತಕ್ಕದ್ದು.

44. ಆಕಸ್ಮಿಕವಾಗಿ ಖಾಲಿಯಾದ ಸ್ಥಾನಗಳನ್ನು ತುಂಬುವುದು.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ಸಂಸ್ಥೆಯ ಪದನಿಮಿತ್ತ ಸದಸ್ಯರನ್ನು ಹೊರತುಪಡಿಸಿ, ಸದಸ್ಯರ ಪೈಕಿ ಯಾವುದೇ ಸ್ಥಾನವು ಆಕಸ್ಮಿಕವಾಗಿ ಖಾಲಿಯಾದರೆ, ಯಾರ ಸ್ಥಾನವು ಖಾಲಿಯಾಗಿ ತುಂಬಬೇಕಾಗಿ ಬಂದಿದೆಯೋ ಆ ಸದಸ್ಯನನ್ನು ಯಾವ ರೀತಿಯಲ್ಲಿ ಆರಿಸಲಾಗಿತ್ತೋ ಅದೇ ರೀತಿಯಲ್ಲಿ ಹೊಸ ಸದಸ್ಯನನ್ನು ಆರಿಸಿ ಭರ್ತಿ ಮಾಡತಕ್ಕದ್ದು ಮತ್ತು ಹಾಗೆ ಖಾಲಿ ಸ್ಥಾನವನ್ನು ಭರ್ತಿ ಮಾಡಿದ ವ್ಯಕ್ತಿಯು ಆತನು ಯಾವ ಸದಸ್ಯನ ಸ್ಥಾನದಲ್ಲಿ ಭರ್ತಿಯಾಗಿರುವನೋ ಆ ಸದಸ್ಯನು ಪ್ರಾಧಿಕಾರ ಅಥವಾ ಸಂಸ್ಥೆಯ ಸದಸ್ಯನಾಗಿ ಉಳಿಯುತ್ತಿದ್ದ ಬಾಕಿ ಅವಧಿಯವರೆಗೆ ಮಾತ್ರ ಸದಸ್ಯನಾಗಿರತಕ್ಕದ್ದು.

45. ಸದ್ಭಾವನೆಯಿಂದ ಕೈಗೊಂಡ ಕ್ರಮದ ರಕ್ಷಣೆ.- ಈ ಅಧಿನಿಯಮ ಅಥವಾ ಪರಿನಿಯಮಗಳು ಅಥವಾ ನಿಯಮಗಳಿಗೆ ಅನುಸಾರವಾಗಿ ಸದ್ಭಾವನೆಯಿಂದ ಮಾಡಿದ ಅಥವಾ ಮಾಡಲು ಉದ್ದೇಶಿಸಿದ ಯಾವುದೇ ಕಾರ್ಯಕ್ಕಾಗಿ ವಿಶ್ವವಿದ್ಯಾಲಯದ ಯಾವೊಬ್ಬ ಅಧಿಕಾರಿ ಅಥವಾ ಇತರ ನೌಕರರ ವಿರುದ್ಧ ಯಾವುದೇ ದಾವೆ ಅಥವಾ ಇತರ ಕಾನೂನು ವ್ಯವಹಾರಗಳನ್ನು ನಡೆಸಲು ಅವಕಾಶ ಇರತಕ್ಕದ್ದಲ್ಲ.

46. ತಾತ್ಕಾಲಿಕ ಉಪಬಂಧಗಳು.- ಈ ಅಧಿನಿಯಮ ಮತ್ತು ಪರಿನಿಯಮಗಳ ಯಾವುದೇ ಇತರ ಉಪಬಂಧಗಳಲ್ಲಿ ಏನೇ ಇದ್ದರೂ,-

- (i) ಮೊದಲ ಕುಲಪತಿ ಮತ್ತು ಸಹಕುಲಪತಿ, ಯಾರಾದರೂ ಇದ್ದರೆ, ಅವರನ್ನು ಕುಲಾಧಿಪತಿಯವರು ನೇಮಕಮಾಡತಕ್ಕದ್ದು;
- (ii) ಮೊದಲ ಕುಲಸಚಿವರನ್ನು ಮತ್ತು ಮೊದಲ ಹಣಕಾಸು ಅಧಿಕಾರಿಯವರನ್ನು ಕುಲಾಧಿಪತಿಯವರು ನೇಮಕಮಾಡತಕ್ಕದ್ದು; ಮತ್ತು
- (iii) ಮೊದಲ ವ್ಯವಸ್ಥಾಪನ ಮಂಡಳಿ, ಮೊದಲ ಹಣಕಾಸು ಸಮಿತಿ, ಮೊದಲ ಸಂಶೋಧನೆ ಮತ್ತು ಅನ್ವೇಷಣಾ ಪರಿಷತ್ತು ಹಾಗೂ ಮೊದಲ ಶೈಕ್ಷಣಿಕ ಪರಿಷತ್ತನ್ನು ಕುಲಾಧಿಪತಿಯವರು ರಚಿಸತಕ್ಕದ್ದು.

47. ಶಾಶ್ವತ ಶಾಸನಬದ್ಧ ದತ್ತಿ ನಿಧಿ.- ((1) ವಿಶ್ವವಿದ್ಯಾಲಯವು, ಕನಿಷ್ಠ ಇಪ್ಪತ್ತೈದು ಕೋಟಿ ರೂಪಾಯಿಗಳನ್ನುಳ್ಳ ಒಂದು ಶಾಶ್ವತ ಶಾಸನಬದ್ಧ ದತ್ತಿ ನಿಧಿಯನ್ನು ಸ್ಥಾಪಿಸತಕ್ಕದ್ದು ಇದರ ಪೈಕಿ ಕನಿಷ್ಠ ಹದಿನೈದು ಕೋಟಿ ರೂಪಾಯಿಗಳು ನಗದು ರೂಪದಲ್ಲಿ ಮತ್ತು ಇನ್ನುಳಿದದ್ದು ಬ್ಯಾಂಕ್ ಗ್ಯಾರಂಟಿ ರೂಪದಲ್ಲಿ ಇರತಕ್ಕದ್ದು ಮತ್ತು ಇದನ್ನು ತಾನಾಗಿಯೇ ಹೆಚ್ಚಿಸಬಹುದಾಗಿದ್ದು ಆದರೆ ಕಡಿಮೆ ಮಾಡತಕ್ಕದ್ದಲ್ಲ.

ಪರಂತು, ಬೆಂಗಳೂರು ಅಥವಾ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊರಗಿರುವ ವಿಶ್ವವಿದ್ಯಾಲಯದ ಸಂದರ್ಭದಲ್ಲಿ ಕನಿಷ್ಠ ಹತ್ತು ಕೋಟಿ ರೂಪಾಯಿಗಳು ನಗದು ರೂಪದಲ್ಲಿರತಕ್ಕದ್ದು ಮತ್ತು ಉಳಿದ ಐದು ಕೋಟಿ ರೂಪಾಯಿಗಳು ಬ್ಯಾಂಕ್ ಗ್ಯಾರಂಟಿಯ ರೂಪದಲ್ಲಿರತಕ್ಕದ್ದು.

(2) ವಿಶ್ವವಿದ್ಯಾಲಯವು, ನಿಯಮಿಸಬಹುದಾದ ಅಂಥ ವಿಧಾನದಲ್ಲಿ ಶಾಶ್ವತ ಶಾಸನಬದ್ಧ ದತ್ತಿ ನಿಧಿಯ ಹಣವನ್ನು ಹೂಡಲು ಅಧಿಕಾರವನ್ನು ಹೊಂದಿರತಕ್ಕದ್ದು.

(3) ವಿಶ್ವವಿದ್ಯಾಲಯವು ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ಯಾವುದೇ ಮೊಬಲಗನ್ನು ಶಾಶ್ವತ ಶಾಸನಬದ್ಧ ದತ್ತಿ ನಿಧಿಗೆ ವರ್ಗಾವಣೆ ಮಾಡಬಹುದು. ವಿಶ್ವವಿದ್ಯಾಲಯವನ್ನು ಸಮಾಪನಗೊಳಿಸುವ ಸಂದರ್ಭವನ್ನು ಹೊರತುಪಡಿಸಿ, ಇತರ ಯಾವ ಸಂದರ್ಭಗಳಲ್ಲೂ ಶಾಶ್ವತ ಶಾಸನಬದ್ಧ ದತ್ತಿ ನಿಧಿಯಿಂದ ಯಾವುದೇ ಮೊಬಲಗನ್ನೂ ಇತರ ಉದ್ದೇಶಗಳಿಗಾಗಿ ವರ್ಗಾಯಿಸತಕ್ಕದ್ದಲ್ಲ.

(4) ಶಾಶ್ವತ ಶಾಸನಬದ್ಧ ದತ್ತಿ ನಿಧಿಯಿಂದ ಸ್ವೀಕರಿಸಿದ ವರಮಾನದ ಶೇಕಡಾ ಎಪ್ಪತ್ತೈದರಷ್ಟನ್ನು ವಿಶ್ವವಿದ್ಯಾಲಯದ ಅಭಿವೃದ್ಧಿ ಅಥವಾ ಸಾಮಾನ್ಯ ಕೆಲಸಗಳ ಉದ್ದೇಶಗಳಿಗಾಗಿ ಬಳಸಿಕೊಳ್ಳತಕ್ಕದ್ದು. ಉಳಿದ ಶೇಕಡಾ ಇಪ್ಪತ್ತೈದರಷ್ಟನ್ನು ಶಾಶ್ವತ ಶಾಸನಬದ್ಧ ದತ್ತಿ ನಿಧಿಯಲ್ಲಿ ಪುನಃ ತೊಡಗಿಸತಕ್ಕದ್ದು.

48. ವಿಶ್ವವಿದ್ಯಾಲಯದ ದತ್ತಿ ನಿಧಿ.- (1) ವಿಶ್ವವಿದ್ಯಾಲಯವು, ಪ್ರಾಯೋಜಕ ಸಂಸ್ಥೆಯು ನಿರ್ಧರಿಸಬಹುದಾದಂತೆ ನಿಧಿಗಳನ್ನು ಒಳಗೊಂಡ ವಿಶ್ವವಿದ್ಯಾಲಯದ ದತ್ತಿ ನಿಧಿಯನ್ನು ಸ್ಥಾಪಿಸತಕ್ಕದ್ದು. ಇದು ಕಾಲಕಾಲಕ್ಕೆ ಸ್ವೀಕರಿಸಬಹುದಾದ ದೇಣಿಗೆಗಳು ಮತ್ತು ಇತರ ನಿಧಿಗಳನ್ನು ಒಳಗೊಂಡಿರತಕ್ಕದ್ದು.

(2) ವಿಶ್ವವಿದ್ಯಾಲಯವು, ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ವಿಧಾನದಲ್ಲಿ ವಿಶ್ವವಿದ್ಯಾಲಯದ ದತ್ತಿನಿಧಿಯನ್ನು ಹೂಡುವ ಅಧಿಕಾರವನ್ನು ಹೊಂದಿರತಕ್ಕದ್ದು.

(3) ವಿಶ್ವವಿದ್ಯಾಲಯ ದತ್ತಿ ನಿಧಿಯು, ವಿಶ್ವವಿದ್ಯಾಲಯವು ತನ್ನ ಸಾಮಾಜಿಕ ಧೈಯೋದ್ದೇಶಗಳನ್ನು ನೆರವೇರಿಸುವ ಸಂದರ್ಭದಲ್ಲಿ ಮತ್ತು/ಅಥವಾ ಮುಂಗಾಣದ ಸನ್ನಿವೇಶದಲ್ಲಿ ಉದ್ಭವಿಸಬಹುದಾದ ಹಣಕಾಸು ಸವಾಲುಗಳಿಂದ ತನ್ನನ್ನು ರಕ್ಷಿಸಿಕೊಳ್ಳುವುದಕ್ಕಾಗಿ, ಸ್ವಇಚ್ಛೆಯಿಂದ ನಿರ್ವಹಿಸಿಕೊಂಡು ಬರಲು ಮತ್ತು ಜವಾಬ್ದಾರಿಯಿಂದ ಹಣ ಹೂಡಿಕೆ ಮಾಡಲು ಇಚ್ಛೆಯುಳ್ಳವರಾಗಿ ಸ್ವಯಂ ವಿಧಿಸಿಕೊಂಡ ನಿಧಿಯಾಗಿರತಕ್ಕದ್ದು.

(4) ವಿಶ್ವವಿದ್ಯಾಲಯವು, ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ಯಾವುದೇ ಮೊಬಲಗನ್ನು ವಿಶ್ವವಿದ್ಯಾಲಯದ ದತ್ತಿ ನಿಧಿಗೆ ವರ್ಗಾಯಿಸಬಹುದು. ವಿಶ್ವವಿದ್ಯಾಲಯದ ಸಮಾಪನಗೊಳಿಸುವ ಸಂದರ್ಭವನ್ನು ಹೊರತುಪಡಿಸಿ, ಇತರ ಯಾವ ಸಂದರ್ಭಗಳಲ್ಲೂ ವಿಶ್ವವಿದ್ಯಾಲಯದ ದತ್ತಿ ನಿಧಿಯಿಂದ ಯಾವುದೇ ಮೊಬಲಗನ್ನು ಇತರ ಉದ್ದೇಶಗಳಿಗಾಗಿ ವರ್ಗಾಯಿಸತಕ್ಕದ್ದಲ್ಲ.

(5) ವಿಶ್ವವಿದ್ಯಾಲಯದ ದತ್ತಿ ನಿಧಿಯಿಂದ ಬರುವ ವರಮಾನದ ಶೇಕಡಾ ಎಂಭತ್ತರಷ್ಟನ್ನು ವಿಶ್ವವಿದ್ಯಾಲಯದ ಅಭಿವೃದ್ಧಿ ಅಥವಾ ಸಾಮಾನ್ಯ ಕೆಲಸದ ಉದ್ದೇಶಗಳಿಗಾಗಿ ಬಳಸಿಕೊಳ್ಳತಕ್ಕದ್ದು. ಉಳಿದ ಶೇಕಡಾ ಇಪ್ಪತ್ತರಷ್ಟನ್ನು ವಿಶ್ವವಿದ್ಯಾಲಯದ ದತ್ತಿ ನಿಧಿಯಲ್ಲಿ ಪುನಃ ತೊಡಗಿಸತಕ್ಕದ್ದು.

49. ಸಾಮಾನ್ಯ ನಿಧಿ.- (1) ವಿಶ್ವವಿದ್ಯಾಲಯವು, ಒಂದು ಸಾಮಾನ್ಯ ನಿಧಿಯನ್ನು ಸ್ಥಾಪಿಸತಕ್ಕದ್ದು. ಇದರಲ್ಲಿ ಈ ಮುಂದಿನ ಮೊಬಲಗುಗಳನ್ನು ಜಮಾ ಮಾಡತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯವು ವಿಧಿಸಬಹುದಾದ ಎಲ್ಲಾ ಶುಲ್ಕಗಳು;
- (ii) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೇ ಇರುವ ಯಾವುದೇ ಇತರ ಮೂಲದಿಂದ ಸ್ವೀಕರಿಸಲಾದ ಎಲ್ಲಾ ಮೊತ್ತ;
- (iii) ವಿಶ್ವವಿದ್ಯಾಲಯಕ್ಕೆ ಮಾಡಿದ ಎಲ್ಲಾ ದೇಣಿಗೆಗಳು;

(iv) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೇ ಇರುವ ಯಾವುದೇ ಇತರ ವ್ಯಕ್ತಿ ಅಥವಾ ಸಂಸ್ಥೆಯು ಈ ಸಂಬಂಧದಲ್ಲಿ ಕೊಟ್ಟ ಎಲ್ಲಾ ದೇಣಿಗೆಗಳು/ವಂತಿಗೆಗಳು;

(2) ಸಾಮಾನ್ಯ ನಿಧಿಗೆ ಜಮಾ ಮಾಡುವ ನಿಧಿಗಳನ್ನು ವಿಶ್ವವಿದ್ಯಾಲಯದ ಎಲ್ಲಾ ಆವರ್ತಕ ವೆಚ್ಚಗಳನ್ನು ಭರಿಸಲು ಉಪಯೋಗಿಸಿಕೊಳ್ಳತಕ್ಕದ್ದು.

**50. ಅಭಿವೃದ್ಧಿ ನಿಧಿ.-** (1) ವಿಶ್ವವಿದ್ಯಾಲಯವು, ಒಂದು ಅಭಿವೃದ್ಧಿ ನಿಧಿಯನ್ನು ಸಹ ಸ್ಥಾಪಿಸತಕ್ಕದ್ದು. ಇದರಲ್ಲಿ ಈ ಮುಂದಿನ ಮೊಬಲಗುಗಳನ್ನು ಜಮಾ ಮಾಡತಕ್ಕದ್ದು, ಎಂದರೆ:-

(i) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೇ ಇರುವ ವಿದ್ಯಾರ್ಥಿಗಳಿಂದ ವಿಧಿಸಬಹುದಾದ ಅಭಿವೃದ್ಧಿ ಶುಲ್ಕಗಳು;

(ii) ವಿಶ್ವವಿದ್ಯಾಲಯದ ಅಭಿವೃದ್ಧಿಯ ಉದ್ದೇಶಗಳಿಗಾಗಿ ಯಾವುದೇ ಇತರ ಮೂಲಗಳಿಂದ ಸ್ವೀಕರಿಸಿದ ಎಲ್ಲಾ ಮೊತ್ತ;

(iii) ವಿಶ್ವವಿದ್ಯಾಲಯಕ್ಕೆ ಮಾಡಿದ ಎಲ್ಲಾ ವಂತಿಗೆಗಳು;

(iv) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೇ ಇರುವ ಯಾವುದೇ ಇತರ ವ್ಯಕ್ತಿ ಅಥವಾ ಸಂಸ್ಥೆಯು ಈ ಸಂಬಂಧದಲ್ಲಿ ಕೊಟ್ಟ ಎಲ್ಲಾ ದೇಣಿಗೆಗಳು/ವಂತಿಗೆಗಳು; ಮತ್ತು

(v) ಶಾಶ್ವತ ಶಾಸನಬದ್ಧ ದತ್ತಿ ನಿಧಿಯಿಂದ ಸ್ವೀಕರಿಸಲಾದ ಎಲ್ಲಾ ವರಮಾನಗಳು.

(2) ಅಭಿವೃದ್ಧಿ ನಿಧಿಗೆ ಕಾಲಕಾಲಕ್ಕೆ ಜಮಾ ಮಾಡಿದ ನಿಧಿಯನ್ನು ವಿಶ್ವವಿದ್ಯಾಲಯದ ಅಭಿವೃದ್ಧಿಗಾಗಿ ಉಪಯೋಗಿಸಿಕೊಳ್ಳತಕ್ಕದ್ದು.

**51. ನಿಧಿಗಳ ನಿರ್ವಹಣೆ.-** 47, 48, 49 ಮತ್ತು 50ನೇ ಪ್ರಕರಣಗಳಡಿಯಲ್ಲಿ ಸ್ಥಾಪಿಸಲಾದ ನಿಧಿಗಳನ್ನು ಪ್ರಬಂಧಕ ಮಂಡಳಿಯ ಸಾಮಾನ್ಯ ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಒಳಪಟ್ಟು ನಿಯಮಿಸಬಹುದಾದ ಅಂಥ ವಿಧಾನದಲ್ಲಿ ನಿಯಂತ್ರಿಸತಕ್ಕದ್ದು ಹಾಗೂ ನಿರ್ವಹಿಸತಕ್ಕದ್ದು.

**52. ವಾರ್ಷಿಕ ವರದಿ.-** (1) ವಿಶ್ವವಿದ್ಯಾಲಯದ ವಾರ್ಷಿಕ ವರದಿಯನ್ನು ವ್ಯವಸ್ಥಾಪನಾ ಮಂಡಳಿಯ ನಿರ್ದೇಶನದಲ್ಲಿ ತಯಾರಿಸತಕ್ಕದ್ದು ಮತ್ತು ಅದರ ಅನುಮೋದನೆಗಾಗಿ ಪ್ರಬಂಧಕ ಮಂಡಳಿಗೆ ಸಲ್ಲಿಸತಕ್ಕದ್ದು.

(2) ಪ್ರಬಂಧಕ ಮಂಡಳಿಯು ವಾರ್ಷಿಕ ವರದಿಯನ್ನು ತನ್ನ ಸಭೆಯಲ್ಲಿ ಪರಿಗಣಿಸತಕ್ಕದ್ದು ಹಾಗೂ ಅದನ್ನು ಮಾರ್ಪಾಡುಗಳೊಡನೆ ಅಥವಾ ಮಾರ್ಪಾಡುಗಳಿಲ್ಲದೆ ಅನುಮೋದಿಸಬಹುದು.

(3) ಪ್ರಬಂಧಕ ಮಂಡಳಿಯು ಸೂಕ್ತವಾಗಿ ಅನುಮೋದಿಸಿದ ವಾರ್ಷಿಕ ವರದಿಯ ಒಂದು ಪ್ರತಿಯನ್ನು ಪ್ರತಿವರ್ಷದ ಮಾರ್ಚ್ 31ಕ್ಕೆ ಕೊನೆಗೊಳ್ಳುವ ಆರ್ಥಿಕ ವರ್ಷದ ತರುವಾಯ ಬರುವ ಡಿಸೆಂಬರ್ 31ಕ್ಕೆ ಮೊದಲು ರಾಜ್ಯ ಸರ್ಕಾರಕ್ಕೆ ಸಲ್ಲಿಸತಕ್ಕದ್ದು.

**53. ಲೆಕ್ಕಪತ್ರಗಳು ಮತ್ತು ಲೆಕ್ಕಪರಿಶೋಧನೆ.-** (1) ವಿಶ್ವವಿದ್ಯಾಲಯದ ವಾರ್ಷಿಕ ಲೆಕ್ಕ ಪತ್ರ ಮತ್ತು ಜಮಾ ಖರ್ಚು ಪಟ್ಟಿಯನ್ನು ವ್ಯವಸ್ಥಾಪನಾ ಮಂಡಳಿಯ ನಿರ್ದೇಶನದಲ್ಲಿ ತಯಾರಿಸತಕ್ಕದ್ದು ಮತ್ತು ವಿಶ್ವವಿದ್ಯಾಲಯಕ್ಕೆ ಎಲ್ಲಾ ಮೂಲಗಳಿಂದ ಪ್ರಾಪ್ತವಾಗುವ ಅಥವಾ ಸ್ವೀಕರಿಸಲಾಗುವ ಎಲ್ಲಾ ನಿಧಿಗಳು ಹಾಗೂ ವಿತರಿಸಿದ ಅಥವಾ ಸಂದಾಯ ಮಾಡಿದ ಎಲ್ಲಾ ಮೊಬಲಗುಗಳನ್ನು ವಿಶ್ವವಿದ್ಯಾಲಯವು ನಿರ್ವಹಿಸುವ ಲೆಕ್ಕಪತ್ರದಲ್ಲಿ ನಮೂದಿಸತಕ್ಕದ್ದು.

(2) ವಿಶ್ವವಿದ್ಯಾಲಯದ ವಾರ್ಷಿಕ ಲೆಕ್ಕಪತ್ರಗಳನ್ನು ಪ್ರತಿ ವರ್ಷವೂ ಭಾರತದ ಚಾರ್ಟೆಡ್ ಅಕೌಂಟೆಂಟ್‌ಗಳ ಸಂಸ್ಥೆಯ ಸದಸ್ಯರಾಗಿರುವ ಒಬ್ಬ ಲೆಕ್ಕಪರಿಶೋಧಕರಿಂದ ಲೆಕ್ಕಪರಿಶೋಧನೆ ಮಾಡಿಸತಕ್ಕದ್ದು.

(3) ವಾರ್ಷಿಕ ಲೆಕ್ಕಪತ್ರಗಳು ಮತ್ತು ಜಮಾ ಖರ್ಚು ಪಟ್ಟಿಯನ್ನು ಲೆಕ್ಕಪರಿಶೋಧನಾ ವರದಿಯೊಡನೆ, ಪ್ರತಿ ವರ್ಷದ ಮಾರ್ಚ್ 31ಕ್ಕೆ ಕೊನೆಗೊಳ್ಳುವ ಆರ್ಥಿಕ ವರ್ಷದ ತರುವಾಯ ಬರುವ ನವೆಂಬರ್ 30ಕ್ಕೆ ಮೊದಲು ಪ್ರಬಂಧಕ ಮಂಡಳಿಗೆ ಸಲ್ಲಿಸತಕ್ಕದ್ದು.

(4) ವಾರ್ಷಿಕ ಲೆಕ್ಕಪತ್ರಗಳು, ಜಮಾ ಖರ್ಚು ಪಟ್ಟಿ ಮತ್ತು ಲೆಕ್ಕಪರಿಶೋಧನಾ ವರದಿಯನ್ನು ಪ್ರಬಂಧಕ ಮಂಡಳಿಯು ತನ್ನ ಸಭೆಯಲ್ಲಿ ಪರ್ಯಾಲೋಚಿಸತಕ್ಕದ್ದು ಮತ್ತು ಪ್ರಬಂಧಕ ಮಂಡಳಿಯು ಅದನ್ನು ತನ್ನ ಅಭಿಪ್ರಾಯಗಳೊಡನೆ ಸಂದರ್ಶಕರಿಗೆ ಹಾಗೂ ಸರ್ಕಾರಕ್ಕೆ ಪ್ರತಿ ವರ್ಷದ ಡಿಸೆಂಬರ್ 31ಕ್ಕೆ ಮೊದಲು ಕಳುಹಿಸತಕ್ಕದ್ದು.

**54. ವಿಶ್ವವಿದ್ಯಾಲಯ ದಾಖಲೆಗಳ ರುಜುವಾತಿನ ಮಾದರಿ.-** ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ಸಮಿತಿಯ ಯಾವುದೇ ರಶೀದಿ, ಅರ್ಜಿ, ಸೂಚನೆ, ಆದೇಶ, ವ್ಯವಹರಣೆ ಅಥವಾ ಗೊತ್ತುವಳಿಯು ಅಥವಾ ವಿಶ್ವವಿದ್ಯಾಲಯದ ಸ್ವಾಧೀನದಲ್ಲಿರುವ ಇತರ ದಾಖಲೆಗಳು ಅಥವಾ ವಿಶ್ವವಿದ್ಯಾಲಯವು ಯುಕ್ತವಾಗಿ ನಿರ್ವಹಿಸುವ ಯಾವುದೇ ರಿಜಿಸ್ಟರ್‌ನಲ್ಲಿಯ ಯಾವುದೇ ನಮೂದುಗಳ ಪ್ರತಿಯನ್ನು, ಅದರ ಮೇಲೆ ಕುಲಸಚಿವರು ಪ್ರಮಾಣೀಕರಿಸಿದ್ದರೆ, ಅದನ್ನು ಅಂಥ ರಶೀದಿ, ಅರ್ಜಿ, ಸೂಚನೆ, ಆದೇಶ, ವ್ಯವಹರಣೆ, ಗೊತ್ತುವಳಿ ಅಥವಾ ದಾಖಲೆ ಅಥವಾ ರಿಜಿಸ್ಟರ್‌ನಲ್ಲಿ ಇರುವ ನಮೂದನ್ನು ಮೇಲ್ನೋಟದ ಸಾಕ್ಷ್ಯವೆಂಬುದಾಗಿ ಸ್ವೀಕರಿಸತಕ್ಕದ್ದು ಮತ್ತು ವಿಷಯಗಳ ಸಾಕ್ಷಿಯಾಗಿ ಅಂಗೀಕರಿಸತಕ್ಕದ್ದು ಹಾಗೂ ಮೂಲ ದಾಖಲೆಗಳನ್ನೇ ಸಲ್ಲಿಸಿದ್ದರೆ ಅದನ್ನು, ದಾಖಲಿಸಿರುವ ವಿಷಯಗಳು ಮತ್ತು ವಹಿವಾಟುಗಳ ಸಾಕ್ಷ್ಯವಾಗಿ ಅಂಗೀಕರಿಸಲಾಗುತ್ತಿತ್ತೋ, ಅದೇ ರೀತಿಯಲ್ಲಿ ಇವನ್ನೂ ಸಾಕ್ಷ್ಯವಾಗಿ ಅಂಗೀಕರಿಸತಕ್ಕದ್ದು.

**55. ನಿರ್ದೇಶನಗಳನ್ನು ನೀಡಲು ರಾಜ್ಯ ಸರ್ಕಾರದ ಅಧಿಕಾರ.-** ರಾಜ್ಯಸರ್ಕಾರವು, ಈ ಅಧಿನಿಯಮದ ಉದ್ದೇಶಗಳನ್ನು ಈಡೇರಿಸುವುದಕ್ಕಾಗಿ ಅಥವಾ ಅದರಲ್ಲಿ ಇರುವ ಯಾವುದೇ ಉಪಬಂಧಗಳನ್ನು ಅಥವಾ ಅದರಡಿಯಲ್ಲಿ ರಚಿಸಿದ ಯಾವುದೇ ನಿಯಮಗಳು ಅಥವಾ ಆದೇಶಗಳನ್ನು ಕಾರ್ಯಗತಗೊಳಿಸುವುದಕ್ಕಾಗಿ ನಿರ್ದೇಶನ ನೀಡುವುದು ಅವಶ್ಯವೆಂದು ಅಥವಾ ಉಚಿತವೆಂದು ಅಭಿಪ್ರಾಯಪಟ್ಟಲ್ಲಿ ಅದು ಅಂಥ ನಿರ್ದೇಶನಗಳನ್ನು ನೀಡಬಹುದು ಮತ್ತು ವಿಶ್ವವಿದ್ಯಾಲಯದ ಪ್ರಬಂಧಕ ಮಂಡಳಿ ಅಥವಾ ಸಂದರ್ಭಾನುಸಾರವಾಗಿ ವ್ಯವಸ್ಥಾಪನಾ ಮಂಡಳಿಯು ಅಂಥ ಪ್ರತಿಯೊಂದು ನಿರ್ದೇಶನವನ್ನು ಪಾಲಿಸತಕ್ಕದ್ದು.



56. **ದಂಡಗಳು.-** (1) ಈ ಅಧಿನಿಯಮದ ಅಥವಾ ಅದರ ಅಡಿಯಲ್ಲಿ ರಚಿತವಾದ ನಿಯಮಗಳು ಉಪಬಂಧಗಳನ್ನು ಅಥವಾ ಯಾವುದೇ ಪರೀಕ್ಷಾ ವಿಷಯಗಳನ್ನು ಅಥವಾ ಪದವಿಗಳನ್ನು ನೀಡುವುದಕ್ಕೆ ಅಥವಾ ಅಂಕಪಟ್ಟಿಗಳನ್ನು ನೀಡುವುದಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಉಲ್ಲಂಘನೆಗಳನ್ನು ಮಾಡುವ ಯಾವುದೇ ವ್ಯಕ್ತಿಯು, ಅಪರಾಧ ನಿರ್ಣಯವಾದ ಮೇಲೆ, ಐವತ್ತು ಸಾವಿರ ರೂಪಾಯಿಗಳಿಗೆ ಕಡಿಮೆಯಲ್ಲದ ಆದರೆ ಹತ್ತು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯಿಂದ ಅಥವಾ ಆರು ತಿಂಗಳ ಅವಧಿಗಿಂತ ಕಡಿಮೆಯಲ್ಲದ ಆದರೆ ಎರಡು ವರ್ಷಗಳ ಅವಧಿಯವರೆಗೆ ವಿಸ್ತರಿಸಬಹುದಾದ ಕಾರಾವಾಸದಿಂದ ಅಥವಾ ಅವೆರಡರಿಂದಲೂ ದಂಡಿತನಾಗತಕ್ಕದ್ದು:

ಪರಂತು, ವಿಶ್ವವಿದ್ಯಾಲಯವೂ ಸಹ ಒಳಗೊಂಡಿರುವಲ್ಲಿ, ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು ಈ ಅಧಿನಿಯಮದ ಅಡಿಯಲ್ಲಿ ನೀಡಲಾದ ಅನುಮತಿ ಪತ್ರವನ್ನು ಹಿಂತೆಗೆದುಕೊಳ್ಳತಕ್ಕದ್ದು.

(2) ಈ ಪ್ರಕರಣದ ಅಡಿಯಲ್ಲಿನ ದಂಡನೆಯನ್ನು ಇತರ ಯಾವುದೇ ಅಧಿನಿಯಮದಲ್ಲಿ ನಿರ್ದಿಷ್ಟಪಡಿಸಲಾದ ದಂಡನೆಗೆ ಬಾಧಕವಾಗದಂತೆ ವಿಧಿಸಬಹುದು.

57. **ಪ್ರವೇಶಿಸುವ ಮತ್ತು ಪರಿಶೋಧಿಸುವ ಅಧಿಕಾರ.-** ಈ ಉದ್ದೇಶಕ್ಕಾಗಿ, ರಾಜ್ಯಸರ್ಕಾರದಿಂದ ಪ್ರಾಧಿಕೃತಗೊಂಡ 'ಎ' ಸಮೂಹದ ಅಧಿಕಾರಿ ದರ್ಜೆಗಿಂತ ಕಡಿಮೆಯಲ್ಲದ ದರ್ಜೆಯ ಯಾವುದೇ ಅಧಿಕಾರಿಯು, ಕರ್ನಾಟಕ ಶೈಕ್ಷಣಿಕ ಸಂಸ್ಥೆಗಳ (ಕ್ಯಾಪಿಟೇಶನ್ ಶುಲ್ಕ ನಿಷೇಧ) ಅಧಿನಿಯಮ, 1984ರ (1984ರ ಕರ್ನಾಟಕ ಅಧಿನಿಯಮ 37) ಅಡಿಯಲ್ಲಿ ನಿರ್ದಿಷ್ಟಪಡಿಸಿರಬಹುದಾದ ಅಂಥ ಷರತ್ತುಗಳಿಗೆ ಒಳಪಟ್ಟು, ಈ ಅಧಿನಿಯಮದ ಉದ್ದೇಶಗಳಿಗಾಗಿ, ಆ ಅಧಿನಿಯಮದ 9ನೇ ಪ್ರಕರಣದ ಅಡಿಯಲ್ಲಿ ಉಪಬಂಧಿಸಲಾದಂತಹವೇ ಅಧಿಕಾರಗಳನ್ನು ಚಲಾಯಿಸಲು ಮತ್ತು ಪ್ರಕಾರ್ಯಗಳನ್ನು ನೆರವೇರಿಸಲು ಅಧಿಕೃತನಾದ ಅಧಿಕಾರಿ ಎಂಬುದಾಗಿ ಭಾವಿಸತಕ್ಕದ್ದು.

58. **ವಿಶ್ವವಿದ್ಯಾಲಯವನ್ನು ಸಮಾಪನಗೊಳಿಸಲು ನಿರ್ದೇಶನವನ್ನು ನೀಡುವ ಅಧಿಕಾರ.-** (1) ವಿಶ್ವವಿದ್ಯಾಲಯವು ತನ್ನ ರಚನೆ ಅಥವಾ ನಿಗಮನವನ್ನು ನಿಯಂತ್ರಿಸುವ ಕಾನೂನಿಗೆ ಅನುಸಾರವಾಗಿ ತನ್ನ ಸಮಾಪನವನ್ನು ಉದ್ದೇಶಿಸಿದ್ದಲ್ಲಿ, ಅದು ಕನಿಷ್ಠ ಆರು ತಿಂಗಳ ಲಿಖಿತ ಪೂರ್ವ ಸೂಚನೆಯನ್ನು (ನೋಟಿಸು) ಸರ್ಕಾರಕ್ಕೆ ನೀಡತಕ್ಕದ್ದು.

(2) ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು, ಈ ಕೆಳಗಿನವುಗಳ ಬಗ್ಗೆ, ಎಂದರೆ:-

- (i) ಪದವಿಯನ್ನು ನೀಡುವುದಕ್ಕಾಗಿ ಬೋಧನೆಯ ಗುಣಮಟ್ಟ;
- (ii) ಶಿಕ್ಷಣದ ಗುಣಮಟ್ಟ;
- (iii) ಉನ್ನತ ಶಿಕ್ಷಣದ ವ್ಯಾಪಾರೀಕರಣವನ್ನು ತಡೆಗಟ್ಟುವುದು;
- (iv) ಅಧಿನಿಯಮದ ಉಪಬಂಧಗಳ ಉಲ್ಲಂಘನೆಯ ಬಗ್ಗೆ, ಯಾವುದಾದರೂ ಇದ್ದಲ್ಲಿ,

- ಇವುಗಳ ಬಗ್ಗೆ ನಿಯತಕಾಲಿಕ ಪರಿವೀಕ್ಷಣೆಯನ್ನು ನಡೆಸತಕ್ಕದ್ದು ಮತ್ತು ಸರ್ಕಾರಕ್ಕೆ ವರದಿಯನ್ನು ಕಳುಹಿಸತಕ್ಕದ್ದು.

(3) ದುರ್ವ್ಯವಹರಣೆ, ದುರಾಡಳಿತ ಮತ್ತು ಅಶಿಸ್ತು ಆಗಿದೆ ಎಂಬುದನ್ನು ಗುರುತಿಸಿದರೆ, ಸರ್ಕಾರವು, ವಿಶ್ವವಿದ್ಯಾಲಯದ ಆಡಳಿತವರ್ಗದವರಿಗೆ ಆಡಳಿತವನ್ನು ಸರಿಪಡಿಸಬೇಕೆಂದು ನಿರ್ದೇಶನಗಳನ್ನು ನೀಡತಕ್ಕದ್ದು. ನಿಯಮಿಸಬಹುದಾದ ಅಂಥ ಅವಧಿಯೊಳಗೆ ಆ ನಿರ್ದೇಶನಗಳನ್ನು ಪಾಲಿಸದಿದ್ದಲ್ಲಿ ವಿಶ್ವವಿದ್ಯಾಲಯವನ್ನು ಅಥವಾ ಅದರ ಯಾವುದೇ ವ್ಯಾಸಂಗ ಕ್ರಮವನ್ನು (ಕೋರ್ಸ್) ಸಮಾಪನಗೊಳಿಸುವ ಬಗ್ಗೆ ತೀರ್ಮಾನವನ್ನು ಕೈಗೊಳ್ಳುವ ಹಕ್ಕು ಸರ್ಕಾರದಲ್ಲಿ ನಿಹಿತವಾಗಿರತಕ್ಕದ್ದು.

(4) ವಿಶ್ವವಿದ್ಯಾಲಯವನ್ನು ಅಥವಾ ಅದರ ಯಾವುದೇ ವ್ಯಾಸಂಗ ಕ್ರಮವನ್ನು (ಕೋರ್ಸ್) ಸಮಾಪನಗೊಳಿಸುವ ವಿಧಾನವು, ಸರ್ಕಾರವು ಈ ಸಂಬಂಧದಲ್ಲಿ ನಿಯಮಿಸಬಹುದಾದಂತೆ ಇರತಕ್ಕದ್ದು:

ಪರಂತು, ವಿಶ್ವವಿದ್ಯಾಲಯವು ತನ್ನ ಕಾರಣಗಳನ್ನು ಹೇಳಿಕೊಳ್ಳಲು ಸಮಂಜಸ ಅವಕಾಶಗಳನ್ನು ನೀಡಿದ ಹೊರತು ಅಂಥ ಯಾವುದೇ ಕ್ರಮವನ್ನು ಕೈಗೊಳ್ಳತಕ್ಕದ್ದಲ್ಲ.

(5) (1)ನೇ ಉಪಪ್ರಕರಣದಲ್ಲಿ ಉಲ್ಲೇಖಿಸಲಾದ ನೋಟಿಸನ್ನು ಸ್ವೀಕರಿಸಿದ ಮೇಲೆ, ಸರ್ಕಾರವು ಸಂಬಂಧಿಸಿದ ನಿಯಂತ್ರಣಾ ಪ್ರಾಧಿಕಾರದೊಡನೆ ಸಮಾಲೋಚಿಸಿ, ವಿಶ್ವವಿದ್ಯಾಲಯವನ್ನು ಸಮಾಪನಗೊಳಿಸಲು ಅಥವಾ ವ್ಯಾಸಂಗ ಕ್ರಮವನ್ನು ಪರಿಸಮಾಪನಗೊಳಿಸಲು ಉದ್ದೇಶಿಸಿದ ದಿನಾಂಕದಿಂದ, ವಿಶ್ವವಿದ್ಯಾಲಯದಲ್ಲಿ ನಿಯತ ವ್ಯಾಸಂಗ ಕ್ರಮಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಕೊನೆಯ ತಂಡ (ಬ್ಯಾಚ್) ತನ್ನ ವ್ಯಾಸಂಗ ಕ್ರಮವನ್ನು ಮುಗಿಸುವವರೆಗೆ ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ವಿಧಾನದಲ್ಲಿ ವಿಶ್ವವಿದ್ಯಾಲಯದ ಆಡಳಿತಕ್ಕೆ ಸೂಕ್ತ ವ್ಯವಸ್ಥೆಯನ್ನು ಮಾಡತಕ್ಕದ್ದು.

59. **ಸಮಾಪನೆಯ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ವೆಚ್ಚಗಳು.-** (1) 58ನೇ ಪ್ರಕರಣದ (5)ನೇ ಉಪಪ್ರಕರಣದ ಅಡಿಯಲ್ಲಿ ವಿಶ್ವವಿದ್ಯಾಲಯದ ಆಡಳಿತವನ್ನು ಹಸ್ತಾಂತರಗೊಳಿಸುವ ಅವಧಿಯಲ್ಲಿ ಅದರ ಆಡಳಿತಾತ್ಮಕ ವೆಚ್ಚಗಳನ್ನು ಶಾಶ್ವತ ಶಾಸನಬದ್ಧ ದತ್ತಿ ನಿಧಿ, ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ನೇಮಿಸಬಹುದಾದ ಅಂಥ ವಿಧಾನದಲ್ಲಿ ಭರಿಸತಕ್ಕದ್ದು.

(2) ವಿಶ್ವವಿದ್ಯಾಲಯದ ಆಡಳಿತವನ್ನು ಹಸ್ತಾಂತರಗೊಳಿಸುವ ಅವಧಿಯಲ್ಲಿ ವಿಶ್ವವಿದ್ಯಾಲಯದ ವೆಚ್ಚವನ್ನು ಭರಿಸಲು 47, 48, 49 ಮತ್ತು 50ನೇ ಪ್ರಕರಣಗಳ ಅಡಿಯಲ್ಲಿ ಉಲ್ಲೇಖಿಸಲಾದ ನಿಧಿಯು ಸಾಕಷ್ಟು ಇಲ್ಲದಿದ್ದಲ್ಲಿ, ಅಂಥ ವೆಚ್ಚವನ್ನು ಸರ್ಕಾರವು, ವಿಶ್ವವಿದ್ಯಾಲಯದ ಸ್ವತ್ತುಗಳು ಮತ್ತು ಆಸ್ತಿಗಳನ್ನು ವಿಲೇ ಮಾಡುವ ಮೂಲಕ ಭರಿಸತಕ್ಕದ್ದು.

(3) ವಿಶ್ವವಿದ್ಯಾಲಯದ ಸಮಾಪನೆಯು ದುರ್ವ್ಯವಹರಣೆ ಅಥವಾ ದುರಾಡಳಿತದ ಕಾರಣಗಳಿಗಾಗಿ ಆಗಿದ್ದರೆ, ಸರ್ಕಾರವು ಅಂಥ ದುರ್ವ್ಯವಹಾರಕ್ಕೆ ಅಥವಾ ದುರಾಡಳಿತಕ್ಕೆ ಹೊಣೆಯಾಗಿರುವ ವ್ಯಕ್ತಿಗಳನ್ನು ಗುರುತಿಸುವ ಮತ್ತು ಅವರ ಮೇಲೆ ತಾನು ಸೂಕ್ತವೆಂದು ಭಾವಿಸಬಹುದಾದ ಅಂಥ ದಂಡನೆಯನ್ನು ವಿಧಿಸಲು ಸ್ವತಂತ್ರವಾಗಿರತಕ್ಕದ್ದು.

**60. ತೊಂದರೆಗಳ ನಿವಾರಣೆಗೆ ಅಧಿಕಾರ.-** (1) ಈ ಅಧಿನಿಯಮದ ಉಪಬಂಧಗಳನ್ನು ಜಾರಿಗೊಳಿಸುವ ಸಂಬಂಧದಲ್ಲಿ ಯಾವುದೇ ತೊಂದರೆ ಉದ್ಭವಿಸಿದರೆ, ರಾಜ್ಯ ಸರ್ಕಾರವು, ಅಧಿಸೂಚನೆಯ ಅಥವಾ ಆದೇಶದ ಮೂಲಕ ತೊಂದರೆಯ ನಿವಾರಣೆಗಾಗಿ ಅವಶ್ಯಕ ಹಾಗೂ ಸಮಂಜಸವೆಂದು ತನಗೆ ಕಂಡುಬರುವಂಥ ಮತ್ತು ಈ ಅಧಿನಿಯಮದ ಉಪಬಂಧಗಳಿಗೆ ಅಸಂಗತವಲ್ಲದ ಉಪಬಂಧಗಳನ್ನು ರಚಿಸಬಹುದು:

ಪರಂತು, ಈ ಅಧಿನಿಯಮವು ಪ್ರಾರಂಭವಾದ ದಿನಾಂಕದಿಂದ ಐದು ವರ್ಷಗಳು ಮುಕ್ತಾಯವಾದ ತರುವಾಯ ಈ ಪ್ರಕರಣದ ಅಡಿಯಲ್ಲಿ ಅಂಥ ಯಾವುದೇ ಅಧಿಸೂಚನೆ ಅಥವಾ ಆದೇಶವನ್ನು ಹೊರಡಿಸತಕ್ಕದ್ದಲ್ಲ.

(2) (1)ನೇ ಉಪಪ್ರಕರಣದ ಅಡಿಯಲ್ಲಿ ಮಾಡಿದ ಪ್ರತಿಯೊಂದು ಆದೇಶವನ್ನು ಅದನ್ನು ರಚಿಸಿದ ತರುವಾಯ, ಆದಷ್ಟು ಬೇಗನೆ ರಾಜ್ಯ ವಿಧಾನ ಮಂಡಲದ ಮುಂದೆ ಮಂಡಿಸತಕ್ಕದ್ದು.

**61. ರಾಜ್ಯ ಸರ್ಕಾರದ ನಿಯಮಗಳ ರಚನಾಧಿಕಾರ.-** (1) ರಾಜ್ಯ ಸರ್ಕಾರವು, ಈ ಅಧಿನಿಯಮದ ಉದ್ದೇಶಗಳನ್ನು ಈಡೇರಿಸುವುದಕ್ಕಾಗಿ ಅಧಿಸೂಚನೆಯ ಮೂಲಕ ನಿಯಮಗಳನ್ನು ರಚಿಸಬಹುದು.

(2) ಈ ಅಧಿನಿಯಮದ ಅಡಿಯಲ್ಲಿ ಹೊರಡಿಸಲಾದ ಪ್ರತಿಯೊಂದು ನಿಯಮವನ್ನು, ಅದನ್ನು ರಚಿಸಿದ ತರುವಾಯ, ಆದಷ್ಟು ಬೇಗನೆ, ರಾಜ್ಯ ವಿಧಾನಮಂಡಲದ ಪ್ರತಿಯೊಂದು ಸದನದ ಮುಂದೆ, ಒಂದು ಅಧಿವೇಶನದಲ್ಲಿ ಅಥವಾ ಎರಡು ಅಥವಾ ಹೆಚ್ಚು ನಿರಂತರ ಅಧಿವೇಶನಗಳಲ್ಲಿ ಅಡಕವಾಗಿರಬಹುದಾದ ಒಟ್ಟು ಮೂವತ್ತು ದಿನಗಳ ಅವಧಿಯವರೆಗೆ ಅದು ಅಧಿವೇಶನದಲ್ಲಿರುವಾಗ ಮಂಡಿಸತಕ್ಕದ್ದು ಮತ್ತು ಮೇಲೆ ಹೇಳಿದ ಅಧಿವೇಶನ ಅಥವಾ ನಿರಂತರ ಅಧಿವೇಶನಗಳ ನಿಕಟ ತರುವಾಯದ ಅಧಿವೇಶನವು ಮುಕ್ತಾಯವಾಗುವುದಕ್ಕೆ ಮೊದಲು ಉಭಯ ಸದನಗಳು ನಿಯಮದಲ್ಲಿ ಯಾವುದೇ ಮಾರ್ಪಾಡು ಮಾಡಲು ಒಪ್ಪಿದರೆ ಅಥವಾ ಆ ನಿಯಮವನ್ನು ರಚಿಸತಕ್ಕದ್ದಲ್ಲವೆಂದು ಉಭಯ ಸದನಗಳು ಒಪ್ಪಿದರೆ ತದನಂತರ ಅಂಥ ನಿಯಮವು ಹಾಗೆ ಮಾರ್ಪಾಟಾದ ರೀತಿಯಲ್ಲಿ ಪರಿಣಾಮಕಾರಿಯಾಗತಕ್ಕದ್ದು ಅಥವಾ ಸಂದರ್ಭಾನುಸಾರವಾಗಿ ಪರಿಣಾಮಕಾರಿಯಾಗತಕ್ಕದ್ದಲ್ಲ. ಆದಾಗ್ಯೂ, ಯಾವುದೇ ಅಂಥ ಮಾರ್ಪಾಡು ಅಥವಾ ರದ್ದತಿಯು ಆ ನಿಯಮದ ಅಡಿಯಲ್ಲಿ ಈ ಮೊದಲು ಮಾಡಲಾದ ಯಾವುದೇ ಕಾರ್ಯದ ಮಾನ್ಯತೆಗೆ ಬಾಧಕವನ್ನು ಉಂಟುಮಾಡತಕ್ಕದ್ದಲ್ಲ.

### ಉದ್ದೇಶಗಳು ಮತ್ತು ಕಾರಣಗಳ ಹೇಳಿಕೆ

ರುಕ್ಕಣಿ ಶೈಕ್ಷಣಿಕ ಧರ್ಮಾರ್ಥ ನ್ಯಾಸ, ಬೆಂಗಳೂರು ಜಿಲ್ಲೆ ಇವರು ರಾಜ್ಯದಲ್ಲಿ ಏಕಾತ್ಮಕ ಸ್ವರೂಪದ ಒಂದು ಖಾಸಗಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಮುಂದೆ ಬಂದಿದೆ. ಪ್ರಖ್ಯಾತ ಸಂಸ್ಥೆಯೊಂದರಿಂದ ಸ್ಥಾಪಿತವಾಗುವ ಖಾಸಗಿ ವಿಶ್ವವಿದ್ಯಾಲಯವು ಶಿಕ್ಷಣ ಆಕಾಂಕ್ಷಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ವಿಸ್ತರಿಸುವುದಕ್ಕೆ ಖಚಿತವಾಗಿ ನೆರವಾಗುತ್ತದೆ. ಇದು ಕರ್ನಾಟಕದಲ್ಲಿ ಉನ್ನತ ಶಿಕ್ಷಣ ವಲಯದಲ್ಲಿ ಪ್ರಸ್ತುತ ಶೇಕಡಾ 11.5 ಕ್ಕೆ ನಿಂತಿರುವ ಒಟ್ಟು ದಾಖಲಾತಿ ಪ್ರಮಾಣದ ಏರಿಕೆಯನ್ನೂ ಸಹ ತ್ವರಿತಗೊಳಿಸುತ್ತದೆ.

ಮೇಲ್ಕಂಡ ಅಂಶಗಳ ದೃಷ್ಟಿಯಿಂದ, ವೆಲ್ಲೂರು ತಂತ್ರಜ್ಞಾನ ಸಂಸ್ಥೆ, ಬೆಂಗಳೂರು ಇದರ ಸ್ಥಾಪನೆಗೆ ಉಪಬಂಧ ಕಲ್ಪಿಸುವುದು ಅವಶ್ಯವೆಂದು ಪರಿಗಣಿಸಲಾಗಿದೆ.

ಈ ಖಾಸಗಿ ವಿಶ್ವವಿದ್ಯಾಲಯವು ಕಲೆ, ವಿಜ್ಞಾನ, ವಾಣಿಜ್ಯ, ಕಾನೂನು, ಇಂಜಿನಿಯರಿಂಗ್, ಮಾನವಿಕ ವಿಷಯಗಳು, ವೈದ್ಯಕೀಯ, ಔಷಧ ವಿಜ್ಞಾನ, ತತ್ಸಂಬಂಧಿತ ಆರೋಗ್ಯ ವಿಜ್ಞಾನಗಳು, ವ್ಯವಹಾರ ಆಡಳಿತ ನಿರ್ವಹಣೆ, ಕೃಷಿ, ಶಿಕ್ಷಣ ಮತ್ತು ತತ್ಸಂಬಂಧಿ ವಲಯಗಳಲ್ಲಿ ಹಾಗೂ ಅವುಗಳಿಗೆ ಸಂಬಂಧಿಸಿದ ಅಥವಾ ಅವುಗಳಿಗೆ ಅನುಷಂಗಿಕವಾದ ವಿಷಯಗಳಲ್ಲಿ ಬೋಧನೆ, ತರಬೇತಿ, ಸಂಶೋಧನೆ ಮತ್ತು ಅಭಿವೃದ್ಧಿಯ ಮೇಲೆ ಬೆಳಕನ್ನು ಚೆಲ್ಲುತ್ತದೆ.

ಅದಕ್ಕಾಗಿ ಈ ವಿಧೇಯಕ.

### ಆರ್ಥಿಕ ಜ್ಞಾಪನಾ ಪತ್ರ

ಪ್ರಸ್ತಾವಿತ ಕ್ರಮವು ಯಾವುದೇ ಹೆಚ್ಚಿನ ವೆಚ್ಚವನ್ನು ಒಳಗೊಂಡಿರುವುದಿಲ್ಲ.

### ಪ್ರತ್ಯಾಯೋಜಿತ ಶಾಸನ ರಚನಾಧಿಕಾರ ಕುರಿತು ಜ್ಞಾಪನ ಪತ್ರ

<b>ಖಂಡ 39 :</b>	ವಿಶ್ವವಿದ್ಯಾಲಯದ ನೌಕರರ ನೇಮಕಾತಿಯ, ನಿಬಂಧನೆಗಳು ಮತ್ತು ಷರತ್ತುಗಳನ್ನು ನಿಯಮಗಳ ಮೂಲಕ ನಿಯಮಿಸಲು ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
<b>ಖಂಡ 47 :</b>	ಶಾಶ್ವತ ಶಾಸನಬದ್ಧ ದತ್ತಿ ನಿಧಿ ಹೂಡಿಕೆಯ ವಿಧಾನವನ್ನು ನಿಯಮಗಳ ಮೂಲಕ ನಿಯಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
<b>ಖಂಡ 58 :</b>	(3)ನೇ ಉಪಖಂಡವು, ವಿಶ್ವವಿದ್ಯಾಲಯದ, ಸರ್ಕಾರವು ನೀಡುವ ನಿರ್ದೇಶನಗಳನ್ನು ಆಡಳಿತ ವರ್ಗವು ಪಾಲಿಸುವ ಕಾಲಮಿತಿಯನ್ನು ನಿಯಮಗಳ ಮೂಲಕ ನಿಯಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ. (4)ನೇ ಉಪಖಂಡವು, ವಿಶ್ವವಿದ್ಯಾಲಯದ ಸಮಾಪನಾ ರೀತಿಗೆ ಸಂಬಂಧಿಸಿದ ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
<b>ಖಂಡ 59 :</b>	ವಿಶ್ವವಿದ್ಯಾಲಯದ ಆಡಳಿತವನ್ನು ಹಸ್ತಾಂತರಗೊಳಿಸುವಲ್ಲಿ ಶಾಶ್ವತ ಶಾಸನಬದ್ಧ ದತ್ತಿ ನಿಧಿ, ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ವೆಚ್ಚವನ್ನು ಭರಿಸುವ ರೀತಿಗೆ ಸಂಬಂಧಿಸಿದಂತೆ ನಿಯಮಗಳನ್ನು ರಚಿಸುವುದಕ್ಕೆ ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.

ಖಂಡ 61 :	ಈ ಅಧಿನಿಯಮಗಳ ಉದ್ದೇಶಗಳನ್ನು ನೆರವೇರಿಸುವುದಕ್ಕಾಗಿ ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
----------	---

ಪ್ರಸ್ತಾವಿತ ಶಾಸನ ರಚನಾಧಿಕಾರದ ಪ್ರತ್ಯಾಯೋಜನೆಯು ವಾಡಿಕೆಯ ಸ್ವರೂಪದ್ದಾಗಿದೆ.

ಸಿ.ಟಿ. ರವಿ  
ಉನ್ನತ ಶಿಕ್ಷಣ ಸಚಿವರು

ಪಿ. ಒಂಪ್ರಕಾಶ  
ಕಾರ್ಯದರ್ಶಿ  
ಕರ್ನಾಟಕ ವಿಧಾನ ಸಭೆ

**KARNATAKA LEGISLATIVE ASSEMBLY  
THIRTEENTH LEGISLATIVE ASSEMBLY  
FIFTEENTH SESSION**

**THE REVA UNIVERSITY BILL, 2012  
(L.A. Bill No. 51 of 2012)**

A Bill to establish and incorporate in the State of Karnataka a University of unitary nature in Private Sector to promote and undertake the advancement of University Education leading upto and including undergraduate, postgraduate, doctoral and postdoctoral courses in Arts, Science, Commerce, Law, Engineering, Humanities, Medicine, Pharmacy, Allied Health Sciences, Business Administration, Agriculture Education and allied sectors and for the matters connected therewith or incidental thereto.

Whereas it is expedient to establish and incorporate in the State of Karnataka a University of unitary nature in private sector to promote and undertake the advancement of University Education leading upto and including undergraduate, postgraduate, doctoral and postdoctoral courses in Arts, Science, Commerce, Law, Engineering, Humanities, Medicine, Pharmacy, Allied Health Sciences, Business Administration, Agriculture Education and allied sectors and for the matters connected therewith or incidental thereto for the purposes hereinafter appearing;

Be it enacted by the Karnataka State Legislature in the sixty third year of the Republic of India as follows:-

**CHAPTER – I**

**PRELIMINARY**

**1. Short title, extent and commencement.-** (1) This Act may be called the Reva University Act, 2012.

(2) It extends to the whole of the State of Karnataka

(3) It shall come into force on such date as the State Government may, by notification in the official Gazette, appoint.

**2. Definitions.-** In this Act, unless the context otherwise requires,-

- (a) "Academic Council" means the Academic Council of the University as specified in section 25;
- (b) "Agenda Matters" means all the matters and business to be designated in the Statutes each of which can be either included in the Agenda or be taken up for discussion and decision at a meeting of the Board of Governors or the Board of Management or any Committees, as the case may be, only subject to the prior written approval of the Chancellor, consenting to the passing of such matters and business at such a meeting;
- (c) "Board of Governors" means the Board of Governors of the University as constituted under section 23;
- (d) "Board of Management" means the Board of Management of the University as constituted under section 24;

- (e) "Chancellor", "Vice-Chancellor", "Pro Vice-Chancellor" means respectively the Chancellor, Vice Chancellor and Pro Vice Chancellor of the University;
- (f) "Campus" means a campus established, maintained by the University;
- (g) "Committees" means the committees formed under this Act or by the various functionaries of the University as the case may be and includes the Nomination Committee, the Finance Committee, and such other committees;
- (h) "Constituent College" means a college or institution established and maintained by the University;
- (i) "Finance Committee" means the Finance Committee of the University as constituted under section 27;
- (j) "Government" means the Government of Karnataka;
- (k) "National Accreditation Bodies" means a body established by the Central Government for laying down norms and conditions for ensuring academic standards of higher education, such as University Grants Commission, All India Council of Technical Education, Medical Council of India, Pharmaceutical Council of India, Indian Council of Agriculture Research, National Assessment and Accreditation Council, National Council of Teacher Education, Distance Education Council, Council of Scientific and Industrial Research, and includes the Government;
- (l) "Prescribed" means prescribed by rules made by the Government under this Act.
- (m) "Principal in relation to a Constituent College" means the head of the Constituent College and includes, where there is no Principal or in the absence of a Principal appointed, the Vice-Principal or any other person for the time being appointed to act as Principal;
- (n) "Registrar" means the Registrar of the University;
- (o) "Regional Centre" means a centre established or maintained by the University for the purpose of coordinating and supervising the work of Study Centres in any region and for performing such other functions as may be conferred on such centre by the Board of Management;
- (p) "Sponsoring Authority" or "sponsoring body" in relation to this Act means the Trust;
- (q) "State" means State of Karnataka;
- (r) "Statutes" and "Regulations" means respectively, the Statutes and Regulations of the university made under this Act;
- (s) "Study centre" means a centre established and maintained by the university for the purpose of advising, counseling or for rendering any other assistance required by the students;
- (t) "Teacher" means and includes a Professor, Associate Professor, Assistant Professor, or such other person as may be appointed for imparting instruction or conducting or to guide research in the University or in a Constituent College and includes the Principal of Constituent College in conformity with the norms specified by the 'University Grants Commission;
- (u) "Trust" means Rukmini Educational and Charitable Trust, which is a registered Trust and is the sponsoring body.
- (v) "University Grants Commission" means the Commission established under section 4 of the University Grants Commission Act, 1956 (Central Act 3 of 1956);
- (w) "University" means Reva University, established and incorporated under this Act;
- (x) "Visitor" means the visitor of the University as specified in section 13.

## **CHAPTER - II**

### **THE UNIVERSITY AND SPONSORING BODY**

**3. Proposal for the establishment of the University.-** (1) The Trust shall have the right to establish the University of unitary nature subject to and in accordance with the provisions of this Act.

(2) The proposal to establish a University shall be made to the State Government by the Trust.

(3) The proposal shall consist of the following particulars, namely:-

- (i) the objects of the University along with the details of the Trust;
- (ii) the extent and status of the University and the availability of land;
- (iii) the nature and type of programmes of study and research to be undertaken by the University during a period of five academic years immediately following the commencement date;
- (iv) the nature of faculties, courses of study and research proposed to be started;
- (v) the campus development such as buildings, equipment and structural amenities;
- (vi) the phased outlays of capital expenditure for a period of five academic years immediately following the commencement date;
- (vii) the item-wise recurring expenditure, sources of finance and estimated expenditure for each student;
- (viii) the scheme for mobilizing resources and the cost of capital thereto and the manner of repayments to each source;
- (ix) the scheme of generation of funds internally through the recovery of fee from students, revenues anticipated from consultancy and other activities relating to the objects of the University and other anticipated incomes;
- (x) the details of expenditure on unit cost, the extent of concessions or rebates in fee, freeship and scholarship for students belonging to economically weaker sections and the fee structure indicating varying rate of fee, if any, that would be levied on students who are either non resident Indians or persons of Indian origin or sponsored by non resident Indians or persons of Indian origin and students of nationalities other than India;
- (xi) the years of experience and expertise in the concerned discipline at the command of the Trust as well as the financial resources;
- (xii) the system for selection of students to the courses of study at the University; and
- (xiii) status of fulfillment of such other conditions as may be required by the State Government to be fulfilled before the establishment of the University.

(4) A Screening Committee shall be constituted by the State Government consisting of three members who are Ex-officio members of Karnataka State Higher Education Council to examine the proposals received, which shall make recommendations to the State Government.

**4. Establishment of the University.-** (1) Where the State Government, after considering the recommendations of the screening Committee and holding such inquiry as it may deem necessary, is satisfied that,-

- (i) the Trust has ability to run an University with sufficient infrastructure.
- (ii) owns a land to the extent specified below in accordance with its location, namely:-
  - (a) twenty five acres of land if it is within limits of Bruhat Bangalore Mahanagara Palike;
  - (b) forty acres of land if it is outside the limits of Bruhat Bangalore Mahanagara Palike but within Bangalore Metropolitan Region Development Authority area;
  - (c) not less than sixty acres of land in the places other than the places specified in clauses (a) and (b).

The land specified above shall consist of a single block and it shall be in the name of concerned Trust/foundation/institution/ university itself. Based on the furnished particulars required in sub-section (3) of section 3, the Government may direct the Trust to establish the permanent Statutory Endowment Fund as specified in section 47.

(2) After the establishment of the Permanent Statutory Endowment Fund, the Government may, by notification, in the official Gazette, accord sanction for establishment of the University of unitary nature in the State by the name of "REVA University".

(3) The headquarters of the University shall be at Bangalore District. The University shall have Campuses or Regional Centres, Study Centres anywhere in Karnataka and subject to the prior permission of the State Government and as per UGC norms.

(4) The First Chancellor, the First Vice-Chancellor, First members of the Board of Governors, First members of the Board of Management and the Academic Council and all persons who may hereafter become such officers or members, so long as they continue to hold such office or membership, shall constitute a body corporate and can sue and be sued in the name of the-University.

(5) On sanction for the establishment of the University under sub-section (2), the land and other movable and immovable properties acquired, created, arranged or built by the Trust for the purpose of the University shall vest in the University.

(6) In all suits and other legal proceedings by or against the University, the pleading shall be signed and verified by and all processes in such suits and proceedings shall be issued to and be served on the Registrar.

(7) The land, building and other properties of the University shall not be used for any purpose other than incidental to the objects of the University.

**5. Grants and Financial Assistance.-** The University shall be self-financing and shall neither make a demand nor shall be entitled to any maintenance, grant-in-aid or any other financial assistance from the State or any other body or corporation owned or controlled by the State:

Provided that the State may, provide financial support through grants or otherwise:-

- (a) for research, development and other activities for which other State Government organizations are provided financial assistance; or
- (b) for any specific research or programmes receiving support from the Government; and
- (c) for the benefit of similar universities in the State whether subject to a change in State policy or otherwise:

Provided further that the university may receive any financial support from any other source.

**6. Power to establish constituent College, additional campuses, Regional Centres or Study Centres.-** The University may have Constituent Colleges, Regional Centres, additional campuses and Study Centres at such places in the State as it deems fit after the completion of five years after its establishment with prior approval of the State Government subject to norms of UGC and other National Accreditation bodies.

**7. Objects of the University.-** The University shall employ a broad range of strategies to achieve its vision and objectives,-

- (i) to formulate the niche areas for research and teaching keeping in mind the needs being socially relevant in creating a knowledge society;
- (ii) to support, promote and undertake the advancement of University Education leading upto and including undergraduate, postgraduate, doctoral and postdoctoral courses in Arts, Science, Commerce, Law, Engineering, Humanities, Medicine, Pharmacy, Allied Health Sciences, Business Administration, Agriculture, Education and such other objects as the trustees may deem fit with prior approval of the State Government;
- (iii) to establish campuses and have study centres, constituent colleges and Regional Centres at various locations in Karnataka and to contribute and develop an understanding of educational change and social and human development as per norms of University Grants Commission with prior approval of the State Government;
- (iv) to carve a niche in the fields of entrepreneurship and entrepreneurial research and to develop case studies including providing strategic advice to the incubated Companies;
- (v) to institute degrees, diplomas, certificates and other academic distinctions like award of credits on the basis of successful completion of academic work evaluated through multiple modern methods of assessment;
- (vi) to collaborate with any other Universities, research institutions, non-profit organizations, industry associations, professional associations or other organizations offer specific educational and research programmes, training programmes and exchange programmes for students, faculty members and others;
- (vii) to undertake programmes for development and training of faculty and researchers of the University in partnership with any other University of quality with prior approval of the State Government.

- (viii) to undertake collaborative research and advocacy with any organizations with prior approval of the State Government.
- (ix) engage students in research to promote innovation problem solving approach and creativity;
- (x) to provide an innovative system of University level education, flexible and open, in regard to methods and places of learning, combination of courses, eligibility for enrolment, age of entry, conduct of examination and operation of programmes with a view to promoting access and equity in higher learning and to encourage excellence in the new fields of knowledge and to provide special emphasis on both the academic and application oriented learning;
- (xi) to promote national integration and the integrated development of human personality through its policies and programmes;
- (xii) promote and undertake various research programmes in various disciplines to solve problems in areas such as but not limited to disease cure, environment protection and improvement, renewable energy, efficient industrial practices, business administration and socio-economic development;
- (xiii) design programmes towards continuing education of people employed in industries for skills engagement;
- (xiv) engage students and faculty in industrial projects;
- (xv) contribute to the productivity of industries through consulting assignments;
- (xvi) encourage entrepreneurship in students, alumni and industry partners through teaching and collaborations;
- (xvii) develop awareness and inspire public and private initiatives on matters of national and international importance through seminars, workshops, symposiums, discussions, conferences, continuous education programmes, community programmes, publications, training programmes and entrepreneurship;
- (xviii) develop social entrepreneurship programmes by way of teaching, learning and leading by example;
- (xix) undertake development activities relevant to development of the rural and urban sections of the society;
- (xx) collaborate with developing, underdeveloped and developed nations to solve critical problems by pooling in global knowledge.

**8. Powers of the University.-** The University shall have the following powers, namely:-

- (i) to establish and maintain Campuses, Regional Centres and Study Centres in Karnataka as may be determined by the University from time to time in the manner laid down by the Statutes with prior approval of the Government and as per UGC norms.
- (ii) to carry out all such other activities as may be necessary or feasible in furtherance of the object of the University;
- (iii) to confer degrees or other academic distinctions in the manner and under conditions laid down in the Statutes;
- (iv) to institute and award fellowships, scholarships and prizes, awards medals etc., in accordance with the Statutes;
- (v) to demand and receive such fees, bills, invoices and collect charges as may be fixed by the Statutes or rules, as the case may be;
- (vi) to make provisions for extra curricular activities for students and employees;
- (vii) to make appointments of the Faculty, officers and employees of the University or a Constituent College, Campuses, Regional Centres, Study Centres;
- (viii) to receive voluntary donations and gifts of any kind not prohibited by any Law for the timebeing inforce and to acquire, hold, manage, maintain and dispose of any movable or immovable property, including Trust and endowment properties for the purpose of the University or a Constituent College or a Campus, Regional Centre, Study Centre;
- (ix) to institute and maintain hostels and to recognize, places of residence for students of the University or a Constituent College;

- (x) to supervise and control the residence and to regulate the discipline among the students and all categories of employees and to lay down the conditions of service of such employees, including the Code of Conduct for the students and employees;
- (xi) to create academic, administrative and support staff and other necessary posts;
- (xii) to co-operate and collaborate with other Universities in such a manner and for such purposes as the University may determine from time to time;
- (xiii) to organize and conduct refresher courses, orientation courses, workshops, seminars and other programmes for teachers, lesson writers, evaluators and other academic staff;
- (xiv) to determine standards of admission to the University or a Constituent College, Regional Centres, Study Centres with the approval of Academic Council and to make admission of students of Karnataka not less than the extent provided in this Act;
- (xv) to do all such other acts or things whether incidental to the powers aforesaid or not, as may be necessary to further the objects of the University;
- (xvi) to institute Degrees, Diplomas, Certificates and other academic distinctions on the basis of examination or any other method of evaluation approved by the Government;
- (xvii) to provide for the preparation of instructional materials, including films, cassettes, tapes, video cassettes, CD, VCD and other software and other relevant electronic and print media.
- (xviii) to raise, collect, subscribe and borrow money with the approval of the Board of Governors whether on the security of the property of the University, for the purposes of the University;
- (xix) to acquire, takeover and run the management of any other educational institutions with the prior approval of the Government;
- (xx) to acquire properties with the prior approval of the board of management;
- (xxi) to undertake any other activities connected with or incidental to above objectives of the University.

**9. University open to all classes, castes, creed, gender or nation.-** The University admissions shall be open to all persons irrespective of caste, class, creed, gender or nation. All admissions shall be made on the basis of merit in the qualifying examinations:

Provided that forty percent of the admissions in all courses of the university shall be reserved for the students of Karnataka State and admissions shall be made through a Common Entrance Examination conducted by the State Government or its agency and seats shall be allotted as per the merit and reservation policy of the State Government from time to time.

Provided further that where there are less than ten seats in any course like Post Graduate, they shall be reserved by clubbing such courses together and where there are less than three posts in any course they shall be reserved by rotation.

**10. National Accreditation.-** The University shall seek accreditation from respective statutory national accreditation bodies soon after its establishment. Further all the courses run by Private Universities shall be as per the regulations of the National Accreditation Bodies.

**11. Powers of the sponsoring body.-** The sponsoring body shall have the following powers with reference to the University, each of which may be exercised by the Sponsoring Body at its discretion, namely:-

- (i) to appoint or re-appoint or terminate the appointment of the Chancellor;
- (ii) to constitute the first Board of Governors of the University;
- (iii) to nominate the chairperson of the Board of Governors;
- (iv) to nominate three persons as members of the Board of Governors;
- (v) to nominate two persons as members of the Board of Management;
- (vi) to determine the source of funds to be contributed to the University Endowment Fund;
- (vii) to determine the application and spending of moneys by the University;
- (viii) to resolve any Conflict at the meeting of the Board of Governors in the manner provided for in this Act.



**CHAPTER - III**  
**OFFICERS OF THE UNIVERSITY**

**12. Officers of the University.-** The following shall be the officers of the University:-

- (i) The Visitor
- (ii) The Pro-Visitor
- (iii) The Chancellor;
- (iv) The Vice-Chancellor;
- (v) The Pro Vice-Chancellor;
- (vi) The Registrar;
- (vii) The Finance Officer;
- (viii) The Dean
- (ix) The Registrar Evaluation; and
- (x) Such other officers as may be declared by the Statutes to be officers of the University.

**13. The Visitor.-** (1) His Excellency the Governor of Karnataka shall be the Visitor of the University and the visitor may offer suggestions for the improvement of the functioning of the University.

(2) The visitor shall preside over the convocation of the university for conferring Degree and Diploma.

(3) The Visitor shall have the following powers, namely:-

- (i) to call for any paper or information relating to the affairs of the University;
- (ii) on the basis of the information received by the Visitor, if he is satisfied that any order, proceedings, or decision taken by any authority of the University is not in conformity with the Act, regulations or rules, he may issue such directions as he may deem fit in the interest of the University and the directions so issued shall be complied with by all concerned.

**14. The Pro-Visitor.-** (1) The Hon'ble Minister for Higher Education of the Government of Karnataka shall be the Pro-Visitor of the University.

(2) The Pro-Visitor shall, when the Visitor is absent, preside at the Convocation of the University for conferring Degrees and Diplomas

**15. The Chancellor.-** (1) The Chancellor shall be appointed by the Sponsoring Body.

(2) The founder trustee of the Sponsoring Body shall be the first Chancellor, who shall hold for life or till he demits office.

(3) The subsequent Chancellor shall be either the then Trustee of the Sponsoring Body or such other person of eminence of national figure in the field of education, science, culture or public life, when such an appointment is being considered, as may be decided by the Sponsoring Body.

(4) The subsequent Chancellor so appointed shall hold the office as determined by the Sponsoring Body.

(5) The Chancellor shall have such powers as may be conferred on him by this Act or the Statutes made there under, which shall include the following powers; namely:-

- (i) to function as the head of the University;
- (ii) to preside at all convocations of the University in absence of visitor and pro-visitor ;
- (iii) to function as a Chairperson of the Board of Governors of the University ;
- (iv) to appoint or re-appoint or terminate the appointment of the Vice-Chancellor, in accordance with the provisions of this Act and the Statutes;
- (v) to nominate a person as a member of the Nomination Committee as referred to in sub-section (2) of section 16 of this Act;
- (vi) to pre-approve the appointment of the Pro Vice-Chancellor, the Dean, the Registrar and the Finance Officer;
- (vii) to nominate two academicians as members on the Board of Governors;
- (viii) to appoint the first Pro Vice-Chancellor and the Finance Officer;

- (ix) to constitute the first Board of Management, the Finance Committee, the Research Council and the Academic Council;
- (x) to pre-approve the Agenda matters in the manner provided for in the Act;
- (xi) to resolve a conflict (excluding conflicts at a meeting of the Board of Governors) in the manner provided for in this Act.

(6) In the event of there being a conflict inter-se between the functionary or body and any other functionary or body of the University, then the issue shall be referred to the Chancellor and the decision of the Chancellor in respect of such issue shall be final and binding on the University.

**16. The Vice-Chancellor.-** (1) The Vice-Chancellor shall be appointed by the Chancellor for a term of three years subject to other terms and conditions as may be laid down by the Statutes from among three persons recommended by the Nomination Committee constituted in accordance with the provisions of sub-section (2). After the term of three years, it is renewable for another term of three years.

Provided that a Vice-chancellor shall continue to hold the office even after expiry of his term till new Vice-chancellor joins. However, in any case this period shall not exceed one year.

(2) The Nomination Committee referred to in sub-section (1) shall consist of the following persons, namely:-

- (i) One person nominated by the Chancellor;
- (ii) Two nominees of the Board of Governors, one of whom shall be nominated as the Convener of the Committee by the Board of Governors.

(3) The Nomination Committee shall, on the basis of merit, recommend three persons suitable to hold the office of the Vice-Chancellor and forward the same to the Chancellor along with a concise statement showing the academic qualifications and other distinctions of each person.

(4) The Vice-Chancellor shall be the Principal Executive and Academic Officer of the University and shall exercise general supervision and control over the affairs of the University and give effect to the decisions of the authorities of the University.

Provided that, where any matter, other than the appointment of a Teacher is of urgent nature requiring immediate action and the same could not be immediately dealt with by any officer or the authority or other body of the University empowered by or under this Act to deal with it, the Vice-Chancellor may take such action as he may deem fit with the prior written approval of the Chancellor.

(5) The Vice-Chancellor shall exercise such other powers and perform such other duties as may be laid down by the Statutes or the Rules.

Provided that, where in the opinion of the Vice-chancellor, any decision of any authority of the university is outside the powers conferred by this Act or Statutes, regulations or rules made there under or is likely to be prejudicial to the interests of the university, he shall request the concerned authority to revise its decision within fifteen days from the date of its decision and in case the authority refuses to revise such decision wholly or partly or fails to take any decision within fifteen days, then such matter shall be referred to the Chancellor and his decision thereon shall be final.

(6) The services of the Vice-Chancellor can be terminated by the Chancellor with the approval of the Board of Governors after following the principles of natural justice and after providing an opportunity to present his case including for termination on disciplinary grounds.

(7) The Vice-Chancellor shall preside at the convocation of the University in the absence of the Visitor, Pro-Visitor and the Chancellor.

**17. The Pro Vice-Chancellor.-** The Chancellor shall appoint not exceeding three pro-vice Chancellors with the Written approval of the Chancellor in such manner and they shall exercise such powers and perform such duties as may be laid down by the Statutes.

**18. Deans of Faculties.-** Deans of Faculties shall be appointed by the Chancellor with the written approval of the Chancellor in such manner and they shall exercise such powers and perform such duties as may be laid down by the Statutes.

**19. The Registrar.-** (1) The Registrar shall be appointed by the Chancellor in such manner and on such terms and conditions as may be laid down by the Statutes.

(2) All contracts as defined in statutes shall be entered into and signed by the Registrar on behalf of the University.

(3) The Registrar shall have the power to authenticate records on behalf of the University and shall exercise such other powers and perform such other duties as may be conferred by the statutes or may be required from time to time, by the Chancellor or the Vice-Chancellor.

(4) The Registrar shall be responsible for the due custody of the records and the common seal of the University and shall be bound to place before the Chancellor, the Vice-Chancellor or any other authority, all such information and documents as demanded.

**20. The Finance Officer.-** The Finance Officer shall be appointed by the Vice-Chancellor with the written approval of the Chancellor in such manner and he shall exercise such powers and perform such duties as may be conferred by the Statutes.

**21. Other Officers.-** The manner of appointment, terms and conditions of service and powers and duties of the other officers of the University shall be such as may be specified by Statutes.

#### **CHAPTER — IV**

#### **AUTHORITIES OF THE UNIVERSITY**

**22. Authorities of the University.-** The following shall be the authorities of the University, namely:-

- (i) The Board of Governors;
- (ii) The Board of Management;
- (iii) The Academic Council;
- (iv) Research Council;
- (v) The Finance Committee; and
- (vi) Such other authorities as may be declared by the Statutes to be the authorities of the University.

**23. The Board of Governors and its powers.-**(1) The Board of Governors shall consist of the following, namely:-

- (i) The Chancellor- Chairperson;
- (ii) The Vice-Chancellor- Member;
- (iii) The Principal Secretary/Secretary to the State Government in the Higher Education or by his nominee not below the rank of Deputy Secretary ;
- (iv) The Principal Secretary/ Secretary to the Government in the Medical Education or by his nominee not below the rank of Deputy Secretary;
- (v) One expert from the field of management, finance or any other specialized, including administration to be nominated by the State Government;
- (vi) Two persons nominated by the Sponsoring Body of whom one shall be woman;
- (vii) The Pro Vice-Chancellor who shall be a non-voting member;
- (viii) One eminent educationist nominee of the university grant commission.

(2) The Registrar shall be non-voting member secretary of the Board of Governors.

(3) The tenure of office of the members of the Board of Governors, appointment of members, other than Government nominees, renewal and removal, etc., shall be such as may be laid down by the Statutes.

(4) All meetings of the Board of Governors shall always be chaired by the Chancellor and in his absence by any one of the nominees of the Chancellor. If Chancellor has not nominated any person to Chair such a meeting, members present in the meeting shall elect the Chairperson for that meeting only from among themselves by a simple majority.

(5) Quorum for all meetings of the Board of Governors, shall be three members attending and voting at such meeting.

Provided that the presence of either the Chancellor or one nominee of the Sponsoring Body and in the absence of the Chancellor or one nominee of Sponsoring Body, the Vice Chancellor, shall always be necessary to form the quorum for any meeting of the Board of Governors.

(6) The Board of Governors shall be the Principal Governing Body of the University and shall have the following powers, namely:

- (i) to appoint the Statutory Auditors of the University;
- (ii) to lay down policies to be pursued by the University;
- (iii) to review decisions of the other authorities of the University if they are not in conformity with the provisions of this Act, or the Statutes or the Rules;
- (iv) to approve the Budget and Annual Report of the University;
- (v) to make new or additional Statutes or amend or repeal the earlier Statutes and Rules;
- (vi) to take decision about voluntary winding up of the University;
- (vii) to approve proposals for submission to the Government;
- (viii) to nominate three members to the Fee Regulation Committee
- (ix) to take such decisions and steps as are found desirable for effectively carrying out the objects of the University.

(7) The Board of Governor shall, meet at least three times a year.

(8) No resolution shall be passed or decision be taken by the Board of Governors at their meeting, in respect of any Agenda Matters except pursuant to an affirmative vote by the Chancellor in favour of the Agenda Matter.

(9) In the event of a conflict of opinion at a meeting of the Board of Governors, then the issued shall be referred to the Sponsoring Body and the decision of the Sponsoring Body in respect of such issue shall be final and binding on the University.

**24. The Board of Management.-** (1) The Board of Management shall consist of the following, namely:-

- (i) The Vice Chancellor;
- (ii) The Pro-Vice Chancellor;
- (iii) The Registrar;
- (iv) Two nominees of the Sponsoring Body;
- (v) Two Deans of the schools as nominated by the Chancellor.
- (vi) The Registrar Evaluation

(2) The Vice Chancellor shall be the Chairperson of the Board of Management and the Registrar in the absence of the Registrar the Registrar Evaluation with the prior approval of the Chancellor shall be the Secretary of the Board of Management.

(3) The Board of management shall be the executive body of the University. The powers and functions of the Board of Management shall be such as may be specified by the statutes.

(4) All meetings of the Boards of Management, shall always be chaired by the Vice Chancellor and in the absence of the Vice Chancellor, by the nominee of the Sponsoring Body and where the Sponsoring Body has not nominated any nominees, then by any other member as elected by the members present in the meeting.

(5) In the event of a conflict of opinion at a meeting of the Board of Management, the issue shall be referred to the Chancellor and the decision of the Chancellor in respect of such issue shall be final and binding on the University.

**25. The Academic Council.-** (1) The Academic Council shall consist of the following, namely:-

- (i) The Vice-Chancellor - Chair Person
- (ii) The Pro Vice Chancellor – Member
- (iii) The Registrar - Secretary
- (iv) Such other members as may be specified by-the Statutes.
- (v) The Registrar Evaluation –Member
- (vi) One nominee of the Chancellor - Member

(2) The Academic Council shall be the principal academic body of the University and shall, subject to the provisions of this Act, the Statutes, Regulations and the Rules, co-ordinate and exercise general supervision over the academic policies of the University.

**26. The Research Council.-** (1) The Research Council shall be the Principal Research Committee of the University and shall provide the larger holistic vision of the kind of research to be undertaken by the University, including prioritization of the research areas. This Council shall, subject to the provisions of this Act, the Statutes, Regulations and the Rules, co-ordinate and exercise general supervision over the Research and innovation policies of the University.

(2) The Research Council shall consist of the following, namely:-

- (i) The Vice-Chancellor - Chair Person
- (ii) The Pro Vice Chancellor - Member
- (iii) The Dean of Research - Secretary
- (iv) Head of the Department of Innovation - Member
- (v) Deans of all Faculties - Members and
- (vi) Such other members as may be specified in the Statutes.

**27. The Finance Committee.-** (1) The Finance Committee shall consist of the following, namely:-

- (i) The Chancellor- Chairperson
- (ii) The Vice-Chancellor - Member
- (iii) The Registrar - Member
- (iv) The Finance Officer - Secretary
- (v) One nominee of the Chancellor - Member; and
- (vi) Such other members as may be specified by the statutes.
- (vii) The Registrar Evaluation \_ Member

(2) The Finance Committee shall be the principal financial body of the University to take financial matters and shall, subject to the provisions of this Act, rules and statutes, undertake Co-ordination exercise, general supervisions over the financial matters of the University.

**28. Other Authorities.-** The constitution, the powers and functions of the other authorities of the University shall be such as may be specified by the statutes.

**29. Disqualification for membership of an Authority or Body:** A person shall be disqualified for being a member of any of the authorities of bodies of the University, if he;

- (a) is of unsound mind and stands so declared by a competent court;
- (b) is an undischarged insolvent;
- (c) has been convicted of any offence involving moral turpitude;
- (d) is conducting or engaging himself in private coaching classes; or
- (e) has been punished for indulging in or promoting unfair practice in the conduct of any examination, in any form, anywhere.
- (f) As and when the Sponsoring Body were to form an opinion in writing that a Member of any of the authorities or bodies is unfit to hold the post.

**30. Proceedings not invalidated on account of Vacancy.-** No act or Proceedings of any authority of the University shall be invalid merely by reason of the existence of any vacancy or defect in the constitution of the Authority.

**31. Provisions pertaining to Agenda Matters.-** (1) No agenda Matter shall be either included in the Agenda for or taken up for discussion or decided in the meeting of the Board of Governors or the Board of Management or any Committee without obtaining the prior approval of the Chancellor.

(2) In the event of breach of any provisions of this Act, the Chancellor shall be entitled at all time to immediately take remedial action by reversing all decisions taken by any functionary or body of University and consequent upon the pursuit of such a remedial action all such actions taken by the functionary or body of the university in breach of the provisions of the Act shall be deemed to be null and void ab initio and consequently ; status quo ante shall prevail in respect of the matter or decision in breach.

**CHAPATER – V****STATUTES AND REGULATIONS**

**32. Statutes.-** Subject to the provisions of this Act, the Statutes may provide for all or any matter, relating to the University and staff as given below, namely: -

- (i) the procedure for transaction of business of the Authorities of the University and the composition of bodies not specified in this Act.
- (ii) the operation of the permanent statutory endowment fund, University endowment fund, the general fund and the development fund,
- (iii) the terms and conditions of appointment of the Vice-Chancellor, the Registrar and the Finance Officer and their powers and functions,
- (iv) the mode of recruitment and the terms and conditions of service of the other officers, Teachers and employees of the University;
- (v) the procedure for resolving disputes between the University and its officers, Faculty members, employees and students;
- (vi) (creation, abolition or restructuring of departments and faculties;
- (vii) the manner of co-operation with, other Universities or institutions of higher learning.;
- (viii) the procedure for conferment of honorary degrees;
- (ix) provisions regarding grant of freeships and scholarships;
- (x) policies in respect of seats in different courses of studies and the procedure of admission of students to such courses;
- (xi) policy relating to the fee chargeable from students for various courses of studies;
- (xii) institution of fellowships, scholarships, studentships, free ships, medals and prizes;
- (xiii) any other matters which may be decided by the Board of Governors or required to be provided by statutes under this Act.

**33. Statutes how made.-** (1) The first statutes framed by the Board of Management shall be submitted to the Board of Governors for its approval.

(2) The Board of Governors shall consider the First Statutes, submitted by the Board of Management and shall give its approval thereon with such modifications, if any, as it may deem necessary.

(3) The University shall publish the First Statutes, as approved by the Board of Governors in the University Notification, and thereafter, the First Statutes shall come into force from the date of its publication.

**34. Power to amend the Statutes.-** The Board of Governors may, make new or additional Statutes or amend or repeal the statutes;

**35. Regulations.-** Subject to the provisions of this Act, the regulations may provide for the following matters, namely:-

- (i) admission of students to the University and their enrolment and continuance as such;
- (ii) the courses of study to be laid down for all degrees and other academic distinctions of the University;
- (iii) the award of degrees and other academic distinctions;
- (iv) the conditions of the award of fellowships, scholarships, studentships, medals and prizes;
- (v) the conduct of examinations and the conditions and mode of appointment and duties of examining bodies, examiners invigilators, tabulators and moderators;
- (vi) the fee to be charged for admission to the examinations, degrees and other academic distinctions of the University;
- (vii) the conditions of residence of the students at the University or a Constituent College;
- (viii) maintenance of discipline among the students of the University or a Constituent College;
- (ix) all other matters as may be provided in the Statutes under the Act.

**36. Regulations how made.-** The Regulations shall be made by the Academic Council and approved by Board of Management.

**37. Power to amend Regulations.-** The Academic Council may, with the approval of the Board of Management, make new or additional regulations or amend or repeal the regulations.

**38. Fee Regulation Committee.-** (1) The fee of the university seats reserved for Karnataka Students under section 9 shall be regulated by the Fee Regulation Committee constituted by the Government which shall be headed by a retired Supreme Court or High Court Judge and consists of Chancellor, Vice-Chancellor of the University, Principal Secretary or Secretary to Government incharge of Higher Education or by his nominee not below the rank of Deputy Secretary, Principal Secretary or Secretary to Government incharge of Medical Education or by his nominee not below the rank of Deputy Secretary, two Academicians nominated by the Board of Governors of whom one shall be woman. A Chartered Accountant of repute shall be co-opted for this purpose in the Committee.

(2) The Committee shall look after the compliance of the university in its admissions and collection of fee.

## **CHAPTER — VI**

### **MISCELLANEOUS**

**39. Conditions of service of employees.-** (1) Every employee shall be appointed under a written contract subject to such terms and conditions as may be specified by statutes and regulations or prescribed if any by rules which shall be kept in the University and a copy of which shall be furnished to the employee concerned.

(2) Disciplinary action against the employees shall be governed by the procedure specified in the Statutes.

(3) Any dispute arising out of the contract between the University and an employee shall, be resolved in the manner provided for in the written contract and in accordance with the Statutes.

**40. Right to appeal.-** In case of disciplinary actions by the University against its employee or student, the aggrieved employee or students shall have a right to appeal to such authority as specified by the statutes.

**41. Provident or pension fund.-** The University shall constitute for the benefit of its employees such provident or pension fund and provide such insurance scheme as it may deem fit in such manner and subject to such conditions as may be specified by the statutes and the laws in force.

**42. Disputes as to constitution of University authorities and bodies.-** If any question arises as to whether any person has been duly elected or appointed as, or is entitled to be a member of any authority or other body of the University, the matter shall be referred to the Chancellor whose decision thereon shall be final.

**43. Constitution of Committees.-** Any authority of the University mentioned in section 22, shall be empowered to constitute a committee of such authority, consisting of such members having such powers as the authority may deem fit.

**44. Filling of casual vacancies.-** Any casual vacancy among the members, other than ex-officio members of any Authority or body of the University shall be filled in the same manner in which the member whose vacancy is to be filled up, was chosen, and the person filling the vacancy shall be a member of such authority or body for the residual term for which the person in whose place he would have been a member.

**45. Protection of action taken in good faith.-** No suit or other legal proceedings shall lie against any officer or other employee of the University for anything, which is done in good faith or intended to be done in pursuance of the provisions of this Act, the Statutes or the Rules.

**46. Transitional provisions.-** Notwithstanding anything contained in any other provisions of this Act and the Statutes:-

- (i) the first Vice-Chancellor and Pro-Vice-Chancellor, if any shall be appointed by the Chancellor;
- (ii) the first Registrar, the first Registrar Evaluation and the first Finance Officer shall be appointed by the Chancellor; and
- (iii) the first Board of Management, the first Finance Committee, the first Research and innovation Council and the first Academic Council shall be constituted by the Chancellor.

**47. Permanent Statutory Endowment Fund.-** (1) The University shall establish a Permanent Statutory Endowment Fund of at least rupees twenty five crores out of which at least fifteen crores shall be in cash and remaining in the form of Bank guarantee which may be increased suo moto but shall not be decreased.

Provided that in case of a University outside the Bangalore or Bangalore Rural District at least ten crores must be in form of cash and the remaining five crores shall be in form of Bank Guarantee.

(2) The University shall have power to invest the permanent Statutory Endowment Fund in such manner as may be prescribed.

(3) The University may transfer any amount from General Fund or the Development fund to the permanent statutory fund except in the event of the dissolution of the University, in no other circumstances can any moneys be transferred from permanent Statutory Endowment Fund for any other purposes.

(4) Seventy five percent of the income received from permanent Statutory Endowment Fund shall be used for the purpose of development or general work of the University. The remaining twenty five percent shall be invested in the permanent Statutory Endowment Fund.

**48. University Endowment Fund.-** (1) The University shall establish a University Endowment Fund having such funds as may be determined by the Sponsoring Body which can include donations and other funds received from time to time.

(2) The University shall have the power to invest the University Endowment Fund in a manner as may be specified by the Statutes.

(3) The University Endowment Fund is a self-imposed fund that the University desires to maintain voluntarily and invest it responsibly to protect itself from financial challenges that may arise on account of pursuing social objectives and/or unforeseen circumstance.

(4) The University may transfer any amount from the General Fund or the development fund to the University Endowment Fund. Excepting in the dissolution of the University, in no other circumstances moneys can be transferred from the University Endowment Fund for other purposes.

(5) Eighty percent of the incomes received from the University Endowment Fund shall be used for the purposes of development or general work of the University. The remaining twenty percent shall be reinvested into the University Endowment Fund.

**49. General Fund.-** (1) The University shall establish a General Fund to which the following amount shall be credited, namely:-

- (i) all fees which may be charged by the University;
- (ii) all sums received from any other source not prohibited by any law for the time being in force;
- (iii) all contributions made to the University;
- (iv) all contributions/donations made in this behalf by any other person or body which are not prohibited by any law for the time being in force.

(2) The funds credited to the General Fund shall be applied to meet all the recurring expenditure of the University.

**50. Development fund.-** (1) The University shall also establish a Development Fund to which the following funds shall be credited, namely:-

- (i) development fees which may be charged from students;
- (ii) all sums received from any other source for the purposes of the development of the University;
- (iii) all contributions made to the University;
- (iv) all contributions/donations made in this behalf by any other person or body which are not prohibited by any law for the time being in force; and
- (v) all incomes received from the Permanent Statutory Endowment Fund.

(2) The funds credited to the Development Fund from time to time shall be utilized for the development of the University.

**51. Maintenance of funds.-** The funds established under sections 47, 48, 49 and 50 shall, subject to general supervision and control of the Board of Governors, be regulated and maintained in such manner as may be prescribed.

**52. Annual Report.-** (1) The annual report of the University shall be prepared under the direction of the Board of Management and shall be submitted to the Board of Governors for its approval.

(2) The Board of Governors shall consider the annual report in its meeting and may approve the same with or without modification.



(3) A copy of the annual report duly approved by the Board of Governors shall be sent to the State Government before 31<sup>st</sup> December following close of the financial year in 31<sup>st</sup> March of each year.

**53. Account and audit.-** (1) The annual accounts and balance sheet of the University shall be prepared under the direction of the Board of Management and all funds accruing to or received by the University from all source and all amount disbursed or paid shall be entered in the account maintained by the University.

(2) The annual accounts of the University shall be audited by an auditor, who is a member of the Institute of Chartered Accountants of India, every year.

(3) A copy of the annual accounts and the balance sheet together with the audit report shall be submitted to the Board of Governors before 30<sup>th</sup> November following close of the financial year in 31 March of each year.

(4) The annual accounts, the balance sheet and the audit report shall be considered by the Board of Governors at its meeting and the Board of Governors shall forward the same to the visitor and the Government along with its observation thereon on or before 31st December of each year.

(5) In the event of any material alteration in the Report of the Auditors, the State Government may issue directions to the University, and such directions shall be binding on the University.

**54. Mode of proof of University record.-** A copy of any receipt, application, notice, order, proceeding or resolution of any authority or committee of the University or other documents in possession of the University or any entry in any register duly maintained by the University, if certified by the Registrar, shall be received as prima facie evidence of such receipt, application, notice, order, proceeding, resolution or document or the existence of entry in the register and shall be admitted as evidence of the matters and transaction therein recorded where the original thereof would, if produced, have been admissible in evidence.

**55. Power of State Government to issue directions.-** The State Government may give such directions to the University as in its opinion are necessary or expedient for carrying out the purposes of this Act or to give effect to any of the provisions contained therein or of any rules or orders made thereunder and the Board of Governor or the Board of management, as the case may be, of the University shall comply with every such direction.

**56. Penalties.-** (1) Whoever contravenes the provisions of this Act or the rules made thereunder or any examination matters or in matters relating to award of degrees or in giving marks cards shall on conviction be punishable with fine of rupees fifty thousand which may extend to ten lakhs rupees or with an imprisonment for a term of six months which may extend to two years or with both.

Provided that, where the University is also involved the permission letter granted under this Act to commence the University shall be withdrawn.

(2) A penalty under this section may be imposed without prejudice to the penalty specified in any other Act.

**57. Power to enter and inspect.-** Any officer not below the rank of Group 'A' officer authorised by the State Government in this behalf, shall, subject to such conditions as may be specified therein under the Karnataka Educational Institutions (Prohibition of Capitation Fee) Act, 1984 (Karnataka Act 37 of 1984) shall be deemed to be the Officer authorized to exercise the same powers and discharge the same functions as provided under section 9 of that Act for the purposes of this Act.

**58. Power to give direction for dissolution of the University.-** (1) If the University proposes dissolution in accordance with the law governing its constitution or incorporation, it shall give at least six months prior notice in writing to the Government.

(2) The Karnataka State Higher Education Council shall conduct periodical Inspection of University regarding:-

- (i) Standard of Instructions for grant of degree;
- (ii) Quality of Education;
- (iii) Avoidance of commercialisation of Higher Education;
- (iv) contravention of the provisions of the Act if any;

- and send report to the Government.

(3) On identification of mismanagement, maladministration and indiscipline, the Government shall issue directions to the management of the University to set right the administration . If the direction is not followed within such time as may be prescribed, the right to take decision for winding up of the University or any course thereof shall vest with the Government.

(4) The manner of winding up of the University or any course thereof shall be such as may be prescribed by the Government in this behalf.

Provided that no such action shall be initiated without affording a reasonable opportunity to show cause to the University.

(5) On receipt of the notice referred to in sub-section (1), the Government shall, in consultation with the relevant Regulatory Authority make such arrangements for administration of the University from the proposed date of dissolution of the University or winding up of the course and until the last batch of students in regular courses of studies of the University complete their courses of studies in such manner as may be specified by the Statues.

**59. Expenditure of the University during dissolution.**-(1) The expenditure of administration of the University during taking over period of its management under sub-section (5) of section 58 shall be met out of the Permanent Statutory Endowment Fund, the General Fund or the Development Fund in such manner as may be prescribed.

(2) If the fund referred to in section 47, 48, 49 and 50 are not sufficient to meet the expenditure of the University during the taking over period of its management, such expenditure may be met by disposing of the properties or asset of the University, by the Government.

(3) Where the dissolution of the University is due to mismanagement or maladministration, the Government is at liberty to identify the persons responsible for such mismanagement or maladministration and to impose penalty as it deems fit.

**60. Removal of difficulties.**- (1) If any difficulty arises in giving effect to the provisions of this Act, the State Government may, by a notification or by order, make such provisions, which are not inconsistent with the provisions of this Act, as appear to it to be necessary or expedient, for removing the difficulty:

Provided that, no notification or order under this section shall be made after the expiry of a period of five years from the date of commencement of this Act.

(2) Every Order made under sub-section (1), shall, as soon as may be after it is made, be laid before the State Legislature.

**61. Power to make rules by the State Government.**- (1) The State Government may make rules, by notification, to carryout the purposes of this Act.

(2) Every rule made under this Act shall be laid as soon as may be after it is made before each House of the State Legislature while it is in session for a total period of thirty days which may be comprised in one session or in two or more successive sessions, and if, before the expiry of the session immediately following the session or the successive sessions aforesaid, both Houses agree in making any modification in the rule or both Houses agree that the rule should not be made, the rule shall thereafter have effect only in such modified form or be of no effect, as the case may be, so however, that any such modification or annulment shall be without prejudice to the validity of anything previously done under that rule.

### **STATEMENT OF OBJECTS AND REASONS**

Rukmini Educational Charitable Trust, Bangalore District have come forward to establish private University in the State. The establishment of a private university by a well-known organization would certainly help in spreading the quality education to the needy students. This also accelerates the enhancement of gross enrolment ratio in the higher education sector, which presently stands at 11.5 percent in Karnataka.

Keeping in view the above, it is considered necessary to provide for establishment of Reva University.

This private university focuses on teaching, training, research and development in the fields of Arts, Science, Commerce, Law, Engineering, Humanities, Medicine, Pharmacy, Allied Health Sciences, Business Administration, Agriculture Education and allied sectors and for the matters connected therewith or incidental thereto.

Hence, the Bill.

**FINANCIAL MEMORANDUM**

There is no extra expenditure involved in the proposed measure.

**MEMORANDUM REGARDING DELEGATED LEGISLATION**

<b>Clause 39 :</b>	Empowers the Government to prescribe by rules the terms and conditions of appointment of employee of the university.
<b>Clause 47 :</b>	Empowers the State Government to prescribe by rules the manner of investing permanent statutory Endowment Fund.
<b>Clause 58 :</b>	sub-clause (3) empowers the State Government to prescribe by rules the time within which the management of the university shall comply with the direction issued by the Government.
	sub-clause (4) empowers the State Government to make rules regarding the manner of winding up of the university.
<b>Clause 59 :</b>	Empowers the State Government to make rules regarding the manner of meeting the expenditure from the permanent Statutory Endowment Fund, General Fund or the Development Fund on the taking over of the management of the university.
<b>Clause 61 :</b>	Empowers the State Government to make rules for carrying out the purposes of the Act.

The proposed delegation of Legislative power is normal in character.

**C.T.RAVI**

Minister for Higher Education

**P. OMPRAKASHA**

Secretary

Karnataka Legislative Assembly

**ವಿಶೇಷ ಪತ್ರಿಕೆ**

<b>ಭಾಗ - IV-A</b>	<b>ಬೆಂಗಳೂರು, ಗುರುವಾರ, ಡಿಸೆಂಬರ್ ೧೩, ೨೦೧೨ (ಮಾರ್ಗಶಿರ ೨೨, ಶಕ ವರ್ಷ ೧೯೩೪)</b>	<b>ನಂ. ೧೧೦೪</b>
-------------------	---	-----------------

**KARNATAKA LEGISLATIVE ASSEMBLY SECRETARIAT**

**NOTIFICATION**

**No. KLA/LGA/52/Bill/2012, Bangalore, Dated: 13.12.2012**

The following Bill was introduced in Legislative Assembly on 13.12.2012.

**ಕರ್ನಾಟಕ ವಿಧಾನ ಸಭೆ**

**ಹದಿಮೂರನೇ ವಿಧಾನ ಸಭೆ**

**ಹದಿನೈದನೇ ಅಧಿವೇಶನ**

**ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯ ವಿಧೇಯಕ, 2012**

**(2012ರ ವಿಧಾನಸಭೆಯ ವಿಧೇಯಕ ಸಂಖ್ಯೆ 52)**

ಸಾಮಾನ್ಯ, ತಾಂತ್ರಿಕ, ಆರೋಗ್ಯ, ವ್ಯವಸ್ಥಾಪನೆ, ನೈಸರ್ಗಿಕ ಮತ್ತು ತತ್ಸಂಬಂಧಿ ವಲಯಗಳಲ್ಲಿ ಹಾಗೂ ಅವುಗಳಿಗೆ ಸಂಬಂಧಿಸಿದ ಅಥವಾ ಅವುಗಳಿಗೆ ಅನುಷಂಗಿಕವಾದ ವಿಷಯಗಳಲ್ಲಿ ವಿಶ್ವವಿದ್ಯಾಲಯದ ಶಿಕ್ಷಣದ ಪ್ರಗತಿಪರ ವಿಚಾರಗಳನ್ನು ಉತ್ತೇಜಿಸಲು ಮತ್ತು ಕೈಗೊಳ್ಳಲು ಖಾಸಗಿ ವಲಯದಲ್ಲಿ ಒಂದು ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ಕರ್ನಾಟಕ ರಾಜ್ಯದಲ್ಲಿ ಸ್ಥಾಪಿಸಿ ನಿಗಮಿತಗೊಳಿಸುವುದಕ್ಕಾಗಿ ಒಂದು ವಿಧೇಯಕ.

ಇಲ್ಲಿ ಇನ್ನು ಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಸಾಮಾನ್ಯ, ತಾಂತ್ರಿಕ, ಆರೋಗ್ಯ, ವ್ಯವಸ್ಥಾಪನೆ, ನೈಸರ್ಗಿಕ ಮತ್ತು ತತ್ಸಂಬಂಧಿ ವಲಯಗಳಲ್ಲಿ ಹಾಗೂ ಅವುಗಳಿಗೆ ಸಂಬಂಧಿಸಿದ ಅಥವಾ ಅವುಗಳಿಗೆ ಅನುಷಂಗಿಕವಾದ ವಿಷಯಗಳಲ್ಲಿ ವಿಶ್ವವಿದ್ಯಾಲಯದ ಶಿಕ್ಷಣದ ಪ್ರಗತಿಪರ

ವಿಚಾರಗಳನ್ನು ಉತ್ತೇಜಿಸಲು ಮತ್ತು ಕೈಗೊಳ್ಳಲು ಖಾಸಗಿ ವಲಯದಲ್ಲಿ ಒಂದು ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ಕರ್ನಾಟಕ ರಾಜ್ಯದಲ್ಲಿ ಸ್ಥಾಪಿಸಿ ನಿಗಮಿತಗೊಳಿಸುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಅರವತ್ತೊಂದನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

## ಅಧ್ಯಾಯ - I

### ಪ್ರಾರಂಭಿಕ

1. ಸಂಕ್ಷಿಪ್ತ ಹೆಸರು, ವ್ಯಾಪ್ತಿ ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯ ಅಧಿನಿಯಮ, 2012 ಎಂದು ಕರೆಯತಕ್ಕದ್ದು.

(2) ಇದು ಇಡೀ ಕರ್ನಾಟಕ ರಾಜ್ಯಕ್ಕೆ ವ್ಯಾಪ್ತವಾಗತಕ್ಕದ್ದು.

(3) ಇದು ರಾಜ್ಯ ಸರ್ಕಾರವು ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ ಗೊತ್ತುಪಡಿಸಬಹುದಾದ ಅಂಥ ದಿನಾಂಕದಂದು ಜಾರಿಗೆ ಬರತಕ್ಕದ್ದು.

2. ಪರಿಭಾಷೆಗಳು.- ಈ ಅಧಿನಿಯಮದಲ್ಲಿ, ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು,-

- (ಎ) “ಶೈಕ್ಷಣಿಕ ಪರಿಷತ್ತು (ಅಕೆಡೆಮಿಕ್ ಕೌನ್ಸಿಲ್)” ಎಂದರೆ, 26ನೇ ಪ್ರಕರಣದ ಅಡಿಯಲ್ಲಿ ಸ್ಥಾಪಿಸಲಾದ ವಿಶ್ವವಿದ್ಯಾಲಯದ ಶೈಕ್ಷಣಿಕ ಪರಿಷತ್ತು;
- (ಬಿ) “ಕಾರ್ಯಸೂಚಿ ವಿಷಯಗಳು”, ಎಂದರೆ, ಪರಿನಿಯಮಗಳಲ್ಲಿ ಹೆಸರಿಸಬಹುದಾದ ಮತ್ತು ಒಂದು ಸಭೆಯಲ್ಲಿ ಆ ವಿಷಯಗಳನ್ನು ಮತ್ತು ಕಲಾಪಗಳನ್ನು ಅನುಮೋದಿಸಬಹುದೆಂದು ತಮ್ಮ ಸಮ್ಮತಿ ಸೂಚಿಸಿ ಕುಲಾಧಿಪತಿಯವರು ಮುಂಚಿತವಾಗಿಯೇ ಲಿಖಿತ ಅನುಮೋದನೆಯನ್ನು ಕೊಟ್ಟಿದ್ದಾಗ ಮಾತ್ರವೇ ಸಂದರ್ಭಾನುಸಾರ ಪ್ರಬಂಧಕರ ಮಂಡಳಿ ಅಥವಾ ವ್ಯವಸ್ಥಾಪನಾ ಮಂಡಳಿ ಅಥವಾ ಯಾವುದೇ ಸಮಿತಿಯವರು ಕಾರ್ಯಸೂಚಿಯಲ್ಲಿ ಸೇರಿಸಬಹುದಾದ ಅಥವಾ ಸಭೆಯಲ್ಲಿ ಚರ್ಚೆಗೆ ತೆಗೆದುಕೊಂಡು ನಿರ್ಣಯವನ್ನು ಕೊಡಬಹುದಾದ ಎಲ್ಲಾ ವಿಷಯಗಳು ಮತ್ತು ಕಲಾಪಗಳು;
- (ಸಿ) “ಪ್ರಬಂಧಕರ ಮಂಡಳಿ” ಎಂದರೆ, 24ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿರುವ ವಿಶ್ವವಿದ್ಯಾಲಯದ ಪ್ರಬಂಧಕರ ಮಂಡಳಿ;
- (ಡಿ) “ಕುಲಾಧಿಪತಿ”, “ಕುಲಪತಿ”, “ಸಹಕುಲಪತಿ” ಎಂದರೆ, ಅನುಕ್ರಮವಾಗಿ ವಿಶ್ವವಿದ್ಯಾಲಯದ ಕುಲಾಧಿಪತಿ, ಕುಲಪತಿ ಮತ್ತು ಸಹಕುಲಪತಿ;
- (ಇ) “ಕ್ಯಾಂಪಸ್” ಎಂದರೆ, ಅದು ಎಲ್ಲಾದರೂ ಇರಲಿ ವಿಶ್ವವಿದ್ಯಾಲಯವು ಸ್ಥಾಪಿಸಿದ, ನಿರ್ವಹಿಸುವ ಒಂದು ಕ್ಯಾಂಪಸ್;
- (ಎಫ್) “ಸಮಿತಿಗಳು” ಎಂದರೆ, ಈ ಅಧಿನಿಯಮದಡಿಯಲ್ಲಿ ರೂಪಿಸಲಾದ ಸಮಿತಿಗಳು ಅಥವಾ ಸಂದರ್ಭಾನುಸಾರವಾಗಿ ವಿಶ್ವವಿದ್ಯಾಲಯದ ವಿವಿಧ ಕಾರ್ಯಕರ್ತರು ರಚಿಸಿರುವ ಸಮಿತಿಗಳು ಮತ್ತು ಅದರಲ್ಲಿ ಶೋಧನಾ ಸಮಿತಿ, ನಾಮನಿರ್ದೇಶನ ಸಮಿತಿ, ಹಣಕಾಸು ಸಮಿತಿ, ಹಣಕಾಸು ಪರಿಷತ್ತು ಮತ್ತು ಅಂಥ ಇತರ ಸಮಿತಿಗಳು ಒಳಗೊಳ್ಳುತ್ತವೆ;
- (ಜಿ) “ಘಟಕ ಕಾಲೇಜು” ಎಂದರೆ, ವಿಶ್ವವಿದ್ಯಾಲಯವು ಸ್ಥಾಪಿಸಿ ನಿರ್ವಹಿಸುತ್ತಿರುವ ಒಂದು ಕಾಲೇಜು ಅಥವಾ ಸಂಸ್ಥೆ;
- (ಹೆಚ್) “ಕಾರ್ಯಕಾರಿ ಪರಿಷತ್ತು” ಎಂದರೆ, 25ನೇ ಪ್ರಕರಣದ ಅಡಿಯಲ್ಲಿ ಸ್ಥಾಪಿತವಾದ ವಿಶ್ವವಿದ್ಯಾಲಯದ ಕಾರ್ಯಕಾರಿ ಪರಿಷತ್ತು;
- (ಐ) “ಹಣಕಾಸು ಪರಿಷತ್ತು” ಎಂದರೆ, 28ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿರುವ ವಿಶ್ವವಿದ್ಯಾಲಯದ ಹಣಕಾಸು ಸಮಿತಿ;
- (ಜೆ) “ಸರ್ಕಾರ” ಎಂದರೆ, ಕರ್ನಾಟಕ ಸರ್ಕಾರ;
- (ಕೆ) “ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳು” ಎಂದರೆ, ವಿಶ್ವವಿದ್ಯಾಲಯ ಅನುದಾನ ಆಯೋಗ, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು, ಭಾರತೀಯ ವೈದ್ಯಕೀಯ ಪರಿಷತ್ತು, ಭಾರತೀಯ ಔಷಧ ವಿಜ್ಞಾನ ಪರಿಷತ್ತು, ಭಾರತೀಯ ಕೃಷಿ ಸಂಶೋಧನಾ ಪರಿಷತ್ತು, ರಾಷ್ಟ್ರೀಯ ಮೌಲ್ಯಮಾಪನ ಮತ್ತು ಅಧಿಮಾನ್ಯತಾ ಪರಿಷತ್ತು, ರಾಷ್ಟ್ರೀಯ ಬೋಧಕ ಶಿಕ್ಷಣ ಪರಿಷತ್ತು, ದೂರಶಿಕ್ಷಣ ಪರಿಷತ್ತು, ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಪರಿಷತ್ತು ಮುಂತಾದ, ಉನ್ನತ ಶಿಕ್ಷಣದಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವಂತೆ ನೋಡಿಕೊಳ್ಳುವುದಕ್ಕಾಗಿ ಗುಣಮಟ್ಟಗಳು ಮತ್ತು ಷರತ್ತುಗಳನ್ನು ವಿಧಿಸುವುದಕ್ಕಾಗಿ, ಕೇಂದ್ರ ಸರ್ಕಾರವು ಸ್ಥಾಪಿಸಿರುವ ಒಂದು ಸಂಸ್ಥೆ ಮತ್ತು ಇದರಲ್ಲಿ ಸರ್ಕಾರವೂ ಸೇರಿರುತ್ತದೆ;
- (ಎಲ್) “ನಿಯಮಿಸಲಾದುದು” ಎಂದರೆ, ಈ ಅಧಿನಿಯಮದಡಿಯಲ್ಲಿ ಸರ್ಕಾರವು ರಚಿಸಲಾದ ನಿಯಮಗಳ ಮೂಲಕ ನಿಯಮಿಸಲಾದುದು;
- (ಎಂ) “ಒಂದು ಘಟಕ ಕಾಲೇಜಿಗೆ ಸಂಬಂಧಪಟ್ಟಂತೆ ಪ್ರಾಂಶುಪಾಲರು” ಎಂದರೆ, ಘಟಕ ಕಾಲೇಜಿನ ಮುಖ್ಯಸ್ಥರು ಮತ್ತು ಪ್ರಾಂಶುಪಾಲರು ಇಲ್ಲದಿದ್ದಲ್ಲಿ ಅಥವಾ ನೇಮಕವಾದ ಪ್ರಾಂಶುಪಾಲರ ಗೃಹಾಜರಿಯಲ್ಲಿ, ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಲು ತಾತ್ಕಾಲಿಕವಾಗಿ ನೇಮಕಗೊಂಡಿರುವ ಉಪಪ್ರಾಂಶುಪಾಲರು ಅಥವಾ ಯಾವುದೇ ಇತರ ವ್ಯಕ್ತಿಯೂ ಇದರಲ್ಲಿ ಒಳಗೊಳ್ಳುತ್ತಾರೆ;
- (ಎನ್) “ಕುಲಸಚಿವರು” ಎಂದರೆ, ವಿಶ್ವವಿದ್ಯಾಲಯದ ಕುಲಸಚಿವರು;
- (ಒ) “ಪ್ರಾದೇಶಿಕ ಕೇಂದ್ರ” ಎಂದರೆ, ಯಾವುದೇ ಪ್ರದೇಶದಲ್ಲಿನ ಅಧ್ಯಯನ ಕೇಂದ್ರಗಳ ಕಾರ್ಯವನ್ನು ಸಮನ್ವಯಗೊಳಿಸುವ ಮತ್ತು ಮೇಲ್ವಿಚಾರಣೆ ಮಾಡುವ ಉದ್ದೇಶಕ್ಕಾಗಿ ಮತ್ತು ಅಂಥ ಕೇಂದ್ರಕ್ಕೆ ಕಾರ್ಯಕಾರಿ ಪರಿಷತ್ತು ವಹಿಸಿಕೊಡಬಹುದಾದ ಅಂಥ ಇತರ ಕರ್ತವ್ಯಗಳನ್ನು ನೆರವೇರಿಸುವುದಕ್ಕಾಗಿ ವಿಶ್ವವಿದ್ಯಾಲಯವು ಸ್ಥಾಪಿಸಿದ ಅಥವಾ ನಿರ್ವಹಿಸಿಕೊಂಡುಬರುವ ಒಂದು ಕೇಂದ್ರ;

- (ಪಿ) ಈ ಅಧಿನಿಯಮಕ್ಕೆ ಸಂಬಂಧಿಸಿದಂತೆ “ಪ್ರಾಯೋಜಕ ಪ್ರಾಧಿಕಾರ” ಅಥವಾ “ಪ್ರಾಯೋಜಕ ಸಂಸ್ಥೆ” ಎಂದರೆ, ನ್ಯಾಸ;
- (ಕೂ) “ರಾಜ್ಯ” ಎಂದರೆ, ಕರ್ನಾಟಕ ರಾಜ್ಯ;
- (ಆರ್) “ಪರಿನಿಯಮಗಳು” ಮತ್ತು “ವಿನಿಯಮಗಳು” ಎಂದರೆ, ಈ ಅಧಿನಿಯಮದ ಅಡಿಯಲ್ಲಿ ರಚಿಸಿದ ಅನುಕ್ರಮವಾಗಿ ವಿಶ್ವವಿದ್ಯಾಲಯದ ಪರಿನಿಯಮಗಳು ಮತ್ತು ವಿನಿಯಮಗಳು;
- (ಎಸ್) “ಅಧ್ಯಯನ ಕೇಂದ್ರ” ಎಂದರೆ, ವಿದ್ಯಾರ್ಥಿಗಳಿಗೆ ಅಗತ್ಯವಾದ ಬುದ್ಧಿವಾದ, ಸಲಹೆಗಳನ್ನು ನೀಡುವ ಅಥವಾ ಇತರ ಯಾವುದೇ ನೆರವನ್ನು ನೀಡುವ ಉದ್ದೇಶಕ್ಕಾಗಿ ವಿಶ್ವವಿದ್ಯಾಲಯವು ಸ್ಥಾಪಿಸಿದ ಮತ್ತು ನಿರ್ವಹಿಸಿಕೊಂಡುಬಂದ ಒಂದು ಕೇಂದ್ರ;
- (ಟಿ) “ಅಧ್ಯಾಪಕರು” ಎಂದರೆ, ಒಬ್ಬ ಪ್ರಾಧ್ಯಾಪಕರು, ಸಹಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು, ಅಥವಾ ವಿಶ್ವವಿದ್ಯಾಲಯದಲ್ಲಿ ಅಥವಾ ಒಂದು ಘಟಕ ಕಾಲೇಜಿನಲ್ಲಿ ಬೋಧಿಸುವುದಕ್ಕೆ ಅಥವಾ ಸಂಶೋಧನೆ ನಡೆಸುವುದಕ್ಕೆ ಅಥವಾ ಸಂಶೋಧನೆಗೆ ಮಾರ್ಗದರ್ಶನ ನೀಡುವುದಕ್ಕೆ ನೇಮಕವಾದ ಅಂಥ ಇತರ ವ್ಯಕ್ತಿ ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗವು ನಿಯಮಿಸಿದ ಗುಣಮಟ್ಟಗಳಿಗೆ ಅನುಸಾರವಾಗಿ ಇರುವ ಘಟಕ ಕಾಲೇಜಿನ ಪ್ರಾಂಶುಪಾಲರು ಇದರಲ್ಲಿ ಒಳಗೊಳ್ಳುತ್ತಾರೆ;
- (ಯು) “ನ್ಯಾಸ” ಎಂದರೆ, ಕರ್ನಾಟಕ ಲಿಂಗಾಯಿತ ಎಜುಕೇಷನ್ ಸೊಸೈಟಿ, ಇದು ಒಂದು ನೋಂದಾಯಿತ ನ್ಯಾಸ ಮತ್ತು ಪ್ರಾಯೋಗಿಕ ಸಂಸ್ಥೆ;
- (ವಿ) “ವಿಶ್ವವಿದ್ಯಾಲಯ ಅನುದಾನಗಳ ಆಯೋಗ” ಎಂದರೆ, ವಿಶ್ವವಿದ್ಯಾಲಯ ಅನುದಾನಗಳ ಆಯೋಗ ಅಧಿನಿಯಮ, 1956ರ (1956ರ ಕೇಂದ್ರ ಅಧಿನಿಯಮ 3) 4ನೇ ಪ್ರಕರಣದ ಅಡಿಯಲ್ಲಿ ಸ್ಥಾಪಿತವಾದ ಆಯೋಗ;
- (ಡಬ್ಲ್ಯೂ) “ವಿಶ್ವವಿದ್ಯಾಲಯ” ಎಂದರೆ, ಈ ಅಧಿನಿಯಮದಡಿಯಲ್ಲಿ ಸ್ಥಾಪಿಸಿ ನಿಗಮಿತಗೊಳಿಸಲಾದ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯ;
- (ಎಕ್ಸ್) “ಸಂದರ್ಶಕರು” ಎಂದರೆ, 13ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿದ ವಿಶ್ವವಿದ್ಯಾಲಯದ ಸಂದರ್ಶಕರು.

### ಅಧ್ಯಾಯ- II

#### ವಿಶ್ವವಿದ್ಯಾಲಯ ಮತ್ತು ಪ್ರಾಯೋಜಕ ಸಂಸ್ಥೆ

3. ವಿಶ್ವವಿದ್ಯಾಲಯದ ಸ್ಥಾಪನೆಗೆ ಪ್ರಸ್ತಾವ.- (1) ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು ಮತ್ತು ಅದಕ್ಕನುಸಾರವಾಗಿ ಒಂದು ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಹಕ್ಕನ್ನು ನ್ಯಾಸವು ಹೊಂದಿರತಕ್ಕದ್ದು.

- (2) ನ್ಯಾಸವು ರಾಜ್ಯ ಸರ್ಕಾರಕ್ಕೆ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಪ್ರಸ್ತಾವವನ್ನು ಸಲ್ಲಿಸತಕ್ಕದ್ದು.
- (3) ನ್ಯಾಸವು ಈ ಮುಂದಿನ ವಿವರಗಳನ್ನು ಒಳಗೊಂಡಿರತಕ್ಕದ್ದು, ಎಂದರೆ:-
- ನ್ಯಾಸದ ವಿವರಗಳೊಂದಿಗೆ ವಿಶ್ವವಿದ್ಯಾಲಯದ ಧೈಯೋದ್ದೇಶಗಳು;
  - ವಿಶ್ವವಿದ್ಯಾಲಯದ ವ್ಯಾಪ್ತಿ ಮತ್ತು ಸ್ಥಾನಮಾನ ಹಾಗೂ ಭೂಮಿಯ ಲಭ್ಯತೆ;
  - ಪ್ರಾರಂಭದ ದಿನಾಂಕದಿಂದ ನಿಕಟ ಐದು ಶೈಕ್ಷಣಿಕ ವರ್ಷಗಳ ಅವಧಿಯಲ್ಲಿ ವಿಶ್ವವಿದ್ಯಾಲಯವು ಕೈಗೊಳ್ಳಬೇಕೆಂದಿರುವ ಅಧ್ಯಯನ ಮತ್ತು ಸಂಶೋಧನಾ ಕಾರ್ಯಕ್ರಮಗಳ ಸ್ವರೂಪ ಮತ್ತು ಬಗೆಗಳು;
  - ಪ್ರಾರಂಭಿಸಬೇಕೆಂದು ಪ್ರಸ್ತಾಪಿಸಿರುವ ವ್ಯಾಸಂಗ ವಿಭಾಗಗಳು (ಫ್ಯಾಕಲ್ಟಿಗಳು), ಅಧ್ಯಯನ ಕ್ರಮಗಳು ಮತ್ತು ಸಂಶೋಧನೆಗಳ ಸ್ವರೂಪ;
  - ಕಟ್ಟಡಗಳು, ಸಲಕರಣೆಗಳು ಮತ್ತು ರಚನಾ ಸೌಕರ್ಯಗಳನ್ನು ಒದಗಿಸುವಂಥ ಕ್ಯಾಂಪಸ್ ಅಭಿವೃದ್ಧಿ;
  - ಪ್ರಾರಂಭದ ದಿನಾಂಕದ ನಿಕಟ ಐದು ಶೈಕ್ಷಣಿಕ ವರ್ಷಗಳ ಅವಧಿಗಾಗಿ ಬಂಡವಾಳ ವೆಚ್ಚದ ಹಂತಗಳು;
  - ಬಾಬುವಾರು ಆವರ್ತಕ ವೆಚ್ಚ, ಆರ್ಥಿಕ ಮೂಲಗಳು ಮತ್ತು ಪ್ರತಿಯೊಬ್ಬ ವಿದ್ಯಾರ್ಥಿಗೆ ತಗಲುವ ಅಂದಾಜು ವೆಚ್ಚ;
  - ಸಂಪನ್ಮೂಲ ಸಂಗ್ರಹಣೆಗಾಗಿ ಯೋಜನೆ ಮತ್ತು ಅದಕ್ಕೆ ಬಂಡವಾಳದಿಂದ ತಗಲುವ ವೆಚ್ಚ ಹಾಗೂ ಪ್ರತಿಯೊಂದು ಮೂಲಕ್ಕೂ ಮರು ಸಂದಾಯ ಮಾಡುವ ರೀತಿ;
  - ವಿದ್ಯಾರ್ಥಿಗಳಿಂದ ಶುಲ್ಕ ವಸೂಲು ಮಾಡಿ ಆಂತರಿಕವಾಗಿ ನಿಧಿ ಸಂಗ್ರಹಿಸುವ ಯೋಜನೆ, ಸಲಹಾ ಸೇವೆ ಮತ್ತು ವಿಶ್ವವಿದ್ಯಾಲಯದ ಧೈಯೋದ್ದೇಶಗಳಿಗೆ ಸಂಬಂಧಿಸಿದ ಇತರ ಚಟುವಟಿಕೆಗಳಿಂದ ನಿರೀಕ್ಷಿತ ವರಮಾನಗಳು ಮತ್ತು ಇತರ ನಿರೀಕ್ಷಿತ ವರಮಾನಗಳು;
  - ಘಟಕವೊಂದಕ್ಕೆ ತಗಲುವ ವೆಚ್ಚದ ವಿವರಗಳು, ಆರ್ಥಿಕವಾಗಿ ದುರ್ಬಲವಾದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಶುಲ್ಕ, ಉಚಿತ ಶಿಕ್ಷಣ (ಫ್ರಿಶಿಪ್) ಮತ್ತು ವಿದ್ಯಾರ್ಥಿ ವೇತನದಲ್ಲಿ ನೀಡುವ ರಿಯಾಯಿತಿ ಅಥವಾ ವಿನಾಯಿತಿಯ ಪರಿಮಿತಿಯ ವಿವರಗಳನ್ನು ಮತ್ತು ಅನಿವಾಸಿ ಭಾರತೀಯರು ಅಥವಾ ಭಾರತೀಯ ಮೂಲದ ವ್ಯಕ್ತಿಗಳಿಗೆ ಅಥವಾ ಅನಿವಾಸಿ ಭಾರತೀಯರು ಅಥವಾ ಭಾರತೀಯ ಮೂಲದ ವ್ಯಕ್ತಿಗಳು ಪ್ರಾಯೋಜಿಸಿದ ವಿದ್ಯಾರ್ಥಿಗಳಿಗೆ ಮತ್ತು ಭಾರತವನ್ನುಳಿದು ಇತರ ರಾಷ್ಟ್ರಗಳ ವಿದ್ಯಾರ್ಥಿಗಳಿಗೆ ವಿಧಿಸತಕ್ಕ ಶುಲ್ಕದ ದರಗಳು ಬೇರೆ ಬೇರೆ ಇದ್ದಲ್ಲಿ ಅವುಗಳನ್ನು ಸೂಚಿಸುವ ಶುಲ್ಕ ರಚನೆಯ ವಿವರಗಳು;
  - ಸಂಬಂಧಪಟ್ಟ ವಿದ್ಯಾ ವಿಭಾಗದಲ್ಲಿ ಎಷ್ಟು ವರ್ಷಗಳ ಅನುಭವ ಮತ್ತು ಪರಿಣಿತಿಯನ್ನು ನ್ಯಾಸವು ದೊರಕಿಸಿಕೊಡಲಿದೆ ಹಾಗೂ ಅದರ ಹಣಕಾಸಿನ ಸಂಪನ್ಮೂಲಗಳು;
  - ವಿಶ್ವವಿದ್ಯಾಲಯದಲ್ಲಿರುವ ಅಧ್ಯಯನ ಕ್ರಮಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವುದಕ್ಕಾಗಿ ಇರುವ ವ್ಯವಸ್ಥೆ;

(xiii) ವಿಶ್ವವಿದ್ಯಾಲಯವು ಸ್ಥಾಪನೆಯಾಗುವುದಕ್ಕೆ ಮೊದಲು ನೆರವೇರಿಸಬೇಕೆಂದು ರಾಜ್ಯ ಸರ್ಕಾರವು ಅಗತ್ಯಪಡಿಸಬಹುದಾದ ಅಂಥ ಇತರ ಷರತ್ತುಗಳ ನೆರವೇರಿಕೆಯ ಹಂತ.

(4) ಸ್ವೀಕರಿಸಿದ ಪ್ರಸ್ತಾವಗಳನ್ನು ಪರೀಕ್ಷಿಸಲು ರಾಜ್ಯ ಸರ್ಕಾರವು, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಪದನಿಮಿತ್ತ ಸದಸ್ಯರಾದ ಮೂರು ಸದಸ್ಯರುಗಳನ್ನು ಒಳಗೊಂಡ ಒಂದು ಪರಿಶೋಧನಾ ಸಮಿತಿಯನ್ನು ರಚಿಸತಕ್ಕದ್ದು ಮತ್ತು ಅದು ರಾಜ್ಯ ಸರ್ಕಾರಕ್ಕೆ ಶಿಫಾರಸ್ಸನ್ನು ಮಾಡತಕ್ಕದ್ದು.

4. ವಿಶ್ವವಿದ್ಯಾಲಯದ ಸ್ಥಾಪನೆ.- (1) ರಾಜ್ಯ ಸರ್ಕಾರವು ಪರಿಶೋಧನಾ ಸಮಿತಿಯು ಮಾಡಿದ ಶಿಫಾರಸ್ಸುಗಳನ್ನು ಪರಿಶೀಲಿಸಿದ ತರುವಾಯ ಮತ್ತು ತಾನು ಅವಶ್ಯವೆಂದು ಭಾವಿಸುವಂಥ ವಿಚಾರಣೆಯನ್ನು ನಡೆಸಿದ ತರುವಾಯ,-

- (i) ನ್ಯಾಸವು ಸಾಕಷ್ಟು ಮೂಲ ಸೌಕರ್ಯದೊಂದಿಗೆ ವಿಶ್ವವಿದ್ಯಾಲಯವೊಂದನ್ನು ನಡೆಸಲು ಸಮರ್ಥವಾಗಿದೆ ಎಂದು ಅದು ಮನಗಂಡರೆ;
- (ii) ಪ್ರದೇಶಕ್ಕೆನುಸಾರವಾಗಿ ಕೆಳಗೆ ನಿರ್ದಿಷ್ಟ ಪಡಿಸಿದ ವ್ಯಾಪ್ತಿಗೆ ಭೂಮಿಯ ಒಡೆತನವನ್ನು ಹೊಂದಿರತಕ್ಕದ್ದು, ಎಂದರೆ:-
  - (ಎ) ಭೂಮಿಯು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಿತಿಯೊಳಗಿದ್ದರೆ ಇಪ್ಪತ್ತೈದು ಎಕರೆಗಳು;
  - (ಬಿ) ಭೂಮಿಯು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಿತಿಯಿಂದ ಹೊರಗೆ ಇದ್ದು, ಆದರೆ ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಪ್ರದೇಶದ ಒಳಗೆ ಇದ್ದರೆ ನಲವತ್ತು ಎಕರೆಗಳು;
  - (ಸಿ) ಭೂಮಿಯು (ಎ) ಮತ್ತು (ಬಿ) ಖಂಡಗಳಲ್ಲಿ ನಿರ್ದಿಷ್ಟಪಡಿಸಿದ ಸ್ಥಳಗಳನ್ನು ಹೊರತುಪಡಿಸಿದ್ದರೆ ಅರವತ್ತು ಎಕರೆಗಳಿಗಿಂತ ಕಡಿಮೆ ಇರತಕ್ಕದ್ದಲ್ಲ.

ಮೇಲೆ ನಿರ್ದಿಷ್ಟಪಡಿಸಿದ ಭೂಮಿಯು ಏಕ ಘಟಕ (ಸಿಂಗಲ್ ಬ್ಲಾಕ್) ದಲ್ಲಿರತಕ್ಕದ್ದು ಮತ್ತು ಇದು ಸಂಬಂಧಪಟ್ಟ ಸೊಸೈಟಿ / ವಿಶ್ವವಿದ್ಯಾಲಯದ ಹೆಸರಿನಲ್ಲಿರತಕ್ಕದ್ದು. 3ನೇ ಪ್ರಕರಣದ (3)ನೇ ಉಪಪ್ರಕರಣದಲ್ಲಿ ಅಗತ್ಯಪಡಿಸಲಾದಂತೆ ನ್ಯಾಸವು ಒದಗಿಸಿದ ವಿವರಗಳ ಆಧಾರದ ಮೇಲೆ ಸರ್ಕಾರವು 48ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿರುವ ಶಾಶ್ವತ ಶಾಸನಬದ್ಧ ದತ್ತಿ ನಿಧಿಯನ್ನು ಸ್ಥಾಪಿಸಬೇಕೆಂದು ನ್ಯಾಸಕ್ಕೆ ನಿರ್ದೇಶನ ನೀಡಬಹುದು.

(2) ಶಾಶ್ವತ ಶಾಸನಬದ್ಧ ದತ್ತಿ ನಿಧಿಯ ಸ್ಥಾಪನೆಯ ತರುವಾಯ, ಸರ್ಕಾರವು, ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ, “ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯ” ಎಂಬ ಹೆಸರಿನ ಒಂದು ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ರಾಜ್ಯದಲ್ಲಿ ಸ್ಥಾಪಿಸುವುದಕ್ಕೆ ಮಂಜೂರಾತಿಯನ್ನು ನೀಡಬಹುದು.

(3) ವಿಶ್ವವಿದ್ಯಾಲಯದ ಕೇಂದ್ರ ಕಾರ್ಯಸ್ಥಾನವು ಬೆಳಗಾವಿಯಲ್ಲಿ ಇರತಕ್ಕದ್ದು. ವಿಶ್ವವಿದ್ಯಾಲಯವು ತನ್ನ ಕ್ಯಾಂಪಸ್ಸುಗಳನ್ನು ಅಥವಾ ಪ್ರಾದೇಶಿಕ ಕೇಂದ್ರಗಳನ್ನು, ಅಧ್ಯಯನ ಕೇಂದ್ರಗಳನ್ನು ಕರ್ನಾಟಕದ ಯಾವುದೇ ಭಾಗದಲ್ಲಿ ಹೊಂದಿರತಕ್ಕದ್ದು ಮತ್ತು ಆ ಬಗ್ಗೆ ರಾಜ್ಯ ಸರ್ಕಾರದ ಪೂರ್ವಾನುಮತಿಯನ್ನು ಪಡೆದುಕೊಳ್ಳುವುದಕ್ಕೊಳಪಟ್ಟು ಹಾಗೂ ವಿಶ್ವವಿದ್ಯಾಲಯದ ಅನುದಾನ ಆಯೋಗದ ಗುಣಮಟ್ಟಗಳಿಗನುಸಾರವಾಗಿ ಹೊಂದಿರತಕ್ಕದ್ದು.

(4) ಮೊದಲ ಕುಲಾಧಿಪತಿಯವರು, ಮೊದಲ ಕುಲಪತಿಯವರು, ಪ್ರಬಂಧಕ ಮಂಡಳಿಯ ಮೊದಲ ಸದಸ್ಯರುಗಳು, ವ್ಯವಸ್ಥಾಪನಾ ಮಂಡಳಿಯ ಹಾಗೂ ಶೈಕ್ಷಣಿಕ ಪರಿಷತ್ತಿನ ಮೊದಲ ಸದಸ್ಯರುಗಳು ಮತ್ತು ಇನ್ನು ಮುಂದೆ, ಅಂಥ ಅಧಿಕಾರಿಗಳು ಅಥವಾ ಸದಸ್ಯರುಗಳಾಗಬಹುದಾದಂಥ ಎಲ್ಲಾ ವ್ಯಕ್ತಿಗಳು, ಅಂಥ ಪದ ಅಥವಾ ಸದಸ್ಯತ್ವವನ್ನು ಹೊಂದಿರುವುದು ಮುಂದುವರೆಯುವವರೆಗೆ, ಒಂದು ನಿಗಮಿತ ನಿಕಾಯವನ್ನು ರಚಿಸತಕ್ಕದ್ದು. ಮತ್ತು ಅದು ವಿಶ್ವವಿದ್ಯಾಲಯದ ಹೆಸರಿನಲ್ಲಿ ದಾವೆ ಹೂಡಬಹುದು ಮತ್ತು ದಾವೆಗೊಳಗಾಗಬಹುದು.

(5) (2)ನೇ ಉಪಪ್ರಕರಣದ ಅಡಿಯಲ್ಲಿ ವಿಶ್ವವಿದ್ಯಾಲಯವು ಸ್ಥಾಪನೆಗೆ ಮಂಜೂರಾತಿಯಾದ ಮೇಲೆ, ವಿಶ್ವವಿದ್ಯಾಲಯದ ಉದ್ದೇಶಕ್ಕಾಗಿ, ನ್ಯಾಸವು ಆರ್ಜಿಸಿದ, ಸೃಜಿಸಿದ, ಏರ್ಪಾಟು ಮಾಡಿಕೊಂಡ ಅಥವಾ ಕಟ್ಟಲ್ಪಟ್ಟ ಭೂಮಿ ಮತ್ತು ಇತರ ಸ್ಥಿರ ಮತ್ತು ಚರ ಸ್ವತ್ತು, ವಿಶ್ವವಿದ್ಯಾಲಯದಲ್ಲಿ ನಿಹಿತವಾಗಿರತಕ್ಕದ್ದು.

(6) ವಿಶ್ವವಿದ್ಯಾಲಯವು ಹೂಡಿದ ಅಥವಾ ಅದರ ವಿರುದ್ಧ ಹೂಡಲಾದ ಎಲ್ಲಾ ದಾವೆಗಳಲ್ಲಿ ಮತ್ತು ಇತರ ಕಾನೂನು ವ್ಯವಹರಣೆಗಳಲ್ಲಿ ವಾದ ಪತ್ರಗಳಿಗೆ ಕುಲಸಚಿವರು ಸಹಿ ಮಾಡಿ ಸತ್ಯಾಪನೆ ಮಾಡತಕ್ಕದ್ದು ಮತ್ತು ಅಂಥ ದಾವೆಗಳಲ್ಲಿನ ಮತ್ತು ವ್ಯವಹರಣೆಗಳಲ್ಲಿನ ಎಲ್ಲಾ ಆದೇಶಿಕಗಳನ್ನು ಕುಲಸಚಿವರಿಗೆ ನೀಡತಕ್ಕದ್ದು ಮತ್ತು ಅವರಿಗೆ ಜಾರಿ ಮಾಡತಕ್ಕದ್ದು.

(7) ವಿಶ್ವವಿದ್ಯಾಲಯದಲ್ಲಿನ ಭೂಮಿ, ಕಟ್ಟಡ ಮತ್ತು ಇತರ ಸ್ವತ್ತುಗಳನ್ನು ವಿಶ್ವವಿದ್ಯಾಲಯದ ಉದ್ದೇಶಗಳಿಗೆ ಅನುಷಂಗಿಕವಾಗಿರುವುದನ್ನು ಹೊರತುಪಡಿಸಿ ಇತರ ಯಾವುದೇ ಉದ್ದೇಶಕ್ಕಾಗಿ ಬಳಸತಕ್ಕದ್ದಲ್ಲ.

5. ಅನುದಾನಗಳು ಮತ್ತು ಹಣಕಾಸು ನೆರವು.- ವಿಶ್ವವಿದ್ಯಾಲಯವು ಸ್ವಂತ ಧನಮೂಲ ಉಳ್ಳದ್ದಾಗಿರತಕ್ಕದ್ದು ಮತ್ತು ರಾಜ್ಯದಿಂದ ಅಥವಾ ರಾಜ್ಯದ ಒಡೆತನದಲ್ಲಿರುವ ಅಥವಾ ನಿಯಂತ್ರಣದಲ್ಲಿರುವ ಯಾವುದೇ ಇತರ ಸಂಸ್ಥೆ ಅಥವಾ ನಿಗಮದಿಂದ ಯಾವುದೇ ನಿರ್ವಹಣಾ ಸಹಾಯ ಅನುದಾನ ಅಥವಾ ಯಾವುದೇ ಹಣಕಾಸು ನೆರವನ್ನು ಹಕ್ಕಿನಿಂದ ಕೇಳತಕ್ಕದ್ದಲ್ಲ ಅಥವಾ ಅದನ್ನು ಪಡೆಯಲು ಹಕ್ಕನ್ನು ಹೊಂದಿರತಕ್ಕದ್ದಲ್ಲ.

ಪರಂತು, ರಾಜ್ಯವು,-

(ಎ) ಇತರ ರಾಜ್ಯ ಸರ್ಕಾರದ ಸಂಘಟನೆಗಳಿಗೆ ಹಣಕಾಸು ನೆರವನ್ನು ಒದಗಿಸುತ್ತಿರುವಂಥದ್ದೇ ಸಂಶೋಧನೆ, ಅಭಿವೃದ್ಧಿ ಮತ್ತಿತರ ಚಟುವಟಿಕೆಗಳಿಗಾಗಿ; ಅಥವಾ

(ಬಿ) ಸರ್ಕಾರದಿಂದ ನೆರವನ್ನು ಪಡೆಯುವ ಯಾವುದೇ ನಿರ್ದಿಷ್ಟ ಸಂಶೋಧನೆ ಅಥವಾ ಕಾರ್ಯಕ್ರಮಗಳಿಗಾಗಿ; ಮತ್ತು

(ಸಿ) ರಾಜ್ಯ ಕಾರ್ಯನೀತಿಯ ಬದಲಾವಣೆಗೆ ಒಳಪಟ್ಟು ಅಥವಾ ಅನ್ಯಥಾ ಇದೇ ಬಗೆಯ ವಿಶ್ವವಿದ್ಯಾಲಯಗಳಿಗೆ ಅವಕಾಶವನ್ನು ಕಲ್ಪಿಸುವುದಕ್ಕೆ ಅಥವಾ ಅವುಗಳ ಪ್ರಯೋಜನಕ್ಕಾಗಿ.

- ಅನುದಾನದ ಮೂಲಕ ಅಥವಾ ಅನ್ಯಥಾ ಹಣಕಾಸು ಬೆಂಬಲವನ್ನು ಒದಗಿಸಬಹುದು:

ಮತ್ತು ಪರಂತು, ವಿಶ್ವವಿದ್ಯಾಲಯವು, ಯಾವುದೇ ಇತರ ಮೂಲದಿಂದ ಯಾವುದೇ ಆರ್ಥಿಕ ನೆರವನ್ನು ಸ್ವೀಕರಿಸಬಹುದು.

**6. ಘಟಕ ಕಾಲೇಜು, ಹೆಚ್ಚುವರಿ ಕ್ಯಾಂಪಸ್‌ಗಳು, ಪ್ರಾದೇಶಿಕ ಕೇಂದ್ರಗಳು ಅಥವಾ ಅಧ್ಯಯನ ಕೇಂದ್ರಗಳನ್ನು ಸ್ಥಾಪಿಸುವುದಕ್ಕೆ ಅಧಿಕಾರ.-** ವಿಶ್ವವಿದ್ಯಾಲಯವು ಸ್ಥಾಪನೆಯಾದ ತರುವಾಯ ಐದು ವರ್ಷಗಳನ್ನು ಪೂರ್ಣಗೊಳಿಸಿದ ನಂತರ, ವಿಶ್ವವಿದ್ಯಾಲಯ ಅನುದಾನ ಆಯೋಗದ ಮತ್ತು ಇತರ ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳ ಗುಣಮಟ್ಟಗಳಿಗೆ ಒಳಪಟ್ಟು, ರಾಜ್ಯ ಸರ್ಕಾರದ ಪೂರ್ವಾನುಮೋದನೆಯೊಂದಿಗೆ, ವಿಶ್ವವಿದ್ಯಾಲಯವು, ರಾಜ್ಯದಲ್ಲಿ ತನಗೆ ಸೂಕ್ತವೆನಿಸುವಂಥ ಸ್ಥಳಗಳಲ್ಲಿ ಘಟಕ ಕಾಲೇಜುಗಳು, ಹೆಚ್ಚುವರಿ ಕ್ಯಾಂಪಸ್‌ಗಳು, ಪ್ರಾದೇಶಿಕ ಕೇಂದ್ರಗಳು ಮತ್ತು ಅಧ್ಯಯನ ಕೇಂದ್ರಗಳನ್ನು ಹೊಂದಿರಬಹುದು.

**7. ವಿಶ್ವವಿದ್ಯಾಲಯದ ಧೈಯೋದ್ದೇಶಗಳು.-** ವಿಶ್ವವಿದ್ಯಾಲಯವು, ತನ್ನ ಭವಿಷ್ಯದೃಷ್ಟಿ ಮತ್ತು ಧೈಯೋದ್ದೇಶಗಳನ್ನು ಸಾಧಿಸಲು ಈ ಮುಂದಿನಂತೆ ವಿವಿಧ ಬಗೆಯ ಕಾರ್ಯತಂತ್ರಗಳನ್ನು ಕೈಗೊಳ್ಳಬಹುದು:-

- (i) ತಾಂತ್ರಿಕತೆ, ಆರೋಗ್ಯ, ವ್ಯವಸ್ಥಾಪನೆ, ಜೀವ ವಿಜ್ಞಾನಗಳು ಮತ್ತು ಸಂಬಂಧಿತ ವಲಯಗಳಲ್ಲಿ ಸ್ನಾತಕೋತ್ತರ, ಡಾಕ್ಟೊರಲ್ ಮತ್ತು ಪೋಸ್ಟ್ ಡಾಕ್ಟೊರಲ್ ಕೋರ್ಸುಗಳಿಗೆ ಮುಂದುವರಿಯುವ ಮತ್ತು ಅವುಗಳನ್ನು ಒಳಗೊಳ್ಳುವ ವಿಶ್ವವಿದ್ಯಾಲಯ ಶಿಕ್ಷಣದಲ್ಲಿ ಪ್ರಗತಿಯನ್ನು ಮತ್ತು ಅನ್ವೇಷಣೆಯನ್ನು ಬೆಂಬಲಿಸುವುದು, ಪ್ರೋತ್ಸಾಹಿಸುವುದು ಮತ್ತು ಕೈಗೊಳ್ಳುವುದು ಹಾಗೂ ಈ ಕ್ಷೇತ್ರಗಳಲ್ಲಿ ಸಲಹೆಯನ್ನೂ ಒಳಗೊಂಡಂತೆ ಸಂಶೋಧನೆ, ಪ್ರಗತಿ ಮತ್ತು ಪ್ರಸಾರಕ್ಕೆ ಅವಕಾಶವನ್ನು ಕಲ್ಪಿಸುವುದು;
- (ii) ವಿದ್ಯಾರ್ಥಿಗಳಿಗೆ, ಬೋಧಕ ವೃಂದದ (ಫ್ಯಾಕಲ್ಟಿ) ಸದಸ್ಯರಿಗೆ ಮತ್ತು ಇತರರಿಗೆ ನಿರ್ದಿಷ್ಟ ಶೈಕ್ಷಣಿಕ ಮತ್ತು ಸಂಶೋಧನಾ ಕಾರ್ಯಕ್ರಮಗಳನ್ನು, ತರಬೇತಿ ಕಾರ್ಯಕ್ರಮಗಳನ್ನು ಮತ್ತು ವಿನಿಮಯ ಕಾರ್ಯಕ್ರಮಗಳನ್ನು ಪರಿಕಲ್ಪಿಸಲು, ವಿದ್ಯಾಸಂಗೋಳಿಸಲು, ಅಭಿವೃದ್ಧಿಪಡಿಸಲು ಇತರ ಯಾವುದೇ ವಿಶ್ವವಿದ್ಯಾಲಯಗಳು, ಸಂಶೋಧನಾ ಸಂಸ್ಥೆಗಳು, ಲಾಭರಹಿತ ಸಂಸ್ಥೆಗಳು, ಕೈಗಾರಿಕಾ ಸಂಸ್ಥೆಗಳು, ವೃತ್ತಿಪರ ಸಂಸ್ಥೆಗಳು ಅಥವಾ ಇತರ ಸಂಸ್ಥೆಗಳೊಂದಿಗೆ ಸಹಯೋಗವನ್ನು ಹೊಂದುವುದು;
- (iii) ರಾಜ್ಯ ಸರ್ಕಾರದ ಪೂರ್ವ ಅನುಮೋದನೆಯೊಡನೆ, ಯಾವುದೇ ಸಂಸ್ಥೆಯೊಂದಿಗೆ ಸಹಯೋಗ ಹೊಂದಿ ಸಂಶೋಧನೆಯನ್ನು ಮತ್ತು ಹೊಸತನವನ್ನು ಬೆಳಕಿಗೆ ತರುವುದು;
- (iv) ತಾನು ಸೂಕ್ತವೆಂದು ಭಾವಿಸಬಹುದಾದಂತೆ, ಕಲಿಕೆಯ ಅಂಥ ಶಾಖೆಗಳಲ್ಲಿ ಬೋಧನಾ ಮತ್ತು ಸಂಶೋಧನಾ ಸೌಲಭ್ಯಗಳನ್ನು ಒದಗಿಸಿ ಜ್ಞಾನ ಪ್ರಸಾರ ಮಾಡುವುದು ಮತ್ತು ಅದನ್ನು ಮುಂದುವರಿಸುವುದು ಹಾಗೂ ವಿಶೇಷವಾಗಿ ತಾಂತ್ರಿಕ, ವ್ಯವಸ್ಥಾಪನೆ, ನೈಸರ್ಗಿಕ ಮತ್ತು ಸಂಬಂಧಿತ ಕೋರ್ಸುಗಳಲ್ಲಿ ಸಮಗ್ರ ವ್ಯಾಸಂಗ ವಿಷಯಗಳಿಗಾಗಿ ವಿಶೇಷ ಉಪಬಂಧ ಕಲ್ಪಿಸುವುದು ಮತ್ತು ವಿಶ್ವವಿದ್ಯಾಲಯದಲ್ಲಿ ಅಂತರವಿದ್ಯಾವಿಷಯಗಳ ಅಧ್ಯಯನ ಮತ್ತು ಸಂಶೋಧನೆಗೆ ಉತ್ತೇಜನ ನೀಡುವುದಕ್ಕಾಗಿ ಸೂಕ್ತ ಕ್ರಮ ಕೈಗೊಳ್ಳುವುದು;
- (v) ಇಂಜಿನಿಯರಿಂಗ್ ಪರಿಹಾರಗಳನ್ನೊದಗಿಸುವ ಭವಿಷ್ಯದ ಸಮರ್ಥವಾದ ತಾಂತ್ರಿಕತೆಗಳ ಸಂಶೋಧನೆಯೊಂದಿಗೆ ಮತ್ತು ತಾಂತ್ರಿಕ ವ್ಯವಹಾರ ಮತ್ತು ಬೆಳೆಯುತ್ತಿರುವ ತಾಂತ್ರಿಕತೆಗೆ ಬೆಂಬಲದೊಂದಿಗೆ ಉನ್ನತ ತಾಂತ್ರಿಕ ಮತ್ತು ವೃತ್ತಿಪರ ಕೈಗಾರಿಕೆಗಳ ಬೇಡಿಕೆಗಳನ್ನು ಈಡೇರಿಸುವುದು;
- (vi) ಉನ್ನತ ಕಲಿಕೆಗೆ ಪ್ರವೇಶಾವಕಾಶಗಳನ್ನು ಮತ್ತು ನ್ಯಾಯಸಮ್ಮರತೆಗೆ ಉತ್ತೇಜನ ನೀಡುವ ದೃಷ್ಟಿಯಿಂದ, ಕಲಿಕೆಯ ವಿಧಾನಗಳು ಮತ್ತು ಸ್ಥಳಗಳು, ವ್ಯಾಸಂಗ ಕ್ರಮಗಳ ಸಂಯೋಜನೆ, ದಾಖಲಾತಿಗಾಗಿ ಅರ್ಹತೆ, ಪ್ರವೇಶದ ವಯಸ್ಸು, ಪರೀಕ್ಷೆಯನ್ನು ನಡೆಸುವುದು ಮತ್ತು ಕಾರ್ಯಕ್ರಮಗಳ ನಿರ್ವಹಣೆಗೆ ಸಂಬಂಧಿಸಿದಂತೆ ನಮ್ಯವಾದ (ಫ್ಲೆಕ್ಸಿಬಲ್) ಮತ್ತು ಮುಕ್ತವಾದ, ವಿಶ್ವವಿದ್ಯಾಲಯ ಮಟ್ಟದ ಶಿಕ್ಷಣದ ಅನ್ವೇಷಣಾ ಪದ್ಧತಿಯನ್ನು ಅಳವಡಿಸುವುದು ಹಾಗೂ ಜ್ಞಾನದ ಹೊಸ ಕ್ಷೇತ್ರಗಳಲ್ಲಿ ಉತ್ಕೃಷ್ಟತೆಗೆ ಪ್ರೋತ್ಸಾಹಿಸುವುದು, ಶೈಕ್ಷಣಿಕ ಮತ್ತು ಸಮನ್ವಯ ಕಲಿಕೆ, ಇವೆರಡಕ್ಕೂ ಸಮನಾದ ಪ್ರಾಮುಖ್ಯತೆಯನ್ನು ನೀಡುವುದು;
- (vii) ಗುಣಮಟ್ಟದ ಶಿಕ್ಷಣಕ್ಕಾಗಿ ಕೊಡುಗೆಯನ್ನು ನೀಡಲು ರಾಜ್ಯ ಸರ್ಕಾರದ ಪೂರ್ವಾನುಮೋದನೆಯೊಂದಿಗೆ ಸಂಪನ್ಮೂಲ ಕೇಂದ್ರಗಳನ್ನು ಅಭಿವೃದ್ಧಿಪಡಿಸುವುದು;
- (viii) ಕರ್ನಾಟಕದಲ್ಲಿ ವಿವಿಧ ಸ್ಥಳಗಳಲ್ಲಿ ಕ್ಯಾಂಪಸ್‌ಗಳು, ಪ್ರಾದೇಶಿಕ ಕೇಂದ್ರಗಳು ಮತ್ತು ಅಧ್ಯಯನ ಕೇಂದ್ರಗಳು ಮತ್ತು ಸಂಯೋಜಿತ ಕಾಲೇಜುಗಳನ್ನು ಸ್ಥಾಪಿಸುವುದು ಮತ್ತು ತಾಂತ್ರಿಕತೆ, ವೃತ್ತಿಪರತೆ, ಸಾಮಾನ್ಯ ಶಿಕ್ಷಣ ಮತ್ತು ಸಮಾಜ ಮತ್ತು ಮಾನವ ಅಭಿವೃದ್ಧಿಯಲ್ಲಿ ಶೈಕ್ಷಣಿಕ ಬದಲಾವಣೆಗೆ ರಾಜ್ಯ ಸರ್ಕಾರದ ಪೂರ್ವಾನುಮೋದನೆಯೊಂದಿಗೆ ಕೊಡುಗೆ ನೀಡುವುದು ಮತ್ತು ಜ್ಞಾನವನ್ನು ಅಭಿವೃದ್ಧಿಪಡಿಸುವುದು;
- (ix) ಮೌಲ್ಯಮಾಪನದ ವಿವಿಧ ಆಧುನಿಕ ವಿಧಾನಗಳ ಮೂಲಕ ಮಾಡಿದ ಮೌಲ್ಯಮಾಪನಕ್ಕೆ ಅನುಸಾರವಾಗಿ ಶಿಕ್ಷಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದುದರ ಆಧಾರದ ಮೇಲೆ ನೀಡಲು ಪದವಿಗಳನ್ನು, ಡಿಪ್ಲೋಮಾಗಳನ್ನು, ಪ್ರಮಾಣಪತ್ರಗಳನ್ನು ಮತ್ತು ಯಶೋಪತ್ರ ಪ್ರದಾನದಂಥ ಇತರ ಶೈಕ್ಷಣಿಕ ಪ್ರಶಸ್ತಿಗಳನ್ನು ಪ್ರಾರಂಭಿಸುವುದು;
- (x) ಉಪನ್ಯಾಸ ಮಾಲಿಕೆಗಳು, ವಿಚಾರ ಸಂಕರಣಗಳು, ಸಮ್ಮೇಳನಗಳು, ಕಾರ್ಯಾಗಂಗ ಶಿಕ್ಷಣ ಕಾರ್ಯಕ್ರಮಗಳು, ಸಮದಾಯ ಅಭಿವೃದ್ಧಿ ಕಾರ್ಯಕ್ರಮಗಳು, ಪ್ರಕಟಣೆಗಳು ಮತ್ತು ತರಬೇತಿ ಕಾರ್ಯಕ್ರಮಗಳು ಮತ್ತು ಕಾರ್ಯಸೂಚಿಗಳ ಮೂಲಕ ಜ್ಞಾನ ಪ್ರಸಾರ ಮಾಡುವುದು ಮತ್ತು ಶಿಕ್ಷಣ ಮತ್ತು ತತ್ಸಂಬಂಧಿತ ಅಭಿವೃದ್ಧಿ ಕ್ಷೇತ್ರಗಳ ವಿಷಯಗಳ ಬಗ್ಗೆ ಸಾರ್ವಜನಿಕ ಚರ್ಚೆಯನ್ನು ಏರ್ಪಡಿಸುವುದು;

- (xi) ರಾಜ್ಯ ಸರ್ಕಾರದ ಪೂರ್ವ ಅನುಮತಿಯೊಂದಿಗೆ, ಉತ್ತಮ ಗುಣಮಟ್ಟದ ಇತರ ಯಾವುದೇ ವಿಶ್ವವಿದ್ಯಾಲಯಗಳೊಂದಿಗೆ ಸಹಭಾಗಿಗಳಾಗಿ ವಿಶ್ವವಿದ್ಯಾಲಯದ ಬೋಧಕ ವೃಂದ (ಫ್ಯಾಕಲ್ಟಿ) ಮತ್ತು ಸಂಶೋಧಕರ ಅಭಿವೃದ್ಧಿ ಮತ್ತು ತರಬೇತಿಗಾಗಿ ಕಾರ್ಯಕ್ರಮಗಳನ್ನು ಕೈಗೊಳ್ಳುವುದು;
- (xii) ವಿಶ್ವವಿದ್ಯಾಲಯದ ಧೈಯೋದ್ದೇಶಗಳನ್ನು ಮುಂದುವರಿಸುವುದಕ್ಕಾಗಿ ಮತ್ತು ಉತ್ತೇಜಿಸುವುದಕ್ಕಾಗಿ ಅವಶ್ಯಕವಾದ ಮತ್ತು ಯುಕ್ತವಾದ ಕ್ರಮಗಳನ್ನು ಕೈಗೊಳ್ಳುವುದು;
- (xiii) ಭಾರತದಲ್ಲಿ ಶಿಕ್ಷಣ ಮತ್ತು ಇತರ ಅಭಿವೃದ್ಧಿ ವಲಯಗಳನ್ನು ವಿಸ್ತರಿಸುವುದಕ್ಕಾಗಿ ಸರ್ಕಾರವು ಅನುಮೋದಿಸಬಹುದಾದಂತೆ ಯಾವುದೇ ಧೈಯೋದ್ದೇಶಗಳನ್ನು ಮುಂದುವರಿಸುವುದು.
- (xiv) ವಿಶ್ವವಿದ್ಯಾಲಯದಲ್ಲಿನ ಘಟಕ ಕಾಲೇಜುಗಳಲ್ಲಿ ಮತ್ತು ಕಾರ್ಯಕ್ರಮಗಳಲ್ಲಿ ಒಳಗೊಳ್ಳುವ ವಿದ್ಯಾರ್ಥಿಗಳ ಗುಣಮಟ್ಟವನ್ನು ಸುಧಾರಿಸುವುದಕ್ಕಾಗಿ ಪ್ರಾಯೋಜಕ ನ್ಯಾಸವು ನಡೆಸುವ ಶೈಕ್ಷಣಿಕ ಸಂಸ್ಥೆಗಳು ಮತ್ತು ಕಾರ್ಯಕ್ರಮಗಳಿಗೆ ಆರ್ಥಿಕವಾಗಿ ಅಥವಾ ಅನ್ಯಥಾ ಬೆಂಬಲಿಸುವುದು, ಅಭಿವೃದ್ಧಿಪಡಿಸುವುದು ಮಂಜೂರು ಮಾಡುವುದು, ನೆರವು ನೀಡುವುದು ಮತ್ತು ಮಾರ್ಗದರ್ಶನ ನೀಡುವುದು;
- (xv) ಸಮಾಜದ ಸಾಮಾಜಿಕ ಮತ್ತು ಹಣಕಾಸಿನ ಕಾರಣದ ಬೆಂಬಲಕ್ಕೆ ವಿಶ್ವವಿದ್ಯಾಲಯಗಳಿಗಾಗಿ ವಿಶ್ವವಿದ್ಯಾಲಯದ ಅನುದಾನ ಆಯೋಗವು ಮಾಡಿರುವಂತೆ ಬೋಧನೆ ಮತ್ತು ಸಂಶೋಧನೆಯಷ್ಟೇ ಪ್ರಾಮುಖ್ಯತೆಯನ್ನು ವಿಸ್ತರಣೆಗೊ ನೀಡಲಾಗಿದ್ದು, ಈ ವಿಶ್ವವಿದ್ಯಾಲಯವು ವಿಶೇಷವಾಗಿ ಸ್ಥಳೀಯ ಸಮುದಾಯದ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ, ಪರಿಸರ, ನೀತಿ ಮತ್ತು ತಾಂತ್ರಿಕ ಮೌಲ್ಯಗಳ ಕ್ಷೇತ್ರಗಳಲ್ಲಿ ಮತ್ತು ಸಮಾಜಕ್ಕೆ ಸಾಮಾನ್ಯವಾಗಿ, ಆರ್ಥಿಕವಾಗಿ ಅಥವಾ ಅನ್ಯಥಾ ಬೆಂಬಲ, ಅಭಿವೃದ್ಧಿ, ನೆರವು ಮತ್ತು ಮಾರ್ಗದರ್ಶನವನ್ನು ನೀಡಲು ಸ್ಥಾಪಿತವಾಗಿದೆ.

**8. ವಿಶ್ವವಿದ್ಯಾಲಯದ ಅಧಿಕಾರಗಳು.-** ವಿಶ್ವವಿದ್ಯಾಲಯವು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಎಂದರೆ:-

- (i) ಸರ್ಕಾರದ ಪೂರ್ವಾನುಮೋದನೆಯೊಂದಿಗೆ ಮತ್ತು ವಿಶ್ವವಿದ್ಯಾಲಯದ ಅನುದಾನ ಆಯೋಗದ ಗುಣಮಟ್ಟಗಳಿಗೆ ಅನುಸಾರವಾಗಿ ಪರಿನಿಯಮಗಳಲ್ಲಿ ಹೇಳಲಾದ ರೀತಿಯಲ್ಲಿ ಕಾಲಕಾಲಕ್ಕೆ ವಿಶ್ವವಿದ್ಯಾಲಯವು ನಿರ್ಧರಿಸಬಹುದಾದಂತೆ ಕ್ಯಾಂಪಸ್ಸುಗಳು, ಪ್ರಾದೇಶಿಕ ಕೇಂದ್ರಗಳು ಮತ್ತು ಅಧ್ಯಯನ ಕೇಂದ್ರಗಳನ್ನು ಕರ್ನಾಟಕದಲ್ಲಿ ಸ್ಥಾಪಿಸುವುದು ಮತ್ತು ನಿರ್ವಹಿಸುವುದು;
- (ii) ವಿಶ್ವವಿದ್ಯಾಲಯದ ಉದ್ದೇಶವನ್ನು ಕಾರ್ಯರೂಪಕ್ಕೆ ತರುವಲ್ಲಿ ಅಗತ್ಯವಾಗಬಹುದಾದ ಅಥವಾ ಕಾರ್ಯಸಾಧ್ಯವಾಗಬಹುದಾದ ಎಲ್ಲಾ ಅಂಥ ಇತರ ಚಟುವಟಿಕೆಗಳನ್ನು ಕೈಗೊಳ್ಳುವುದು;
- (iii) ಪರಿನಿಯಮಗಳಲ್ಲಿ ಹೇಳಲಾದ ರೀತಿಯಲ್ಲಿ ಮತ್ತು ಷರತ್ತುಗಳಿಗೊಳಪಟ್ಟು ಪದವಿಗಳು ಅಥವಾ ಇತರ ಶೈಕ್ಷಣಿಕ ಪ್ರಶಸ್ತಿಗಳನ್ನು ಪ್ರದಾನಮಾಡುವುದು;
- (iv) ಪರಿನಿಯಮಗಳನ್ವಯ ಸಂಶೋಧನಾ ವೇತನಗಳು (ಫೆಲೋಶಿಪ್‌ಗಳು), ವಿದ್ಯಾರ್ಥಿ ವೇತನಗಳು ಮತ್ತು ಬಹುಮಾನಗಳು, ಅವಾರ್ಡುಗಳು, ಪಾರಿತೋಷಕಗಳು ಇತ್ಯಾದಿಗಳನ್ನು ಸ್ಥಾಪಿಸುವುದು ಮತ್ತು ನೀಡುವುದು;
- (v) ಪರಿನಿಯಮಗಳಲ್ಲಿ ಅಥವಾ ಸಂದರ್ಭಾನುಸಾರವಾಗಿ ನಿಯಮಗಳಲ್ಲಿ ನಿಗದಿಪಡಿಸಬಹುದಾದ ಅಂಥ ಶುಲ್ಕಗಳು, ಬಿಲ್ಲುಗಳು, ಖರೀದಿ ಪಟ್ಟಿಗಳನ್ನು ಕೇಳಿಪಡೆದುಕೊಳ್ಳುವುದು ಮತ್ತು ಸ್ವೀಕರಿಸುವುದು ಹಾಗೂ ಚಾರ್ಜ್‌ಗಳನ್ನು ವಸೂಲು ಮಾಡುವುದು;
- (vi) ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಪರ್ಯಂತರ ಚಟುವಟಿಕೆಗಳಿಗೆ ಅವಕಾಶಗಳನ್ನು ಕಲ್ಪಿಸುವುದು;
- (vii) ವಿಶ್ವವಿದ್ಯಾಲಯದ ಅಥವಾ ಘಟಕ ಕಾಲೇಜಿನ, ಕ್ಯಾಂಪಸ್‌ಗಳ, ಪ್ರಾದೇಶಿಕ ಕೇಂದ್ರಗಳ, ಅಧ್ಯಯನ ಕೇಂದ್ರಗಳ ಫ್ಯಾಕಲ್ಟಿ, ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವುದು;
- (viii) ವಿಶ್ವವಿದ್ಯಾಲಯದ ಅಥವಾ ಒಂದು ಘಟಕ ಕಾಲೇಜಿನ ಅಥವಾ ಕ್ಯಾಂಪಸ್‌ನ, ಪ್ರಾದೇಶಿಕ ಕೇಂದ್ರದ, ಅಧ್ಯಯನ ಕೇಂದ್ರದ ಉದ್ದೇಶಕ್ಕಾಗಿ, ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದಿರುವ, ಯಾವುದೇ ರೀತಿಯ ಸ್ವಯಂ ದೇಣಿಗೆಗಳು ಮತ್ತು ಕೊಡುಗೆಗಳನ್ನು ಸ್ವೀಕರಿಸುವುದು ಮತ್ತು ನ್ಯಾಸ ಮತ್ತು ದತ್ತಿ ಸ್ವತ್ತುಗಳೂ ಸೇರಿದಂತೆ, ಯಾವುದೇ ಚರ ಅಥವಾ ಸ್ಥಿರ ಸ್ವತ್ತನ್ನು ಆರ್ಜಿಸುವುದು, ಹೊಂದಿರುವುದು, ನಿರ್ವಹಿಸುವುದು, ನಡೆಸುವುದು ಮತ್ತು ಹಸ್ತಾಂತರ ಮಾಡುವುದು;
- (ix) ವಿದ್ಯಾರ್ಥಿನಿಲಯಗಳನ್ನು ಸ್ಥಾಪಿಸುವುದು ಮತ್ತು ನಿರ್ವಹಿಸಿಕೊಂಡು ಬರುವುದು ಹಾಗೂ ವಿಶ್ವವಿದ್ಯಾಲಯದ ಅಥವಾ ಘಟಕ ಕಾಲೇಜಿನ ವಿದ್ಯಾರ್ಥಿಗಳಿಗೆ ವಸತಿ ಸ್ಥಳಗಳಾಗಿ ಮಾನ್ಯತೆ ನೀಡುವುದು;
- (x) ವಸತಿಯ ಮೇಲ್ವಿಚಾರಣೆ ಮಾಡುವುದು ಮತ್ತು ನಿಯಂತ್ರಣ ಮಾಡುವುದು ಹಾಗೂ ವಿದ್ಯಾರ್ಥಿಗಳು ಮತ್ತು ಎಲ್ಲಾ ಪ್ರವರ್ಗಗಳ ಸಿಬ್ಬಂದಿಗಳಲ್ಲಿ ಶಿಸ್ತು ನಿಯಂತ್ರಣ ಮಾಡುವುದು ಮತ್ತು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ನಡತೆ ಸಂಹಿತೆಯನ್ನು ರೂಪಿಸುವುದೂ ಒಳಗೊಂಡಂತೆ, ಅಂಥ ಸಿಬ್ಬಂದಿಗಳ ಸೇವಾಷರತ್ತುಗಳನ್ನು ನಿರೂಪಿಸುವುದು;
- (xi) ಶೈಕ್ಷಣಿಕ, ಆಡಳಿತಾತ್ಮಕ ಮತ್ತು ಬೆಂಬಲ ಸಿಬ್ಬಂದಿಯ ಹುದ್ದೆಗಳನ್ನು ಮತ್ತು ಇತರ ಅವಶ್ಯ ಹುದ್ದೆಗಳನ್ನು ಸೃಜಿಸುವುದು;
- (xii) ವಿಶ್ವವಿದ್ಯಾಲಯವು ಕಾಲಕಾಲಕ್ಕೆ ನಿರ್ಧರಿಸಬಹುದಾದಂಥ ರೀತಿಯಲ್ಲಿ ಮತ್ತು ಅಂಥ ಉದ್ದೇಶಗಳಿಗಾಗಿ ಇತರ ವಿಶ್ವವಿದ್ಯಾಲಯಗಳೊಡನೆ ಸಹಕರಿಸುವುದು ಮತ್ತು ಸಹಯೋಗ ಹೊಂದುವುದು;



- (xiii) ಶಿಕ್ಷಕರಿಗೆ, ಪಾಠಗಳನ್ನು ರಚಿಸುವವರಿಗೆ, ಮೌಲ್ಯಮಾಪಕರಿಗೆ ಮತ್ತಿತರ ಶೈಕ್ಷಣಿಕ ಸಿಬ್ಬಂದಿಗೆ ಪುನರ್ಮನನ ವ್ಯಾಸಂಗಕ್ರಮಗಳು, ಅಭಿಮುಖ ವ್ಯಾಸಂಗ ಕ್ರಮಗಳು, ಕಾರ್ಯಾಗಾರಗಳು, ವಿಚಾರಗೋಷ್ಠಿಗಳು ಮತ್ತಿತರ ಕಾರ್ಯಕ್ರಮಗಳನ್ನು ನಿರ್ವಹಿಸುವುದು ಮತ್ತು ನಡೆಸುವುದು;
- (xiv) ಶೈಕ್ಷಣಿಕ ಪರಿಷತ್ತಿನ ಅನುಮೋದನೆಯೊಂದಿಗೆ ವಿಶ್ವವಿದ್ಯಾಲಯಕ್ಕೆ ಅಥವಾ ಘಟಕ ಕಾಲೇಜಿಗೆ, ಪ್ರಾದೇಶಿಕ ಕೇಂದ್ರಗಳಿಗೆ, ಅಧ್ಯಯನ ಕೇಂದ್ರಗಳಿಗೆ ಪ್ರವೇಶವನ್ನು ನೀಡುವುದಕ್ಕೆ ಮತ್ತು ಈ ಅಧಿನಿಯಮದಲ್ಲಿ ಕಲ್ಪಿಸಿದ ವ್ಯಾಪ್ತಿಗಿಂತ ಕಡಿಮೆಯಿಲ್ಲದಂತೆ ಕರ್ನಾಟಕದ ವಿದ್ಯಾರ್ಥಿಗಳಿಗೆ ಪ್ರವೇಶವನ್ನು ನೀಡುವುದಕ್ಕೆ ಮಾನಕ ಗುಣಮಟ್ಟಗಳನ್ನು ನಿರ್ಧರಿಸುವುದು;
- (xv) ವಿಶ್ವವಿದ್ಯಾಲಯದ ಧೈಯೋದ್ದೇಶಗಳನ್ನು ಕಾರ್ಯರೂಪಕ್ಕೆ ತರಲು ಅವಶ್ಯವಾಗಬಹುದಾದಂಥ ಇತರ ಎಲ್ಲಾ ಕ್ರಮಗಳನ್ನು ಅಥವಾ ಕಾರ್ಯಗಳನ್ನು, ಅವು ಮೇಲೆ ಹೇಳಿದ ಅಧಿಕಾರಗಳಿಗೆ ಪ್ರಾಸಂಗಿಕವಾಗಿರಲಿ ಅಥವಾ ಇಲ್ಲದಿರಲಿ, ಕೈಗೊಳ್ಳುವುದು;
- (xvi) ಪರೀಕ್ಷೆಗಳ ಆಧಾರದ ಮೇಲೆ ಅಥವಾ ಸರ್ಕಾರದಿಂದ ಅನುಮೋದಿತವಾದ ಇತರ ಯಾವುದೇ ಮೌಲ್ಯಮಾಪನ ವಿಧಾನದ ಆಧಾರದ ಮೇಲೆ ನೀಡಲು ಪದವಿಗಳು, ಡಿಪ್ಲೋಮಾಗಳು, ಪ್ರಮಾಣಪತ್ರಗಳು ಮತ್ತು ಇತರ ಶೈಕ್ಷಣಿಕ ಪ್ರಶಸ್ತಿಗಳನ್ನು ಸ್ಥಾಪಿಸುವುದು;
- (xvii) ಫಿಲಂಗಳು, ಕ್ಯಾಸೆಟ್‌ಗಳು, ಧ್ವನಿಸುರುಳಿಗಳು, ದೃಶ್ಯಸುರುಳಿಗಳು, ಸಿ.ಡಿ., ವಿ.ಸಿ.ಡಿ. ಮತ್ತು ಇತರ ತಂತ್ರಾಂಶಗಳೂ ಹಾಗೂ ಇತರ ಸಂಬಂಧಿತ ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸೇರಿದಂತೆ ಬೋಧಕ ಸಾಮಗ್ರಿಗಳನ್ನು ತಯಾರಿಸುವುದಕ್ಕಾಗಿ ಅವಕಾಶ ಕಲ್ಪಿಸುವುದು;
- (xviii) ಪ್ರಬಂಧಕ ಮಂಡಳಿಯ ಅನುಮೋದನೆಯೊಡನೆ ವಿಶ್ವವಿದ್ಯಾಲಯದ ಉದ್ದೇಶಗಳಿಗಾಗಿ ವಿಶ್ವವಿದ್ಯಾಲಯದ ಸ್ವತ್ತುಗಳನ್ನು ಭದ್ರತೆಯಾಗಿ ನೀಡಿ ಅಥವಾ ನೀಡದೆ ಹಣವನ್ನು ಪಡೆಯುವುದು, ಸಂಗ್ರಹಿಸುವುದು, ಚಂದಾದಾರರಾಗುವುದು ಮತ್ತು ಸಾಲ ಪಡೆಯುವುದು;
- (xix) ಸರ್ಕಾರದ ಪೂರ್ವಾನುಮೋದನೆಯೊಂದಿಗೆ ಯಾವುದೇ ಇತರ ಶೈಕ್ಷಣಿಕ ಸಂಸ್ಥೆಗಳ ಆಡಳಿತವನ್ನು ವಶಪಡಿಸಿಕೊಳ್ಳುವುದು, ವಹಿಸಿಕೊಳ್ಳುವುದು ಮತ್ತು ನಡೆಸುವುದು;
- (xx) ಕಾರ್ಯಕಾರಿ ಪರಿಷತ್ತು ಪೂರ್ವಾನುಮೋದನೆಯೊಂದಿಗೆ ಸ್ವತ್ತುಗಳನ್ನು ಆರ್ಜಿಸುವುದು;
- (xxi) ವಿಶ್ವವಿದ್ಯಾಲಯದ ಮೇಲಿನ ಉದ್ದೇಶಗಳಿಗೆ ಸಂಬಂಧಿಸಿದ ಅಥವಾ ಪ್ರಾಸಂಗಿಕವಾದ ಯಾವುದೇ ಇತರ ಚಟುವಟಿಕೆಗಳನ್ನು ಕೈಗೊಳ್ಳುವುದು.

**9. ವಿಶ್ವವಿದ್ಯಾಲಯವು ಎಲ್ಲಾ ವರ್ಗ, ಜಾತಿ, ಮತ, ಲಿಂಗ ಅಥವಾ ರಾಷ್ಟ್ರ ಭೇದವಿಲ್ಲದೆ ಎಲ್ಲರಿಗೂ ಮುಕ್ತವಾಗಿರತಕ್ಕದ್ದು.**— ವಿಶ್ವವಿದ್ಯಾಲಯದ ಪ್ರವೇಶಗಳು ವರ್ಗ, ಜಾತಿ, ಮತ, ಲಿಂಗ ಅಥವಾ ರಾಷ್ಟ್ರ ಭೇದವಿಲ್ಲದೆ ಎಲ್ಲಾ ವ್ಯಕ್ತಿಗಳಿಗೂ ಮುಕ್ತವಾಗಿರತಕ್ಕದ್ದು. ಎಲ್ಲಾ ಪ್ರವೇಶಗಳನ್ನು ಅರ್ಹತಾ ಪರೀಕ್ಷೆಗಳಲ್ಲಿನ ಅರ್ಹತೆಯ ಆಧಾರದ ಮೇಲೆ ಮಾಡತಕ್ಕದ್ದು:

ಪರಂತು, ವಿಶ್ವವಿದ್ಯಾಲಯದ ಎಲ್ಲಾ ಕೋರ್ಸುಗಳ ಪ್ರವೇಶದಲ್ಲಿ ಶೇಕಡಾ ನಲವತ್ತರಷ್ಟನ್ನು ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಮೀಸಲಿಡತಕ್ಕದ್ದು ಮತ್ತು ಪ್ರವೇಶಗಳನ್ನು ರಾಜ್ಯ ಸರ್ಕಾರವು ಅಥವಾ ಅದರ ಏಜೆನ್ಸಿಯು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಮಾಡತಕ್ಕದ್ದು ಮತ್ತು ಸೀಟುಗಳನ್ನು ಅರ್ಹತೆ ಮತ್ತು ರಾಜ್ಯ ಸರ್ಕಾರವು ಕಾಲಕಾಲಕ್ಕೆ ರೂಪಿಸುವ ಮೀಸಲಾತಿ ನೀತಿಗೆ ಅನುಸಾರವಾಗಿ ಹಂಚಿಕೆ ಮಾಡತಕ್ಕದ್ದು:

ಮತ್ತು ಪರಂತು, ಯಾವುದೇ ಕೋರ್ಸಿನಲ್ಲಿ ಹತ್ತಕ್ಕಿಂತ ಕಡಿಮೆ ಸೀಟುಗಳು ಇರುವಲ್ಲಿ, ಸ್ನಾತಕೋತ್ತರ ಇಂಥ ಕೋರ್ಸುಗಳನ್ನು ಒಟ್ಟಿಗೆ ಒಂದುಗೂಡಿಸುವ ಮೂಲಕ ಮೀಸಲಿಡತಕ್ಕದ್ದು ಮತ್ತು ಯಾವುದೇ ಕೋರ್ಸಿನಲ್ಲಿ ಮೂರು ಹುದ್ದೆಗಳಿಗಿಂತ ಕಡಿಮೆ ಇರುವಲ್ಲಿ, ಅವುಗಳನ್ನು ಸರದಿ ಸುತ್ತಿನಲ್ಲಿ ಮೀಸಲಿಡತಕ್ಕದ್ದು.

**10. ರಾಷ್ಟ್ರೀಯ ಅಧಿಮಾನ್ಯತೆ.**— ವಿಶ್ವವಿದ್ಯಾಲಯವು ಪ್ರಾರಂಭವಾದ ತರುವಾಯ ಆದಷ್ಟು ಬೇಗನೆ ಸಂಬಂಧಪಟ್ಟ ಶಾಸನಾತ್ಮಕ ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳಿಂದ ಅಧಿಮಾನ್ಯತೆಯನ್ನು ಕೋರತಕ್ಕದ್ದು ಮತ್ತು ಖಾಸಗಿ ವಿಶ್ವವಿದ್ಯಾಲಯಗಳು ನಡೆಸುವ ಎಲ್ಲಾ ವ್ಯಾಸಂಗ ಕ್ರಮಗಳು ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳ ವಿನಿಯಮಗಳಿಗೆ ಅನುಸಾರವಾಗಿ ಇರತಕ್ಕದ್ದು.

**11. ಪ್ರಾಯೋಜಕ ಸಂಸ್ಥೆಯ ಅಧಿಕಾರಗಳು.**— ಪ್ರಾಯೋಜಕ ಸಂಸ್ಥೆಯು ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದಂತೆ ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಇವುಗಳಲ್ಲಿ ಪ್ರತಿಯೊಂದನ್ನು ಪ್ರಾಯೋಜಕ ಸಂಸ್ಥೆಯು ತನ್ನ ವಿವೇಚನಾನುಸಾರ ಚಲಾಯಿಸಬಹುದು, ಎಂದರೆ:—

- (i) ಕುಲಾಧಿಪತಿಯವರನ್ನು ನೇಮಿಸುವುದು ಅಥವಾ ಪುನರ್ನೇಮಿಸುವುದು ಅಥವಾ ಅವರ ನೇಮಕಾತಿಯನ್ನು ಅಂತ್ಯಗೊಳಿಸುವುದು;
- (ii) ಸಹ-ಕುಲಾಧಿಪತಿಯವರನ್ನು ನೇಮಿಸುವುದು ಅಥವಾ ಪುನರ್ನೇಮಿಸುವುದು ಅಥವಾ ಅವರ ನೇಮಕಾತಿಯನ್ನು ಅಂತ್ಯಗೊಳಿಸುವುದು;
- (iii) ವಿಶ್ವವಿದ್ಯಾಲಯದ ಪ್ರಥಮ ಪ್ರಬಂಧಕ ಮಂಡಳಿಯನ್ನು ರಚಿಸುವುದು;
- (iv) ಪ್ರಬಂಧಕ ಮಂಡಳಿಯ ಅಧ್ಯಕ್ಷರನ್ನು ನಾಮನಿರ್ದೇಶಿಸುವುದು;
- (v) ಪ್ರಬಂಧಕ ಮಂಡಳಿಯ ಸದಸ್ಯರಾಗಿ ಮೂರು ವ್ಯಕ್ತಿಗಳನ್ನು ನಾಮನಿರ್ದೇಶಿಸುವುದು;
- (vi) ಕಾರ್ಯಕಾರಿ ಪರಿಷತ್ತಿನ ಸದಸ್ಯರಾಗಿ ಇಬ್ಬರು ವ್ಯಕ್ತಿಗಳನ್ನು ನಾಮನಿರ್ದೇಶಿಸುವುದು;
- (vii) ವಿಶ್ವವಿದ್ಯಾಲಯದ ದತ್ತಿ ನಿಧಿಗೆ ದೇಣಿಗೆ ನೀಡಲು ನಿಧಿ ಮೂಲಗಳನ್ನು ನಿರ್ಧರಿಸುವುದು;
- (viii) ವಿಶ್ವವಿದ್ಯಾಲಯದ ಹಣದ ವಿನಿಯೋಗ ಮತ್ತು ವೆಚ್ಚ ಮಾಡುವುದನ್ನು ನಿರ್ಧರಿಸುವುದು;
- (ix) ಈ ಅಧಿನಿಯಮದಲ್ಲಿ ಉಪಬಂಧಿಸಿರುವ ವಿಧಾನದಲ್ಲಿ ಪ್ರಬಂಧಕ ಮಂಡಳಿಯ ಸಭೆಯಲ್ಲಿಯ ವಿವಾದಗಳನ್ನು ಬಗೆಹರಿಸುವುದು;

**ಅಧ್ಯಾಯ - III**  
**ವಿಶ್ವವಿದ್ಯಾಲಯದ ಅಧಿಕಾರಿಗಳು**

**12. ವಿಶ್ವವಿದ್ಯಾಲಯದ ಅಧಿಕಾರಿಗಳು.-** ಈ ಮುಂದಿನವರು ವಿಶ್ವವಿದ್ಯಾಲಯದ ಅಧಿಕಾರಿಗಳಾಗಿರತಕ್ಕದ್ದು, ಎಂದರೆ:-

- (i) ಸಂದರ್ಶಕರು;
- (ii) ಸಹ-ಸಂದರ್ಶಕರು;
- (iii) ಕುಲಾಧಿಪತಿಗಳು;
- (iv) ಸಹಕುಲಾಧಿಪತಿಗಳು;
- (v) ಕುಲಪತಿಗಳು;
- (vi) ಸಹಕುಲಪತಿಗಳು;
- (vii) ಕುಲಸಚಿವರು;
- (viii) ಹಣಕಾಸು ಅಧಿಕಾರಿ; ಮತ್ತು
- (ix) ಪರಿನಿಯಮಗಳ ಮೂಲಕ ವಿಶ್ವವಿದ್ಯಾಲಯದ ಅಧಿಕಾರಿಗಳೆಂದು ಘೋಷಿಸಬಹುದಾದಂಥ ಇತರ ಅಧಿಕಾರಿಗಳು.

**13. ಸಂದರ್ಶಕರು.-** (1) ಕರ್ನಾಟಕದ ಘನತೆವತ್ತೆ ರಾಜ್ಯಪಾಲರು ವಿಶ್ವವಿದ್ಯಾಲಯದ ಸಂದರ್ಶಕರಾಗಿರತಕ್ಕದ್ದು ಮತ್ತು ಸಂದರ್ಶಕರು ವಿಶ್ವವಿದ್ಯಾಲಯದ ಕಾರ್ಯನಿರ್ವಹಣೆಯ ಸುಧಾರಣೆಗಾಗಿ ಸಲಹೆಗಳನ್ನು ನೀಡಬಹುದು.

(2) ಸಂದರ್ಶಕರು, ಪದವಿಗಳನ್ನು ಮತ್ತು ಡಿಪ್ಲೋಮಾಗಳನ್ನು ಪ್ರದಾನ ಮಾಡಲು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

(3) ಸಂದರ್ಶಕರು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯದ ವ್ಯವಹಾರಗಳಿಗೆ ಸಂಬಂಧಿಸಿದಂತೆ, ಯಾವುದೇ ಪತ್ರ ಅಥವಾ ಮಾಹಿತಿಯನ್ನು ತರಿಸಿಕೊಳ್ಳುವುದು.
- (ii) ಸಂದರ್ಶಕರು, ಅವರು ಸ್ವೀಕರಿಸಿದ ಮಾಹಿತಿಯ ಆಧಾರದ ಮೇಲೆ ವಿಶ್ವವಿದ್ಯಾಲಯಗಳ ಯಾವುದೇ ಪ್ರಾಧಿಕಾರವು ಮಾಡಿದ ಯಾವುದೇ ಆದೇಶ, ನಡೆಸಿದ ವ್ಯವಹಾರಗಳು ಅಥವಾ ಕೈಗೊಂಡ ತೀರ್ಮಾನಗಳು, ಈ ಅಧಿನಿಯಮ, ವಿನಿಯಮಗಳು ಅಥವಾ ನಿಯಮಗಳಿಗೆ ಪೂರಕವಾಗಿಲ್ಲವೆಂದು ಮನಗಂಡರೆ ಅವರು ವಿಶ್ವವಿದ್ಯಾಲಯದ ಹಿತಾಸಕ್ತಿಯಿಂದ ತಾವು ಸೂಕ್ತವೆಂದು ಭಾವಿಸಬಹುದಾದಂಥ ನಿರ್ದೇಶನಗಳನ್ನು ಹೊರಡಿಸಬಹುದು ಮತ್ತು ಹಾಗೆ ಹೊರಡಿಸಿದ ನಿರ್ದೇಶನಗಳನ್ನು ಸಂಬಂಧಪಟ್ಟವರಲ್ಲರೂ ಪಾಲಿಸತಕ್ಕದ್ದು.

**14. ಸಹ-ಸಂದರ್ಶಕರು.-** (1) ಕರ್ನಾಟಕ ಸರ್ಕಾರದ ಮಾನ್ಯ ಉನ್ನತ ಶಿಕ್ಷಣ ಸಚಿವರು ವಿಶ್ವವಿದ್ಯಾಲಯದ ಸಹ-ಸಂದರ್ಶಕರಾಗಿರತಕ್ಕದ್ದು.

(2) ಸಂದರ್ಶಕರ ಅನುಪಸ್ಥಿತಿಯಲ್ಲಿ ಸಹ-ಸಂದರ್ಶಕರು ಪದವಿಗಳನ್ನು ಮತ್ತು ಡಿಪ್ಲೋಮಾಗಳನ್ನು ಪ್ರದಾನ ಮಾಡಲು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

**15. ಕುಲಾಧಿಪತಿಗಳು.-** (1) ಕುಲಾಧಿಪತಿಯವರನ್ನು ಪ್ರಾಯೋಜಕ ಸಂಸ್ಥೆಯು ನೇಮಿಸತಕ್ಕದ್ದು.

(2) ಪ್ರಾಯೋಜಕ ಸಂಸ್ಥೆಯ ಪ್ರಸ್ತುತ ಅಧ್ಯಕ್ಷರು ಮೊದಲನೇ ಕುಲಾಧಿಪತಿಗಳಾಗಿರತಕ್ಕದ್ದು, ಅವರು ತಮ್ಮ ಜೀವನಪರ್ಯಂತ ಅಥವಾ ಅವರು ತಮ್ಮ ಪದವನ್ನು ಬಿಟ್ಟುಕೊಡುವವರೆಗೆ ಕುಲಾಧಿಪತಿಗಳಾಗಿ ಪದಧಾರಣೆ ಮಾಡಿರತಕ್ಕದ್ದು.

(3) ತದನಂತರದ ಕುಲಾಧಿಪತಿಗಳು, ಅಂಥ ನೇಮಕಾತಿಯನ್ನು ಪರಿಗಣಿಸುವ ಸಂದರ್ಭದಲ್ಲಿ ಪ್ರಾಯೋಜಕ ಸಂಸ್ಥೆಯು ನಿರ್ಧರಿಸಬಹುದಾದಂತೆ, ಪ್ರಾಯೋಜಕ ಸಂಸ್ಥೆಯ ನ್ಯಾಸಧಾರಿಯಾಗಿರತಕ್ಕದ್ದು ಅಥವಾ ಶಿಕ್ಷಣ, ವಿಜ್ಞಾನ, ಸಂಸ್ಕೃತಿ ಅಥವಾ ಸಾರ್ವಜನಿಕ ಜೀವನ ಕ್ಷೇತ್ರಗಳಲ್ಲಿ ರಾಷ್ಟ್ರೀಯ ಮಟ್ಟದ ಛಾಪನ್ನು ಪಡೆದಿರುವ ಅಂಥ ಇತರ ವ್ಯಕ್ತಿಯಾಗಿರತಕ್ಕದ್ದು.

(4) ಹಾಗೆ ನೇಮಕಗೊಂಡ ತದನಂತರದ ಕುಲಾಧಿಪತಿಗಳು ಪ್ರಾಯೋಜಕ ಸಂಸ್ಥೆಯು ನಿರ್ಧರಿಸಬಹುದಾದಂತೆ ಪದಧಾರಣೆ ಮಾಡತಕ್ಕದ್ದು.

(5) ಕುಲಾಧಿಪತಿಗಳು ಈ ಅಧಿನಿಯಮದ ಅಥವಾ ಅದರಡಿಯಲ್ಲಿ ರಚಿಸಿದ ಪರಿನಿಯಮಗಳ ಅಡಿಯಲ್ಲಿ ಅವರಿಗೆ ಪ್ರದಾನ ಮಾಡಬಹುದಾದಂಥ ಅಧಿಕಾರಗಳನ್ನು ಹೊಂದಿರತಕ್ಕದ್ದು, ಅವುಗಳಲ್ಲಿ ಈ ಮುಂದಿನ ಅಧಿಕಾರಗಳು ಒಳಗೊಂಡಿರತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುವುದು;
- (ii) ಸಂದರ್ಶಕರ ಮತ್ತು ಸಹ-ಸಂದರ್ಶಕರಿಬ್ಬರ ಗೈರುಹಾಜರಿಯಲ್ಲಿ ವಿಶ್ವವಿದ್ಯಾಲಯದ ಎಲ್ಲಾ ಘಟಿಕೋತ್ಸವಗಳಲ್ಲಿ ಅಧ್ಯಕ್ಷತೆಯನ್ನು ವಹಿಸುವುದು;
- (iii) ವಿಶ್ವವಿದ್ಯಾಲಯದ ಪ್ರಬಂಧಕ ಮಂಡಳಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುವುದು;
- (iv) ಈ ಅಧಿನಿಯಮ ಮತ್ತು ಪರಿನಿಯಮಗಳ ಉಪಬಂಧಗಳಿಗೆ ಅನುಸಾರವಾಗಿ ಕುಲಪತಿಗಳನ್ನು ನೇಮಿಸುವುದು ಅಥವಾ ಪುನರ್ನೇಮಿಸುವುದು ಅಥವಾ ಅವರ ನೇಮಕಾತಿಯನ್ನು ಅಂತ್ಯಗೊಳಿಸುವುದು;
- (v) ಈ ಅಧಿನಿಯಮದ 16ನೇ ಪ್ರಕರಣದ (2)ನೇ ಉಪಪ್ರಕರಣದಲ್ಲಿ ಉಲ್ಲೇಖಿಸಿದ ನಾಮನಿರ್ದೇಶಕ ಸಮಿತಿಯ ಸದಸ್ಯರಾಗಿ ಒಬ್ಬ ವ್ಯಕ್ತಿಯನ್ನು ನಾಮನಿರ್ದೇಶನ ಮಾಡುವುದು;

- (vi) ಸಹಕುಲಪತಿಗಳು, ಡೀನ್, ಕುಲಸಚಿವರು ಹಾಗೂ ಹಣಕಾಸು ಅಧಿಕಾರಿಗಳ ನೇಮಕಾತಿಯನ್ನು ಪೂರ್ವಾನುಮೋದಿಸುವುದು;
- (vii) ಪ್ರಬಂಧಕ ಮಂಡಳಿಯ ಸದಸ್ಯರನ್ನಾಗಿ ಇಬ್ಬರು ಶಿಕ್ಷಣ ತಜ್ಞರನ್ನು ನಾಮನಿರ್ದೇಶಿಸುವುದು;
- (viii) ಮೊದಲ ಸಹಕುಲಪತಿಗಳು ಮತ್ತು ಹಣಕಾಸು ಅಧಿಕಾರಿಗಳನ್ನು ನೇಮಿಸುವುದು;
- (ix) ಮೊದಲ ವ್ಯವಸ್ಥಾಪನಾ ಮಂಡಳಿ, ಹಣಕಾಸು ಸಮಿತಿ, ಸಂಶೋಧನಾ ಪರಿಷತ್ತು ಹಾಗೂ ಶೈಕ್ಷಣಿಕ ಪರಿಷತ್ತುಗಳನ್ನು ರಚಿಸುವುದು;
- (x) ಈ ಅಧಿನಿಯಮದಲ್ಲಿ ಉಪಬಂಧಿಸಿದ ವಿಧಾನದಲ್ಲಿ ಕಾರ್ಯಸೂಚಿ ವಿಷಯಗಳನ್ನು ಪೂರ್ವಾನುಮೋದಿಸುವುದು;
- (xi) ಈ ಅಧಿನಿಯಮದಲ್ಲಿ ಉಪಬಂಧಿಸಿದ ವಿಧಾನದಲ್ಲಿ (ಪ್ರಬಂಧಕ ಮಂಡಳಿಯ ಸಭೆಯಲ್ಲಿ ಉಂಟಾದ ವಿವಾದಗಳನ್ನು ಹೊರತುಪಡಿಸಿ) ವಿವಾದಗಳನ್ನು ಪರಿಹರಿಸುವುದು.

(6) ಪದಾಧಿಕಾರಿ ಅಥವಾ ಸಂಸ್ಥೆ ಮತ್ತು ವಿಶ್ವವಿದ್ಯಾಲಯದ ಯಾವುದೇ ಇತರ ಪದಾಧಿಕಾರಿ ಅಥವಾ ಸಂಸ್ಥೆಯ ನಡುವೆ ವಿವಾದಗಳು ಉಂಟಾದಲ್ಲಿ, ಆ ವಿವಾದವನ್ನು ಕುಲಾಧಿಪತಿಯವರ ಪರ್ಯಾಲೋಚನೆಗೆ ಕಳುಹಿಸತಕ್ಕದ್ದು ಮತ್ತು ಅಂಥ ವಿವಾದದ ಸಂದರ್ಭದಲ್ಲಿ ಕುಲಾಧಿಪತಿಯವರ ತೀರ್ಮಾನವು ಅಂತಿಮವಾಗಿರತಕ್ಕದ್ದು ಮತ್ತು ಅದಕ್ಕೆ ವಿಶ್ವವಿದ್ಯಾಲಯವು ಬದ್ಧವಾಗಿರತಕ್ಕದ್ದು.

**16. ಸಹಕುಲಾಧಿಪತಿಗಳು.**— ಸಹಕುಲಾಧಿಪತಿಯವರನ್ನು, ಕುಲಾಧಿಪತಿಯವರು ಶಾಸನಗಳ ಮೂಲಕ ಹೇಳಬಹುದಾದ ಅಂಥ ನಿಬಂಧನೆಗಳು ಮತ್ತು ಷರತ್ತುಗಳ ಮೇಲೆ ನೇಮಕ ಮಾಡತಕ್ಕದ್ದು. ಸಹಕುಲಾಧಿಪತಿಗಳು, ಕುಲಾಧಿಪತಿಯವರು ಅಗತ್ಯಪಡಿಸಬಹುದಾದ ಅಂಥ ಎಲ್ಲಾ ವಿಷಯಗಳಲ್ಲಿ ಕುಲಾಧಿಪತಿಯವರಿಗೆ ನೆರವು ನೀಡತಕ್ಕದ್ದು. ಸಹಕುಲಾಧಿಪತಿಯವರ ಕರ್ತವ್ಯಗಳು ಮತ್ತು ಹೊಣೆಗಾರಿಕೆಗಳು ಶಾಸನಗಳ ಮೂಲಕ ಹೇಳಲಾದಂತೆ ಇರತಕ್ಕದ್ದು.

**17. ಕುಲಪತಿಗಳು.**— (1) (2)ನೇ ಉಪಪ್ರಕರಣದ ಉಪಬಂಧಗಳಿಗೆ ಅನುಸಾರವಾಗಿ ನಾಮನಿರ್ದೇಶಕ ಸಮಿತಿಯು ಶಿಫಾರಸ್ಸು ಮಾಡಿದ ಮೂರು ವ್ಯಕ್ತಿಗಳ ಪೈಕಿಯಿಂದ ಒಬ್ಬರನ್ನು ಮೂರು ವರ್ಷಗಳ ಅವಧಿಗಾಗಿ ಕುಲಪತಿಗಳನ್ನಾಗಿ, ಪರಿನಿಯಮಗಳಲ್ಲಿ ನಿಯಮಿಸಬಹುದಾದಂಥ ನಿಬಂಧನೆಗಳು ಮತ್ತು ಷರತ್ತುಗಳ ಮೇಲೆ ಕುಲಾಧಿಪತಿಯವರು ನೇಮಿಸತಕ್ಕದ್ದು. ಮೂರು ವರ್ಷಗಳ ಅವಧಿಯು ಮುಗಿದ ತರುವಾಯ, ಇದನ್ನು ಮೂರು ವರ್ಷಗಳ ಮತ್ತೊಂದು ಅವಧಿಗೆ ನವೀಕರಿಸಬಹುದು:

ಪರಂತು, ಕುಲಪತಿಯವರು, ತಮ್ಮ ಅವಧಿ ಮುಗಿದ ನಂತರವೂ ಹೊಸ ಕುಲಪತಿಯವರು ಸೇರಿಕೊಳ್ಳುವವರೆಗೆ ಪದದಲ್ಲಿ ಮುಂದುವರೆಯತಕ್ಕದ್ದು. ಆದಾಗ್ಯೂ ಈ ಅವಧಿಯು ಯಾವುದೇ ಸಂದರ್ಭದಲ್ಲಿ ಒಂದು ವರ್ಷವನ್ನು ಮೀರತಕ್ಕದ್ದಲ್ಲ.

(2) (1)ನೇ ಉಪಪ್ರಕರಣದಲ್ಲಿ ಹೇಳಿರುವ ನಾಮನಿರ್ದೇಶಕ ಸಮಿತಿಯಲ್ಲಿ ಈ ಮುಂದಿನ ವ್ಯಕ್ತಿಗಳು ಇರತಕ್ಕದ್ದು, ಎಂದರೆ:—

(i) ಕುಲಾಧಿಪತಿಯವರು ನಾಮನಿರ್ದೇಶಿಸಿದ ಒಬ್ಬ ವ್ಯಕ್ತಿ;

(ii) ಪ್ರಬಂಧಕ ಮಂಡಳಿಯ ಇಬ್ಬರು ನಾಮ ನಿರ್ದೇಶಿತರು, ಇವರಲ್ಲಿ ಒಬ್ಬರನ್ನು ಪ್ರಬಂಧಕ ಮಂಡಳಿಯು ಸಮಿತಿಯ ಸಂಚಾಲಕರೆಂದು ನಾಮನಿರ್ದೇಶಿಸತಕ್ಕದ್ದು.

(3) ಶೋಧನಾ ಸಮಿತಿಯು, ಅರ್ಹತೆಯ ಆಧಾರದ ಮೇಲೆ ಕುಲಪತಿಯ ಹುದ್ದೆಗೆ ಸೂಕ್ತವಾದ ಮೂರು ವ್ಯಕ್ತಿಗಳ ಹೆಸರನ್ನು ಶಿಫಾರಸ್ಸು ಮಾಡತಕ್ಕದ್ದು ಮತ್ತು ಅದನ್ನು ಪ್ರತಿಯೊಬ್ಬ ವ್ಯಕ್ತಿಯ ವಿದ್ಯಾರ್ಹತೆ ಮತ್ತಿತರ ವಿಶಿಷ್ಟ ಪ್ರಶಸ್ತಿಗಳನ್ನು ತಿಳಿಸುವ ಒಂದು ಸಂಕ್ಷಿಪ್ತ ವರದಿಯೊಂದಿಗೆ ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು.

(4) ಕುಲಪತಿಯವರು ವಿಶ್ವವಿದ್ಯಾಲಯದ ಪ್ರಧಾನ ಕಾರ್ಯನಿರ್ವಾಹಕ ಮತ್ತು ಶೈಕ್ಷಣಿಕ ಅಧಿಕಾರಿಯಾಗಿರತಕ್ಕದ್ದು ಮತ್ತು ವಿಶ್ವವಿದ್ಯಾಲಯದ ವ್ಯವಹಾರಗಳ ಬಗ್ಗೆ ಸಾಮಾನ್ಯ ಮೇಲ್ವಿಚಾರಣೆ ಮತ್ತು ನಿಯಂತ್ರಣವನ್ನು ಚಲಾಯಿಸತಕ್ಕದ್ದು ಹಾಗೂ ವಿಶ್ವವಿದ್ಯಾಲಯದ ಪ್ರಾಧಿಕಾರಗಳ ತೀರ್ಮಾನಗಳನ್ನು ಜಾರಿಗೊಳಿಸತಕ್ಕದ್ದು:

ಪರಂತು, ಶಿಕ್ಷಕರ ನೇಮಕಾತಿಯನ್ನು ಹೊರತುಪಡಿಸಿ ಕೂಡಲೇ ಕ್ರಮವನ್ನು ಕೈಗೊಳ್ಳಬೇಕಾದ ತುರ್ತು ಸ್ವರೂಪದ ಯಾವುದೇ ಇತರ ವಿಷಯಗಳಲ್ಲಿ ಮತ್ತು ಅದನ್ನು ಈ ಅಧಿನಿಯಮದ ಮೂಲಕ ಅಥವಾ ಅದರ ಅಡಿಯಲ್ಲಿ ವಿಶ್ವವಿದ್ಯಾಲಯವು ಇದಕ್ಕಾಗಿ ಅಧಿಕೃತಗೊಳಿಸಿದ್ದ ಯಾವೊಬ್ಬ ಅಧಿಕಾರಿ ಅಥವಾ ಪ್ರಾಧಿಕಾರ ಅಥವಾ ಇತರ ಸಂಸ್ಥೆಯು ಕೂಡಲೇ ಕ್ರಮಕೈಗೊಳ್ಳುವುದು ಸಾಧ್ಯವಿರದಿರುವಾಗ ಕುಲಪತಿಯವರು ತಾನು ಸೂಕ್ತವೆಂದು ಭಾವಿಸಬಹುದಾದಂತಹ ಕ್ರಮವನ್ನು ಕುಲಾಧಿಪತಿಯವರ ಲಿಖಿತ ಪೂರ್ವಾನುಮೋದನೆಯನ್ನು ಪಡೆದು ಕೈಗೊಳ್ಳತಕ್ಕದ್ದು.

(5) ಕುಲಪತಿಯವರು ಪರಿನಿಯಮಗಳು ಅಥವಾ ನಿಯಮಗಳಲ್ಲಿ ಹೇಳಲಾದ ಅಂಥ ಇತರ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಇತರ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು:

ಪರಂತು, ಕುಲಪತಿಗಳ ಅಭಿಪ್ರಾಯದಲ್ಲಿ, ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರದ ಯಾವುದೇ ನಿರ್ಣಯವು, ಈ ಅಧಿನಿಯಮ ಅಥವಾ ಅದರಡಿಯಲ್ಲಿ ರಚಿಸಿದ ಪರಿನಿಯಮಗಳು, ವಿನಿಯಮಗಳು ಅಥವಾ ನಿಯಮಗಳ ಮೂಲಕ ಪ್ರದತ್ತವಾದ ಅಧಿಕಾರದ ಹೊರಗಿದ್ದರೆ ಅಥವಾ ವಿಶ್ವವಿದ್ಯಾಲಯದ ಹಿತಾಸಕ್ತಿಗೆ ಪ್ರತಿಕೂಲವಾಗಬಹುದಾಗಿದ್ದರೆ, ಅದರ ನಿರ್ಣಯದ ದಿನಾಂಕದಿಂದ ಹದಿನೈದು ದಿನಗಳ ಒಳಗೆ ತನ್ನ ನಿರ್ಣಯವನ್ನು ಪರಿಷ್ಕರಿಸಲು ಸಂಬಂಧಪಟ್ಟ ಪ್ರಾಧಿಕಾರವನ್ನು ಆತನು ಕೋರತಕ್ಕದ್ದು ಮತ್ತು ಪ್ರಾಧಿಕಾರವು ಅಂಥ ನಿರ್ಣಯವನ್ನು ಸಂಪೂರ್ಣವಾಗಿ ಅಥವಾ ಭಾಗಶಃವಾಗಿ ಪರಿಷ್ಕರಿಸಲು ನಿರಾಕರಿಸಿದ ಸಂದರ್ಭದಲ್ಲಿ ಅಥವಾ ಹದಿನೈದು ದಿನಗಳೊಳಗೆ ಯಾವುದೇ ನಿರ್ಣಯವನ್ನು ತೆಗೆದುಕೊಳ್ಳಲು ವಿಫಲವಾದಲ್ಲಿ, ನಂತರ ಅಂಥ ನಿರ್ಣಯವನ್ನು ಕುಲಾಧಿಪತಿಗಳಿಗೆ ಕಳುಹಿಸತಕ್ಕದ್ದು ಮತ್ತು ಈ ಬಗ್ಗೆ ಇವರ ತೀರ್ಮಾನವೇ ಅಂತಿಮವಾಗಿರತಕ್ಕದ್ದು.

(6) ಕುಲಪತಿಯವರ ಸೇವೆಗಳನ್ನು, ಪ್ರಬಂಧಕ ಮಂಡಳಿಯ ಅನುಮೋದನೆಯೊಂದಿಗೆ ಮತ್ತು ಸಹಜ ನ್ಯಾಯದ ತತ್ವಗಳನ್ನು ಅನುಸರಿಸಿದ ನಂತರ ಹಾಗೂ ಶಿಸ್ತಿನ ಆಧಾರದ ಮೇಲೆ ಅಂತ್ಯಗೊಳಿಸುವ ಸಂದರ್ಭವೂ ಸೇರಿದಂತೆ, ಪ್ರಕರಣದ ಬಗ್ಗೆ ಕುಲಪತಿಯು ತನ್ನ ಅಹವಾಲನ್ನು ಹೇಳಿಕೊಳ್ಳಲು ಸೂಕ್ತ ಅವಕಾಶವನ್ನು ನೀಡಿದ ತರುವಾಯ, ಕುಲಾಧಿಪತಿಯವರು ಅಂತ್ಯಗೊಳಿಸಬಹುದು.

(7) ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಸಂದರ್ಶಕರು, ಸಹ-ಸಂದರ್ಶಕರು ಮತ್ತು ಕುಲಾಧಿಪತಿಯವರು ಇವರುಗಳ ಗೈರು ಹಾಜರಿಯ ಸಂದರ್ಭದಲ್ಲಿ ಕುಲಪತಿಯವರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

**18. ಸಹಕುಲಪತಿಗಳು.**— ಕುಲಪತಿಯವರು, ಕುಲಾಧಿಪತಿಯವರ ಲಿಖಿತ ಅನುಮೋದನೆಯನ್ನು ಪಡೆದುಕೊಂಡು ಮೂರು ಜನರನ್ನು ಮೀರದಂತೆ ಸಹಕುಲಪತಿಗಳನ್ನು ಪರಿನಿಯಮಗಳ ಮೂಲಕ ನಿಯಮಿಸಬಹುದಾದಂಥ ವಿಧಾನದಲ್ಲಿ ನೇಮಕಮಾಡತಕ್ಕದ್ದು ಮತ್ತು ಅವರು ಅಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

**19. ವ್ಯಾಸಂಗ ವಿಭಾಗಗಳ ಡೀನ್‌ಗಳು.**— ಕುಲಪತಿಯವರು, ಕುಲಾಧಿಪತಿಯವರ ಲಿಖಿತ ಅನುಮೋದನೆಯನ್ನು ಪಡೆದುಕೊಂಡು ಪರಿನಿಯಮಗಳ ಮೂಲಕ ನಿಯಮಿಸಬಹುದಾದ ಅಂಥ ವಿಧಾನದಲ್ಲಿ ವ್ಯಾಸಂಗ ವಿಭಾಗಗಳ ಡೀನ್‌ಗಳನ್ನು ನೇಮಕಮಾಡತಕ್ಕದ್ದು ಮತ್ತು ಅವರು ಅಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

**20. ಕುಲಸಚಿವರು.**— (1) ಕುಲಾಧಿಪತಿಯವರು, ಪರಿನಿಯಮಗಳ ಮೂಲಕ ನಿಯಮಿಸಬಹುದಾದಂಥ ವಿಧಾನದಲ್ಲಿ ಮತ್ತು ಅಂಥ ನಿಬಂಧನೆ ಮತ್ತು ಷರತ್ತುಗಳ ಮೇಲೆ ಕುಲಸಚಿವರನ್ನು ನೇಮಕ ಮಾಡತಕ್ಕದ್ದು.

(2) ಪರಿನಿಯಮಗಳಲ್ಲಿ ಪರಿಭಾಷಿಸಿರುವಂಥ ಎಲ್ಲಾ ಕರಾರುಗಳನ್ನು ವಿಶ್ವವಿದ್ಯಾಲಯದ ಪರವಾಗಿ ಕುಲಸಚಿವರು ಮಾಡಿಕೊಳ್ಳತಕ್ಕದ್ದು ಮತ್ತು ಅದಕ್ಕೆ ಸಹಿ ಹಾಕತಕ್ಕದ್ದು.

(3) ಕುಲಸಚಿವರು ವಿಶ್ವವಿದ್ಯಾಲಯದ ಪರವಾಗಿ ದಾಖಲೆಗಳನ್ನು ಅಧಿಕೃತಗೊಳಿಸುವ ಅಧಿಕಾರವನ್ನು ಹೊಂದಿರತಕ್ಕದ್ದು ಹಾಗೂ ಪರಿನಿಯಮಗಳಿಂದ ಪ್ರದತ್ತಗೊಳಿಸಬಹುದಾದಂಥ ಅಥವಾ ಕುಲಾಧಿಪತಿಯವರು ಮತ್ತು ಕುಲಪತಿಯವರು ಕಾಲಕಾಲಕ್ಕೆ ಅಗತ್ಯಪಡಿಸಬಹುದಾದ ಅಂಥ ಇತರ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಇತರ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

(4) ಕುಲಸಚಿವರು ವಿಶ್ವವಿದ್ಯಾಲಯದ ದಾಖಲೆಗಳು ಮತ್ತು ಸಾಮಾನ್ಯ ಮೊಹರನ್ನು ಸರಿಯಾದ ರೀತಿಯಲ್ಲಿ ರಕ್ಷಿಸಿಕೊಂಡು ಬರುವ ಹೊಣೆಗಾರಿಕೆಯನ್ನು ಹೊಂದಿರತಕ್ಕದ್ದು ಮತ್ತು ಕುಲಾಧಿಪತಿಯವರು, ಕುಲಪತಿಯವರು ಅಥವಾ ಇತರ ಯಾವುದೇ ಪ್ರಾಧಿಕಾರವು ಕೋರಿದಂಥ ಎಲ್ಲಾ ಅಂಥ ಮಾಹಿತಿಯನ್ನು ಮತ್ತು ದಾಖಲೆಗಳನ್ನು ಅವರ ಮುಂದೆ ಮಂಡಿಸಲು ಬದ್ಧರಾಗಿರತಕ್ಕದ್ದು.

**21. ಹಣಕಾಸು ಅಧಿಕಾರಿ.**— ಕುಲಪತಿಯವರು, ಕುಲಾಧಿಪತಿಯವರ ಲಿಖಿತ ಅನುಮೋದನೆಯನ್ನು ಪಡೆದುಕೊಂಡು, ಪರಿನಿಯಮಗಳ ಮೂಲಕ ಪ್ರದತ್ತಗೊಳಿಸಬಹುದಾದ ಅಂಥ ವಿಧಾನದಲ್ಲಿ ಹಣಕಾಸು ಅಧಿಕಾರಿಯನ್ನು ನೇಮಕ ಮಾಡತಕ್ಕದ್ದು ಮತ್ತು ಅವರು ಅಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

**22. ಇತರ ಅಧಿಕಾರಿಗಳು.**— ವಿಶ್ವವಿದ್ಯಾಲಯದ ಇತರ ಅಧಿಕಾರಿಗಳ ನೇಮಕಾತಿಯ ವಿಧಾನ, ಸೇವಾ ನಿಬಂಧನೆಗಳು ಮತ್ತು ಷರತ್ತುಗಳು ಹಾಗೂ ಅವರ ಅಧಿಕಾರಗಳು ಮತ್ತು ಕರ್ತವ್ಯಗಳು ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದಂತೆ ಇರತಕ್ಕದ್ದು.

#### ಅಧ್ಯಾಯ - IV

#### ವಿಶ್ವವಿದ್ಯಾಲಯದ ಪ್ರಾಧಿಕಾರಗಳು

**23. ವಿಶ್ವವಿದ್ಯಾಲಯದ ಪ್ರಾಧಿಕಾರಗಳು.**— ಈ ಮುಂದಿನವುಗಳು ವಿಶ್ವವಿದ್ಯಾಲಯದ ಪ್ರಾಧಿಕಾರಗಳಾಗಿರತಕ್ಕದ್ದು, ಎಂದರೆ:—

- (i) ಪ್ರಬಂಧಕ ಮಂಡಳಿ;
- (ii) ಕಾರ್ಯಕಾರಿ ಪರಿಷತ್ತು;
- (iii) ಶೈಕ್ಷಣಿಕ ಪರಿಷತ್ತು;
- (iv) ಸಂಶೋಧನಾ ಪರಿಷತ್ತು;
- (v) ಹಣಕಾಸು ಸಮಿತಿ; ಮತ್ತು
- (vi) ವಿಶ್ವವಿದ್ಯಾಲಯದ ಪ್ರಾಧಿಕಾರಗಳೆಂದು ಪರಿನಿಯಮಗಳ ಮೂಲಕ ಘೋಷಿಸಬಹುದಾದ ಅಂಥ ಇತರ ಪ್ರಾಧಿಕಾರಗಳು.

**24. ಪ್ರಬಂಧಕ ಮಂಡಳಿ ಮತ್ತು ಇದರ ಅಧಿಕಾರಗಳು.**— (1) ಪ್ರಬಂಧಕ ಮಂಡಳಿಯು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:—

- (i) ಕುಲಾಧಿಪತಿಯವರು — ಅಧ್ಯಕ್ಷರು;
- (ii) ಕುಲಪತಿಯವರು — ಸದಸ್ಯರು;
- (iii) ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು/ಕಾರ್ಯದರ್ಶಿಗಳು, ಉನ್ನತ ಶಿಕ್ಷಣ ಇಲಾಖೆ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಲ್ಲದ ದರ್ಜೆಯ ಆತನ ನಾಮನಿರ್ದೇಶಿತ;
- (iv) ಸರ್ಕಾರದ ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಲ್ಲದ ದರ್ಜೆಯ ಆತನ ನಾಮನಿರ್ದೇಶಿತ;
- (v) ರಾಜ್ಯ ಸರ್ಕಾರವು ನಾಮ ನಿರ್ದೇಶನ ಮಾಡಿದ ಆಡಳಿತವನ್ನು ಒಳಗೊಂಡಂತೆ ವ್ಯವಸ್ಥಾಪನೆ, ಹಣಕಾಸು ಅಥವಾ ಯಾವುದೇ ಇತರ ವಿಶೇಷ ಕ್ಷೇತ್ರದಲ್ಲಿನ ಒಬ್ಬರು ತಜ್ಞರು;
- (vi) ಪ್ರಾಯೋಜಕ ಸಂಸ್ಥೆಯು ನಾಮನಿರ್ದೇಶಿಸಿದ ಇಬ್ಬರು ವ್ಯಕ್ತಿಗಳು ಅವರ ಪೈಕಿ ಒಬ್ಬರು ಮಹಿಳೆಯಾಗಿರತಕ್ಕದ್ದು;
- (vii) ಸಹ ಕುಲಪತಿಯವರು ಮತದಾನದ ಹಕ್ಕಿಲ್ಲದ ಸದಸ್ಯರಾಗಿರತಕ್ಕದ್ದು;
- (viii) ವಿಶ್ವವಿದ್ಯಾಲಯ ಅನುದಾನ ಆಯೋಗದ ನಾಮನಿರ್ದೇಶಿತ ಒಬ್ಬ ಸುಪ್ರಸಿದ್ಧ ಶಿಕ್ಷಣ ತಜ್ಞರು.

(2) ಕುಲಸಚಿವರು ಪ್ರಬಂಧಕ ಮಂಡಳಿಯ ಮತ ದಾನದ ಹಕ್ಕಿರದ ಸದಸ್ಯ ಕಾರ್ಯದರ್ಶಿಯಾಗಿರತಕ್ಕದ್ದು.

(3) ಪ್ರಬಂಧಕ ಮಂಡಳಿಯ ಸದಸ್ಯರ ಪದಾವಧಿ, ಸರ್ಕಾರದಿಂದ ನಾಮನಿರ್ದೇಶಿತರಾದ ಸದಸ್ಯರನ್ನು ಹೊರತುಪಡಿಸಿ, ಸದಸ್ಯರ ನೇಮಕಾತಿ, ನವೀಕರಣ ಮತ್ತು ತೆಗೆದುಹಾಕುವುದು ಮುಂತಾದವುಗಳು ಪರಿನಿಯಮಗಳ ಮೂಲಕ ನಿಯಮಿಸಬಹುದಾದಂತೆ ಇರತಕ್ಕದ್ದು.

(4) ಪ್ರಬಂಧಕ ಮಂಡಳಿಯ ಎಲ್ಲಾ ಸಭೆಗಳಲ್ಲಿ ಕುಲಾಧಿಪತಿಯವರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು ಮತ್ತು ಅವರ ಗೈರುಹಾಜರಿಯಲ್ಲಿ ಕುಲಾಧಿಪತಿಯವರಿಂದ ನಾಮನಿರ್ದೇಶಿತರಾದ ಯಾರಾದರೂ ಒಬ್ಬರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು. ಅಂಥ ಸಭೆಯ ಅಧ್ಯಕ್ಷತೆಯನ್ನು ವಹಿಸುವುದಕ್ಕೆ ಕುಲಾಧಿಪತಿಯವರು ಯಾವೊಬ್ಬ ವ್ಯಕ್ತಿಯನ್ನೂ ನಾಮನಿರ್ದೇಶನ ಮಾಡಿರದಿದ್ದಲ್ಲಿ, ಸಭೆಯಲ್ಲಿ ಹಾಜರಿರುವ ಸದಸ್ಯರು ಸರಳ ಬಹುಮತದ ಮೂಲಕ ಅವರುಗಳ ಪೈಕಿಯಿಂದಲೇ ಆ ಸಭೆಗೆ ಮಾತ್ರವೇ ಅಧ್ಯಕ್ಷನನ್ನು ಚುನಾಯಿಸತಕ್ಕದ್ದು.

(5) ಪ್ರಬಂಧಕ ಮಂಡಳಿಯ ಎಲ್ಲಾ ಸಭೆಗಳಿಗೆ, ಅಂಥ ಸಭೆಯಲ್ಲಿ ಹಾಜರಾಗುವ ಮತ್ತು ಮತದಾನ ನೀಡುವ ಮೂರು ಜನ ಸದಸ್ಯರು ಗಣಪೂರ್ತಿ (ಕೋರಂ) ಆಗಿರತಕ್ಕದ್ದು:

ಪರಂತು, ಪ್ರಬಂಧಕ ಮಂಡಳಿಯ ಯಾವುದೇ ಸಭೆಯ ಕೋರಂ ಪೂರ್ಣವಾಗಬೇಕಾದರೆ ಕುಲಾಧಿಪತಿಯವರು ಅಥವಾ ಪ್ರಾಯೋಜಕ ಸಂಸ್ಥೆಯ ಒಬ್ಬ ನಾಮನಿರ್ದೇಶಿತರು ಹಾಜರಿರುವುದು ಮತ್ತು ಕುಲಾಧಿಪತಿಯವರು ಅಥವಾ ಪ್ರಾಯೋಜಕ ಸಂಸ್ಥೆಯ ನಾಮನಿರ್ದೇಶಿತರು ಹಾಜರಾಗದೇ ಇದ್ದಾಗ ಕುಲಪತಿಯವರು ಹಾಜರಿರುವುದು ಯಾವಾಗಲೂ ಅವಶ್ಯವಾಗಿರತಕ್ಕದ್ದು.

(6) ಪ್ರಬಂಧಕ ಮಂಡಳಿಯ ವಿಶ್ವವಿದ್ಯಾಲಯದ ಪ್ರಧಾನ ಪ್ರಬಂಧಕ ಸಂಸ್ಥೆಯಾಗಿರತಕ್ಕದ್ದು ಮತ್ತು ಅದು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯದ ಶಾಸನಬದ್ಧ ಲೆಕ್ಕಪರಿಶೋಧಕರನ್ನು ನೇಮಕಗೊಳಿಸುವುದು;
- (ii) ವಿಶ್ವವಿದ್ಯಾಲಯವು ಅನುಸರಿಸಬೇಕಾದ ಕಾರ್ಯನೀತಿಗಳನ್ನು ರಚಿಸುವುದು;
- (iii) ಈ ಅಧಿನಿಯಮದ ಅಥವಾ ಪರಿನಿಯಮಗಳ ಅಥವಾ ನಿಯಮಗಳ ಉಪಬಂಧಗಳಿಗೆ ಅನುಗುಣವಾಗಿ ಇರದ ವಿಶ್ವವಿದ್ಯಾಲಯದ ಇತರ ಪ್ರಾಧಿಕಾರಗಳ ತೀರ್ಮಾನಗಳನ್ನು ಪುನರೀಕ್ಷಿಸುವುದು;
- (iv) ವಿಶ್ವವಿದ್ಯಾಲಯದ ಆಯವ್ಯಯ ಮತ್ತು ವಾರ್ಷಿಕ ವರದಿಗಳನ್ನು ಅನುಮೋದಿಸುವುದು;
- (v) ಹೊಸ ಅಥವಾ ಹೆಚ್ಚುವರಿ ಪರಿನಿಯಮಗಳನ್ನು ರಚಿಸುವುದು ಅಥವಾ ಈಗಾಗಲೇ ಇರುವ ಪರಿನಿಯಮಗಳು ಮತ್ತು ನಿಯಮಗಳನ್ನು ತಿದ್ದುಪಡಿ ಮಾಡುವುದು ಅಥವಾ ನಿರಸನಗೊಳಿಸುವುದು;
- (vi) ವಿಶ್ವವಿದ್ಯಾಲಯವನ್ನು ಸ್ವಯಂಸಮಾಪನಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳುವುದು;
- (vii) ಸರ್ಕಾರಕ್ಕೆ ಸಲ್ಲಿಸುವ ಪ್ರಸ್ತಾವಗಳನ್ನು ಅನುಮೋದಿಸುವುದು;
- (viii) ಶುಲ್ಕ ನಿಯಂತ್ರಣ ಸಮಿತಿಗೆ ಮೂವರು ಸದಸ್ಯರನ್ನು ನಾಮನಿರ್ದೇಶನ ಮಾಡುವುದು;
- (ix) ವಿಶ್ವವಿದ್ಯಾಲಯದ ಉದ್ದೇಶಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದಕ್ಕೆ ಅಪೇಕ್ಷಣೀಯವೆಂದು ಕಂಡುಬರುವಂಥ ತೀರ್ಮಾನಗಳನ್ನು ಮತ್ತು ಕ್ರಮಗಳನ್ನು ಕೈಗೊಳ್ಳುವುದು.

(7) ಪ್ರಬಂಧಕ ಮಂಡಳಿಯು ಒಂದು ವರ್ಷದಲ್ಲಿ ಕನಿಷ್ಠ ಮೂರು ಸಲ ಸಭೆ ಸೇರತಕ್ಕದ್ದು.

**25. ಕಾರ್ಯಕಾರಿ ಪರಿಷತ್ತು.-** (1) ಕಾರ್ಯಕಾರಿ ಪರಿಷತ್ತು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಪತಿಗಳು;
- (ii) ಸಹಕುಲಪತಿಗಳು;
- (iii) ಕುಲಸಚಿವರು;
- (iv) ಪ್ರಾಯೋಜಕ ಸಂಸ್ಥೆಯ ಇಬ್ಬರು ನಾಮನಿರ್ದೇಶಿತರು;
- (v) ಕುಲಪತಿಗಳು ನಾಮನಿರ್ದೇಶಿಸಬಹುದಾದ ವಿದ್ಯಾಲಯಗಳ ಇಬ್ಬರು ಡೀನ್‌ಗಳು;

(2) ಕುಲಪತಿಯವರು ಕಾರ್ಯಕಾರಿ ಪರಿಷತ್ತಿನ ಅಧ್ಯಕ್ಷರಾಗಿರತಕ್ಕದ್ದು ಮತ್ತು ಕುಲಸಚಿವರು ಕಾರ್ಯಕಾರಿ ಪರಿಷತ್ತು ಕಾರ್ಯದರ್ಶಿಯಾಗಿರತಕ್ಕದ್ದು.

(3) ಕಾರ್ಯಕಾರಿ ಪರಿಷತ್ತಿನ ಅಧಿಕಾರಗಳು ಮತ್ತು ಪ್ರಕಾರ್ಯಗಳು ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದಂತೆ ಇರತಕ್ಕದ್ದು.

(4) ಕಾರ್ಯಕಾರಿ ಪರಿಷತ್ತಿನ ಎಲ್ಲಾ ಸಭೆಗಳಲ್ಲಿ ಯಾವಾಗಲೂ ಕುಲಪತಿಯವರು ಅಧ್ಯಕ್ಷತೆ ವಹಿಸತಕ್ಕದ್ದು ಹಾಗೂ ಕುಲಪತಿಯವರ ಗೈರುಹಾಜರಿಯಲ್ಲಿ ಪ್ರಾಯೋಜಕ ಸಂಸ್ಥೆಯ ನಾಮನಿರ್ದೇಶನ ಮಾಡಿದವರು ಅಧ್ಯಕ್ಷತೆ ವಹಿಸತಕ್ಕದ್ದು ಮತ್ತು ಪ್ರಾಯೋಜಕ ಸಂಸ್ಥೆಯ ಯಾರನ್ನೂ ನಾಮನಿರ್ದೇಶನ ಮಾಡದೇ ಇದ್ದ ಸಂದರ್ಭದಲ್ಲಿ ಸಭೆಯಲ್ಲಿ ಹಾಜರಿರುವ ಸದಸ್ಯರು ಚುನಾಯಿಸಿದ ಯಾವುದೇ ಇತರ ಸದಸ್ಯರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

(5) ಕಾರ್ಯಕಾರಿ ಪರಿಷತ್ತಿನ ಸಭೆಯಲ್ಲಿ ಯಾವುದೇ ವಿಷಯವನ್ನು ಕುರಿತು ವಿವಾದ ಉಂಟಾದಲ್ಲಿ ಸದರಿ ವಿಷಯವನ್ನು ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು ಮತ್ತು ಅಂಥ ವಿಷಯದ ಬಗ್ಗೆ ಕುಲಾಧಿಪತಿಯವರ ತೀರ್ಮಾನವು ಅಂತಿಮವಾಗಿರತಕ್ಕದ್ದು ಮತ್ತು ಅದಕ್ಕೆ ವಿಶ್ವವಿದ್ಯಾಲಯವು ಬದ್ಧವಾಗಿರತಕ್ಕದ್ದು.

**26. ಶೈಕ್ಷಣಿಕ ಪರಿಷತ್ತು.**-(1) ಶೈಕ್ಷಣಿಕ ಪರಿಷತ್ತು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- |       |  |                 |
|-------|--|-----------------|
| (i)   | ಕುಲಪತಿಯವರು   | - ಅಧ್ಯಕ್ಷರು     |
| (ii)  | ಸಹಕುಲಪತಿಯವರು                                       | - ಸದಸ್ಯರು       |
| (iii) | ಕುಲಸಚಿವರು  | - ಕಾರ್ಯದರ್ಶಿಗಳು |
| (iv)  | ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ಇತರ ಸದಸ್ಯರು. |                 |

(2) ಶೈಕ್ಷಣಿಕ ಪರಿಷತ್ತು ವಿಶ್ವವಿದ್ಯಾಲಯದ ಪ್ರಧಾನ ಶೈಕ್ಷಣಿಕ ಸಂಸ್ಥೆಯಾಗಿರತಕ್ಕದ್ದು ಮತ್ತು ಈ ಅಧಿನಿಯಮದ, ಪರಿನಿಯಮಗಳ, ವಿನಿಯಮಗಳ ಹಾಗೂ ನಿಯಮಗಳ ಉಪಬಂಧಗಳಿಗೆ ಒಳಪಟ್ಟು, ವಿಶ್ವವಿದ್ಯಾಲಯದ ಶೈಕ್ಷಣಿಕ ಕಾರ್ಯನೀತಿಗಳನ್ನು ಸಮನ್ವಯಗೊಳಿಸತಕ್ಕದ್ದು ಮತ್ತು ಅದರ ಬಗ್ಗೆ ಸಾಮಾನ್ಯ ಮೇಲ್ವಿಚಾರಣೆಯನ್ನು ನಡೆಸತಕ್ಕದ್ದು.

**27. ಸಂಶೋಧನಾ ಪರಿಷತ್ತು.**-(1) ಸಂಶೋಧನಾ ಪರಿಷತ್ತು ವಿಶ್ವವಿದ್ಯಾಲಯದ ಪ್ರಧಾನ ಸಂಶೋಧನಾ ಸಮಿತಿಯಾಗಿರತಕ್ಕದ್ದು ಹಾಗೂ ಸಂಶೋಧನಾ ಕ್ಷೇತ್ರಗಳ ಆದ್ಯತೆಯೂ ಒಳಗೊಂಡಂತೆ, ವಿಶ್ವವಿದ್ಯಾಲಯವು ಕೈಗೊಳ್ಳಬೇಕಾದ ಸಂಶೋಧನಾ ಬಗ್ಗೆ ಒಂದು ವ್ಯಾಪಕವಾದ ಪರಿಪೂರ್ಣ ಭವಿಷ್ಯದ ದೃಷ್ಟಿಯನ್ನು ಒದಗಿಸತಕ್ಕದ್ದು. ಈ ಪರಿಷತ್ತು, ಈ ಅಧಿನಿಯಮದ, ಪರಿನಿಯಮಗಳ, ವಿನಿಯಮಗಳ ಮತ್ತು ನಿಯಮಗಳ ಉಪಬಂಧಗಳಿಗೆ ಒಳಪಟ್ಟು, ವಿಶ್ವವಿದ್ಯಾಲಯದ ಸಂಶೋಧನೆ ಮತ್ತು ಅನ್ವೇಷಣಾ ಕಾರ್ಯನೀತಿಗಳನ್ನು ಸಮನ್ವಯಗೊಳಿಸತಕ್ಕದ್ದು ಮತ್ತು ಅದರ ಸಾಮಾನ್ಯ ಮೇಲ್ವಿಚಾರಣೆಯನ್ನು ನಡೆಸತಕ್ಕದ್ದು.

(2) ಸಂಶೋಧನಾ ಪರಿಷತ್ತು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- |       |  |                 |
|-------|--|-----------------|
| (i)   | ಕುಲಪತಿಯವರು   | - ಅಧ್ಯಕ್ಷರು     |
| (ii)  | ಸಹಕುಲಪತಿಯವರು                                       | - ಸದಸ್ಯರು       |
| (iii) | ಸಂಶೋಧನೆಯ ಡೀನ್                                      | - ಕಾರ್ಯದರ್ಶಿ    |
| (iv)  | ಅನ್ವೇಷಣಾ ವಿಭಾಗದ ಮುಖ್ಯಸ್ಥರು                         | - ಸದಸ್ಯರು       |
| (v)   | ಎಲ್ಲಾ ವ್ಯಾಸಂಗ ವಿಭಾಗಗಳ ಡೀನ್‌ಗಳು                     | - ಸದಸ್ಯರು ಮತ್ತು |
| (vi)  | ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ಇತರ ಸದಸ್ಯರು. |                 |

**28. ಹಣಕಾಸು ಪರಿಷತ್ತು.**-(1) ಹಣಕಾಸು ಪರಿಷತ್ತು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- |       |  |                  |
|-------|--|------------------|
| (i)   | ಕುಲಾಧಿಪತಿಯವರು ಅಥವಾ ಅವರ ನಾಮನಿರ್ದೇಶಿತರು              | - ಅಧ್ಯಕ್ಷರು      |
| (ii)  | ಕುಲಪತಿಯವರು   | - ಸದಸ್ಯರು        |
| (iii) | ಕುಲಸಚಿವರು  | - ಸದಸ್ಯರು        |
| (iv)  | ಹಣಕಾಸು ಅಧಿಕಾರಿ                                     | - ಕಾರ್ಯದರ್ಶಿ     |
| (v)   | ಪ್ರಾಯೋಜಕ ಸಂಸ್ಥೆಯ ಒಬ್ಬ ನಾಮನಿರ್ದೇಶಿತರು               | - ಸದಸ್ಯರು; ಮತ್ತು |
| (vi)  | ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ಇತರ ಸದಸ್ಯರು. |                  |

(2) ಹಣಕಾಸು ಪರಿಷತ್ತು ಹಣಕಾಸಿನ ವಿಷಯಗಳನ್ನು ಕೈಗೊಳ್ಳುವ ವಿಶ್ವವಿದ್ಯಾಲಯದ ಪ್ರಧಾನ ಹಣಕಾಸು ಸಂಸ್ಥೆಯಾಗಿರತಕ್ಕದ್ದು ಹಾಗೂ ಅದು ಈ ಅಧಿನಿಯಮ, ನಿಯಮಗಳು ಮತ್ತು ಪರಿನಿಯಮಗಳ ಉಪಬಂಧಗಳಿಗೆ ಒಳಪಟ್ಟು ವಿಶ್ವವಿದ್ಯಾಲಯದ ಹಣಕಾಸು ವಿಷಯಗಳನ್ನು ಸಮನ್ವಯಗೊಳಿಸತಕ್ಕದ್ದು ಮತ್ತು ಸಾಮಾನ್ಯ ಮೇಲ್ವಿಚಾರಣೆಯನ್ನು ನಡೆಸತಕ್ಕದ್ದು.

**29. ಇತರ ಪ್ರಾಧಿಕಾರಗಳು.**- ವಿಶ್ವವಿದ್ಯಾಲಯದ ಇತರ ಪ್ರಾಧಿಕಾರಗಳ ರಚನೆ, ಅಧಿಕಾರಗಳು ಹಾಗೂ ಪ್ರಕಾರ್ಯಗಳು ಪರಿನಿಯಮಗಳಿಂದ ನಿರ್ದಿಷ್ಟಪಡಿಸಬಹುದಾದಂತೆ ಇರತಕ್ಕದ್ದು.

**30. ಒಂದು ಪ್ರಾಧಿಕಾರದ ಅಥವಾ ಸಂಸ್ಥೆಯ ಸದಸ್ಯತ್ವಕ್ಕೆ ಅನರ್ಹತೆ.**- ವಿಶ್ವವಿದ್ಯಾಲಯದ ಸಂಸ್ಥೆಗಳ ಯಾವುವೇ ಪ್ರಾಧಿಕಾರಗಳ ಒಬ್ಬ ವ್ಯಕ್ತಿಯು,-

- (ಎ) ಅಸ್ವತ್ತ ಚಿತ್ರನಾಗಿದ್ದು ಹಾಗೆಂದು ಸಕ್ಷಮ ನ್ಯಾಯಾಲಯದಿಂದ ಘೋಷಿಸಲ್ಪಟ್ಟಿದ್ದರೆ;
- (ಬಿ) ಅವಿಮುಕ್ತ ದಿವಾಳಿಯಾಗಿದ್ದರೆ;
- (ಸಿ) ನೈತಿಕ ಅಧಃಪತನವನ್ನೊಳಗೊಳ್ಳುವ ಒಂದು ಅಪರಾಧಕ್ಕಾಗಿ ಅಪರಾಧಿ ಎಂದು ನಿರ್ಣೀತನಾಗಿದ್ದರೆ;
- (.) ಖಾಸಗಿ ಬೋಧನಾ ತರಗತಿಗಳನ್ನು ನಡೆಸುತ್ತಿದ್ದರೆ ಅಥವಾ ಸ್ವತಃ ನಿರತನಾಗಿದ್ದರೆ;
- (ಈ) ಯಾವುದೇ ವಿಧದಲ್ಲಿ, ಎಲ್ಲಿಯೇ, ಯಾವುದೇ ಪರೀಕ್ಷೆಯನ್ನು ನಡೆಸುವಲ್ಲಿ ಅನುಚಿತ ಅಭ್ಯಾಸದಲ್ಲಿ ತೊಡಗಿದ್ದಕ್ಕಾಗಿ ಅಥವಾ ಉತ್ತೇಜಿಸಿದ್ದಕ್ಕಾಗಿ ದಂಡಿತನಾಗಿದ್ದರೆ;
- (ಎಫ್) ಪ್ರಾಯೋಜಿತ ಸಂಸ್ಥೆಯು ಯಾವುದೇ ಪ್ರಾಧಿಕಾರಗಳ ಅಥವಾ ಸಂಸ್ಥೆಗಳ ಯಾವೊಬ್ಬ ಸದಸ್ಯನನ್ನು ಆ ಪದವನ್ನು ಹೊಂದಿರುವುದಕ್ಕೆ ಅರ್ಹನಲ್ಲನೆಂದು ಲಿಖಿತದಲ್ಲಿ ಅಭಿಪ್ರಾಯ ನೀಡಿದಾಗಲೆಲ್ಲಾ.

- ಸದಸ್ಯನಾಗಿರುವುದಕ್ಕೆ ಅನರ್ಹನಾಗತಕ್ಕದ್ದು.

31. ಖಾಲಿಸ್ಥಾನ ಇರುವ ಕಾರಣದಿಂದಾಗಿ ವ್ಯವಹರಣೆಗಳು ಅಸಿಂಧುವಾಗತಕ್ಕದ್ದಲ್ಲ.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರದ ಕಾರ್ಯ ಅಥವಾ ವ್ಯವಹರಣೆಗಳು ಕೇವಲ ಅದರಲ್ಲಿ ಯಾವುದೇ ಖಾಲಿಸ್ಥಾನ ಇದೆ ಎಂಬ ಕಾರಣದಿಂದ ಅಥವಾ ಪ್ರಾಧಿಕಾರದ ರಚನೆಯಲ್ಲಿ ದೋಷವಿದೆ ಎಂಬ ಕಾರಣದಿಂದ ಮಾತ್ರವೇ ಅಸಿಂಧುವಾಗತಕ್ಕದ್ದಲ್ಲ.

32. ಕಾರ್ಯಸೂಚಿ ವಿಷಯಗಳ ಬಗ್ಗೆ ಉಪಬಂಧಗಳು.- (1) ಯಾವುದೇ ಕಾರ್ಯಸೂಚಿ ವಿಷಯಗಳನ್ನು ಕುಲಾಧಿಪತಿಯವರ ಪೂರ್ವಾನುಮೋದನೆಯನ್ನು ಪಡೆಯದೇ ಪ್ರಬಂಧಕ ಮಂಡಳಿಯ ಅಥವಾ ಕಾರ್ಯಕಾರಿ ಪರಿಷತ್ತು ಅಥವಾ ಯಾವುದೇ ಸಮಿತಿಯ ಸಭೆಗಳ ಕಾರ್ಯಸೂಚಿ ವಿಷಯಗಳಲ್ಲಿ ಸೇರಿಸತಕ್ಕದ್ದಲ್ಲ ಅಥವಾ ಚರ್ಚೆಗೆ ತೆಗೆದುಕೊಳ್ಳತಕ್ಕದ್ದಲ್ಲ ಮತ್ತು ತೀರ್ಮಾನಿಸತಕ್ಕದ್ದಲ್ಲ.

(2) ಈ ಅಧಿನಿಯಮದ ಯಾವುದೇ ಉಪಬಂಧಗಳನ್ನು ಪಾಲಿಸದೆ ಇರುವ ಸಂದರ್ಭದಲ್ಲಿ, ಕುಲಾಧಿಪತಿಯವರು ವಿಶ್ವವಿದ್ಯಾಲಯದ ಯಾವುದೇ ಪದಾಧಿಕಾರಿ ಅಥವಾ ಸಂಸ್ಥೆಯು ತೆಗೆದುಕೊಂಡ ಎಲ್ಲಾ ತೀರ್ಮಾನಗಳನ್ನು ವಿಪರ್ಯಯಗೊಳಿಸುವ ಮೂಲಕ ಪರಿಹಾರ ಕ್ರಮಗಳನ್ನು ಕೂಡಲೇ ಕೈಗೊಳ್ಳಲು ಅಧಿಕಾರವನ್ನು ಎಲ್ಲಾ ಸಮಯದಲ್ಲಿ ಹೊಂದಿರತಕ್ಕದ್ದು ಮತ್ತು ಅಂಥ ಪರಿಹಾರ ಕ್ರಮದ ಪರಿಣಾಮವಾಗಿ ಅಧಿನಿಯಮದ ಉಪಬಂಧಗಳನ್ನು ಪಾಲಿಸದೇ ವಿಶ್ವವಿದ್ಯಾಲಯದ ಪದಾಧಿಕಾರಿ ಅಥವಾ ಸಂಸ್ಥೆಯು ಕೈಗೊಂಡಿದ್ದ ಎಲ್ಲಾ ಅಂಥ ಕ್ರಮಗಳು, ಮೊದಲಿನಿಂದಲೂ ಶೂನ್ಯ ಮತ್ತು ಅಕೃತ ಎಂದು ಭಾವಿಸತಕ್ಕದ್ದು ಹಾಗೂ ತತ್ಪರಿಣಾಮವಾಗಿ, ಉಪಬಂಧ ಪಾಲಿಸದೇ ಇದ್ದ ವಿಷಯ ಅಥವಾ ನಿರ್ಧಾರದ ಸಂಬಂಧದಲ್ಲಿ ಅದಕ್ಕೆ ಮುಂಚೆ ಇದ್ದ ವಸ್ತುಸ್ಥಿತಿಯೇ ಮುಂದುವರಿಯತಕ್ಕದ್ದು.

### ಅಧ್ಯಾಯ - V

#### ಪರಿನಿಯಮಗಳು ಮತ್ತು ವಿನಿಯಮಗಳು

33. ಪರಿನಿಯಮಗಳು.- ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು, ಪರಿನಿಯಮಗಳು ವಿಶ್ವವಿದ್ಯಾಲಯಕ್ಕೆ ಮತ್ತು ಸಿಬ್ಬಂದಿಗೆ ಸಂಬಂಧಿಸಿದ ಎಲ್ಲಾ ಅಥವಾ ಯಾವುದೇ ವಿಷಯಕ್ಕೆ ಈ ಕೆಳಗಿನಂತೆ ಉಪಬಂಧ ಕಲ್ಪಿಸಬಹುದು, ಎಂದರೆ:-

- (i) ವಿಶ್ವವಿದ್ಯಾಲಯದ ಪ್ರಾಧಿಕಾರಗಳ ಕಾರ್ಯಕಲಾಪಗಳನ್ನು ನಡೆಸುವ ಮತ್ತು ಈ ಅಧಿನಿಯಮದಲ್ಲಿ ನಿರ್ದಿಷ್ಟಪಡಿಸಿರುವ ಸಂಸ್ಥೆಗಳ ರಚನೆಯ ಕಾರ್ಯವಿಧಾನ;
- (ii) ಶಾಶ್ವತ ಶಾಸನಬದ್ಧ ದತ್ತಿ ನಿಧಿ, ವಿಶ್ವವಿದ್ಯಾಲಯ ದತ್ತಿ ನಿಧಿ, ಸಾಮಾನ್ಯ ನಿಧಿ ಹಾಗೂ ಅಭಿವೃದ್ಧಿ ನಿಧಿಗಳ ನಿರ್ವಹಣೆ;
- (iii) ಕುಲಪತಿಗಳು, ಕುಲಸಚಿವರು ಹಾಗೂ ಹಣಕಾಸು ಅಧಿಕಾರಿ ಇವರ ನೇಮಕಾತಿಯ ನಿಬಂಧನೆಗಳು ಹಾಗೂ ಷರತ್ತುಗಳು ಹಾಗೂ ಅವರ ಅಧಿಕಾರಗಳು ಮತ್ತು ಪ್ರಕಾರ್ಯಗಳು;
- (iv) ವಿಶ್ವವಿದ್ಯಾಲಯದ ಇತರ ಅಧಿಕಾರಿಗಳ, ಅಧ್ಯಾಪಕರ ಮತ್ತು ನೌಕರರ ನೇಮಕಾತಿ ವಿಧಾನ ಹಾಗೂ ಸೇವಾ ನಿಬಂಧನೆಗಳು ಮತ್ತು ಷರತ್ತುಗಳು;
- (v) ವಿಶ್ವವಿದ್ಯಾಲಯ ಹಾಗೂ ಅದರ ಅಧಿಕಾರಿಗಳು, ವ್ಯಾಸಂಗ ವಿಭಾಗದ (ಫ್ಯಾಕಲ್ಟಿ) ಸದಸ್ಯರು, ನೌಕರರು ಹಾಗೂ ವಿದ್ಯಾರ್ಥಿಗಳ ನಡುವೆ ಉಂಟಾದ ವಿವಾದಗಳನ್ನು ಪರಿಹರಿಸುವ ಕಾರ್ಯವಿಧಾನ;
- (vi) ವಿಭಾಗಗಳು ಮತ್ತು ವ್ಯಾಸಂಗ ವಿಭಾಗಗಳ (ಫ್ಯಾಕಲ್ಟಿಗಳ) ಸೃಜನೆ, ರದ್ದತಿ ಅಥವಾ ಪುನಾರಚನೆ;
- (vii) ಇತರ ವಿಶ್ವವಿದ್ಯಾಲಯಗಳು ಅಥವಾ ಉನ್ನತ ಕಲಿಕಾ ಸಂಸ್ಥೆಗಳ ಜೊತೆಯಲ್ಲಿ ಸಹಕರಿಸಬೇಕಾದ ರೀತಿ;
- (viii) ಗೌರವ ಪದವಿಗಳ ನೀಡಿಕೆಯ ಕಾರ್ಯವಿಧಾನ;
- (ix) ಉಚಿತ ಶಿಕ್ಷಣ (ಫ್ರೀಶಿಪ್) ಮತ್ತು ವಿದ್ಯಾರ್ಥಿವೇತನ ಮಂಜೂರಾತಿಗೆ ಸಂಬಂಧಿಸಿದ ಉಪಬಂಧಗಳು;
- (x) ವಿವಿಧ ವ್ಯಾಸಂಗ ಕ್ರಮಗಳಲ್ಲಿನ ಸೀಟುಗಳ ಸಂಖ್ಯೆಗೆ ಸಂಬಂಧಿಸಿದ ಕಾರ್ಯನೀತಿಗಳು ಮತ್ತು ಅಂಥ ವ್ಯಾಸಂಗ ಕ್ರಮಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಕಾರ್ಯವಿಧಾನ;
- (xi) ವಿವಿಧ ವ್ಯಾಸಂಗ ಕ್ರಮಗಳಿಗೆ ವಿದ್ಯಾರ್ಥಿಗಳಿಗೆ ವಿದಿಸಬಹುದಾದ ಶುಲ್ಕಕ್ಕೆ ಸಂಬಂಧಿಸಿದ ಕಾರ್ಯನೀತಿ;
- (xii) ಸಂಶೋಧನಾ ವೇತನಗಳು (ಫೆಲೋಶಿಪ್‌ಗಳು), ವಿದ್ಯಾರ್ಥಿವೇತನಗಳು, ಶಿಷ್ಯವೇತನಗಳು, ಉಚಿತ ಶಿಕ್ಷಣ, ಪದಕಗಳು ಹಾಗೂ ಬಹುಮಾನಗಳನ್ನು ಪ್ರಾರಂಭಿಸುವುದು;
- (xiii) ಪ್ರಬಂಧಕ ಮಂಡಳಿಯು ನಿರ್ಧರಿಸಬಹುದಾದ ಅಥವಾ ಈ ಅಧಿನಿಯಮದ ಅಡಿಯಲ್ಲಿ ಪರಿನಿಯಮಗಳ ಮೂಲಕ ಉಪಬಂಧ ಕಲ್ಪಿಸಬೇಕಾದ ಅಗತ್ಯತೆಯುಳ್ಳ ಯಾವುದೇ ಇತರ ವಿಷಯಗಳು.

34. ಪರಿನಿಯಮಗಳ ರಚನೆ ವಿಧಾನ.- (1) ವ್ಯವಸ್ಥಾಪನಾ ಮಂಡಳಿಯು ರಚಿಸಿದ ಮೊದಲ ಶಾಸನಗಳನ್ನು ಅನುಮೋದನೆಗಾಗಿ ಪ್ರಬಂಧಕ ಮಂಡಳಿಗೆ ಸಲ್ಲಿಸತಕ್ಕದ್ದು.

(2) ವ್ಯವಸ್ಥಾಪನಾ ಮಂಡಳಿಯು ಸಲ್ಲಿಸಿದ ಮೊದಲ ಪರಿನಿಯಮಗಳನ್ನು ಪ್ರಬಂಧಕ ಮಂಡಳಿಯು ಪರಿಗಣಿಸತಕ್ಕದ್ದು ಹಾಗೂ ತಾನು ಅವಶ್ಯವೆಂದು ಭಾವಿಸಬಹುದಾದ ಅಂಥ ಮಾರ್ಪಾಡುಗಳು, ಯಾವುದಾದರೂ ಇದ್ದಲ್ಲಿ, ಅವುಗಳೊಡನೆ ತನ್ನ ಅನುಮೋದನೆಯನ್ನು ನೀಡತಕ್ಕದ್ದು.

(3) ವಿಶ್ವವಿದ್ಯಾಲಯವು, ಪ್ರಬಂಧಕ ಮಂಡಳಿಯು ಅನುಮೋದಿಸಿದ ಮೊದಲ ಪರಿನಿಯಮಗಳನ್ನು ವಿಶ್ವವಿದ್ಯಾಲಯದ ಅಧಿಸೂಚನೆಯಲ್ಲಿ ಪ್ರಕಟಿಸತಕ್ಕದ್ದು ಮತ್ತು ತದನಂತರ ಮೊದಲ ಪರಿನಿಯಮಗಳ ಪ್ರಕಟಣೆಯ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

35. ಪರಿನಿಯಮಗಳ ತಿದ್ದುಪಡಿಯ ಅಧಿಕಾರ.- ಪ್ರಬಂಧಕ ಮಂಡಳಿಯು ಹೊಸ ಅಥವಾ ಹೆಚ್ಚುವರಿ ಪರಿನಿಯಮಗಳನ್ನು ರಚಿಸಬಹುದು ಅಥವಾ ಪರಿನಿಯಮಗಳ ತಿದ್ದುಪಡಿ ಮಾಡಬಹುದು ಅಥವಾ ಅವನ್ನು ನಿರಸನಗೊಳಿಸಬಹುದು.

**36. ವಿನಿಯಮಗಳು.-** ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು, ವಿನಿಯಮಗಳು ಈ ಮುಂದಿನ ವಿಷಯಗಳಿಗೆ ಉಪಬಂಧಗಳನ್ನು ಕಲ್ಪಿಸಬಹುದು, ಎಂದರೆ:-

- (i) ವಿಶ್ವವಿದ್ಯಾಲಯಕ್ಕೆ ವಿದ್ಯಾರ್ಥಿಗಳ ಪ್ರವೇಶ ಮತ್ತು ವಿದ್ಯಾರ್ಥಿ ಪಟ್ಟಿಯಲ್ಲಿ ಅವರುಗಳ ದಾಖಲಾತಿ ಹಾಗೂ ಮುಂದುವರಿಕೆ;
- (ii) ವಿಶ್ವವಿದ್ಯಾಲಯದ ಎಲ್ಲಾ ಪದವಿಗಳು ಮತ್ತು ಇತರ ಶೈಕ್ಷಣಿಕ ಪ್ರಶಸ್ತಿಗಳಿಗಾಗಿ ನಿಗದಿಪಡಿಸತಕ್ಕ ವ್ಯಾಸಂಗ ಕ್ರಮಗಳು;
- (iii) ಪದವಿಗಳ ಮತ್ತು ಇತರ ಶೈಕ್ಷಣಿಕ ಪ್ರಶಸ್ತಿಗಳ ಪ್ರದಾನ;
- (iv) ಸಂಶೋಧನಾ ವೇತನಗಳು (ಫೆಲೋಶಿಪ್), ವಿದ್ಯಾರ್ಥಿವೇತನಗಳು, ಶಿಷ್ಯವೇತನಗಳು, ಪದಕಗಳು ಮತ್ತು ಬಹುಮಾನಗಳನ್ನು ನೀಡಲು ಷರತ್ತುಗಳು;
- (v) ಪರೀಕ್ಷೆಗಳನ್ನು ನಡೆಸುವುದು ಹಾಗೂ ಪರೀಕ್ಷೆ ನಡೆಸುವ ಸಂಸ್ಥೆಗಳು, ಪರೀಕ್ಷಕರು, ಪರೀಕ್ಷಾ ಮೇಲ್ವಿಚಾರಕರು, ಟ್ಯಾಬುಲೇಟರ್‌ಗಳು ಮತ್ತು ಮಾಡರೇಟರ್‌ಗಳ ನೇಮಕಾತಿ ಷರತ್ತುಗಳು ಮತ್ತು ವಿಧಾನ ಹಾಗೂ ಅವರ ಕರ್ತವ್ಯಗಳು;
- (vi) ವಿಶ್ವವಿದ್ಯಾಲಯದ ಪರೀಕ್ಷೆಗಳಿಗೆ, ಪದವಿಗಳಿಗೆ ಹಾಗೂ ಇತರ ಶೈಕ್ಷಣಿಕ ಪ್ರಶಸ್ತಿಗಳಿಗೆ ಪ್ರವೇಶಕ್ಕೆ ವಿಧಿಸತಕ್ಕ ಶುಲ್ಕ;
- (vii) ವಿಶ್ವವಿದ್ಯಾಲಯ ಅಥವಾ ಒಂದು ಘಟಕ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಿವಾಸಕ್ಕಾಗಿ ಷರತ್ತುಗಳು;
- (viii) ವಿಶ್ವವಿದ್ಯಾಲಯ ಅಥವಾ ಒಂದು ಘಟಕ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಶಿಸ್ತು ಪಾಲನೆ;
- (ix) ಈ ಅಧಿನಿಯಮದ ಅಡಿಯಲ್ಲಿನ ಪರಿನಿಯಮಗಳಲ್ಲಿ ಉಪಬಂಧ ಕಲ್ಪಿಸಬಹುದಾದಂಥ ಇತರ ಎಲ್ಲಾ ವಿಷಯಗಳು.

**37. ವಿನಿಯಮಗಳ ರಚನೆ ವಿಧಾನ.-** ವಿನಿಯಮಗಳನ್ನು ಶೈಕ್ಷಣಿಕ ಪರಿಷತ್ತು ರಚಿಸತಕ್ಕದ್ದು ಹಾಗೂ ವ್ಯವಸ್ಥಾಪನಾ ಮಂಡಳಿಯು ಅನುಮೋದಿಸತಕ್ಕದ್ದು.

**38. ವಿನಿಯಮಗಳ ತಿದ್ದುಪಡಿಗೆ ಅಧಿಕಾರ.-** ವ್ಯವಸ್ಥಾಪನಾ ಮಂಡಳಿಯು ಅನುಮೋದನೆಯೊಡನೆ ಶೈಕ್ಷಣಿಕ ಪರಿಷತ್ತು ಹೊಸ ವಿನಿಯಮಗಳನ್ನು ಅಥವಾ ಹೆಚ್ಚುವರಿ ವಿನಿಯಮಗಳನ್ನು ರಚಿಸಬಹುದು ಅಥವಾ ವಿನಿಯಮಗಳ ತಿದ್ದುಪಡಿ ಮಾಡಬಹುದು ಅಥವಾ ನಿರಸನಗೊಳಿಸಬಹುದು.

**39. ಶುಲ್ಕ ನಿಯಂತ್ರಣ ಸಮಿತಿ.-** (1) ಸರ್ಕಾರವು ರಚಿಸಿದ ನಿವೃತ್ತ ಸರ್ವೋಚ್ಚ ನ್ಯಾಯಾಲಯದ ಅಥವಾ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಮುಖ್ಯಸ್ಥರಾಗಿರುವ ಮತ್ತು ವಿಶ್ವವಿದ್ಯಾಲಯದ ಕುಲಾಧಿಪತಿ, ಕುಲಪತಿ, ಉನ್ನತ ಶಿಕ್ಷಣ ಪ್ರಭಾರದಲ್ಲಿರುವ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅಥವಾ ಕಾರ್ಯದರ್ಶಿ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಲ್ಲದ ಅವರ ನಾಮನಿರ್ದೇಶಿತರು, ವೈದ್ಯಕೀಯ ಶಿಕ್ಷಣದ ಪ್ರಧಾನ ಕಾರ್ಯದರ್ಶಿ ಅಥವಾ ಕಾರ್ಯದರ್ಶಿ ಅಥವಾ ಉಪಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಲ್ಲದ ಅವರ ನಾಮನಿರ್ದೇಶಿತರು, ಒಬ್ಬ ಮಹಿಳೆಯೂ ಸೇರಿದಂತೆ ಪ್ರಬಂಧಕ ಮಂಡಳಿಯು ನಾಮನಿರ್ದೇಶಿಸಿದ ಇಬ್ಬರು ಶಿಕ್ಷಣ ತಜ್ಞರು ಇವರುಗಳನ್ನು ಒಳಗೊಂಡ ಒಂದು ಶುಲ್ಕ ನಿಯಂತ್ರಣ ಸಮಿತಿಯು, 9ನೇ ಪ್ರಕರಣದ ಅಡಿಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗಾಗಿ ಮೀಸಲಿರಿಸಿದ ವಿಶ್ವವಿದ್ಯಾಲಯದ ಸ್ಥಾನಗಳ ಶುಲ್ಕವನ್ನು ನಿಯಂತ್ರಿಸತಕ್ಕದ್ದು. ಸಮಿತಿಯಲ್ಲಿ ಈ ಉದ್ದೇಶಕ್ಕಾಗಿ ಒಬ್ಬರು ಖ್ಯಾತ ಚಾರ್ಟರ್ಡ್ ಆಕೌಂಟೆಂಟ್ ರವರನ್ನು ಸಹ ಸದಸ್ಯನನ್ನಾಗಿ ಸೇರಿಸಿಕೊಳ್ಳತಕ್ಕದ್ದು.

(2) ಸಮಿತಿಯು ವಿಶ್ವವಿದ್ಯಾಲಯದ ಪ್ರವೇಶಗಳ ಮತ್ತು ಶುಲ್ಕದ ಸಂಗ್ರಹಣೆಯ ಅನುಪಾಲನೆಯನ್ನು ನೋಡಿಕೊಳ್ಳತಕ್ಕದ್ದು.

## ಅಧ್ಯಾಯ - VI

### ಸಂಕೀರ್ಣ

**40. ನೌಕರರ ಸೇವಾ ಷರತ್ತುಗಳು.-** (1) ಪರಿನಿಯಮಗಳ ಮತ್ತು ವಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ಅಥವಾ ನಿಯಮಗಳ ಮೂಲಕ ನಿಯಮಿಸಬಹುದಾದ ಅಂಥ ನಿಬಂಧನೆಗಳು ಮತ್ತು ಷರತ್ತುಗಳು, ಯಾವುದಾದರೂ ಇದ್ದಲ್ಲಿ, ಅವುಗಳಿಗೆ ಒಳಪಟ್ಟು ಪ್ರತಿಯೊಬ್ಬ ನೌಕರನು ಲಿಖಿತ ಕರಾರಿನ ಅಡಿಯಲ್ಲಿ ನೇಮಕಗೊಳ್ಳತಕ್ಕದ್ದು ಮತ್ತು ಅದನ್ನು ವಿಶ್ವವಿದ್ಯಾಲಯದಲ್ಲಿ ಇಟ್ಟುಕೊಳ್ಳತಕ್ಕದ್ದು ಹಾಗೂ ಅದರ ಪ್ರತಿಯನ್ನು ಸಂಬಂಧಪಟ್ಟ ನೌಕರನಿಗೆ ನೀಡತಕ್ಕದ್ದು.

(2) ನೌಕರರ ವಿರುದ್ಧ ಶಿಸ್ತು ಕ್ರಮವನ್ನು ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಕಾರ್ಯವಿಧಾನಗಳ ಮೂಲಕ ನಿಯಂತ್ರಿಸತಕ್ಕದ್ದು.

(3) ಕರಾರಿನಿಂದಾಗಿ ವಿಶ್ವವಿದ್ಯಾಲಯ ಮತ್ತು ನೌಕರನ ಮಧ್ಯದಲ್ಲಿ ಉದ್ಭವಿಸಬಹುದಾದ ಯಾವುದೇ ವಿವಾದವನ್ನು, ಲಿಖಿತ ಕರಾರಿನಲ್ಲಿ ಉಪಬಂಧಿಸಿದ ವಿಧಾನದಲ್ಲಿ ಹಾಗೂ ಪರಿನಿಯಮಗಳ ಅನುಸಾರವಾಗಿ ಪರಿಹರಿಸತಕ್ಕದ್ದು.

**41. ಮೇಲ್ಮನವಿ ಹಕ್ಕು.-** ವಿಶ್ವವಿದ್ಯಾಲಯವು ತನ್ನ ನೌಕರರ ಅಥವಾ ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡ ಸಂದರ್ಭದಲ್ಲಿ, ಬಾಧಿತ ನೌಕರ ಅಥವಾ ವಿದ್ಯಾರ್ಥಿಗಳು ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದಂತೆ ಮೇಲ್ಮನವಿ ಹಕ್ಕನ್ನು ಹೊಂದಿರತಕ್ಕದ್ದು.

**42. ಭವಿಷ್ಯ ಅಥವಾ ನಿವೃತ್ತಿ ವೇತನ ನಿಧಿ.-** ವಿಶ್ವವಿದ್ಯಾಲಯವು, ತನ್ನ ನೌಕರರ ಪ್ರಯೋಜನಕ್ಕಾಗಿ, ಪರಿನಿಯಮಗಳು ಮತ್ತು ಜಾರಿಯಲ್ಲಿರುವ ಕಾನೂನುಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ಅಂಥ ವಿಧಾನದಲ್ಲಿ ಮತ್ತು ಅಂಥ ಷರತ್ತುಗಳಿಗೆ ಒಳಪಟ್ಟು ತಾನು ಸೂಕ್ತವೆಂದು ಭಾವಿಸಬಹುದಾದ ಅಂಥ ಭವಿಷ್ಯ ಅಥವಾ ನಿವೃತ್ತಿ ವೇತನ ನಿಧಿಯನ್ನು ರಚಿಸತಕ್ಕದ್ದು ಹಾಗೂ ಅಂಥ ವಿಮಾ ಯೋಜನೆಗಳನ್ನು ಒದಗಿಸತಕ್ಕದ್ದು.

**43. ವಿಶ್ವವಿದ್ಯಾಲಯದ ಪ್ರಾಧಿಕಾರಗಳು ಮತ್ತು ಸಂಸ್ಥೆಗಳ ರಚನೆಯ ವಿವಾದಗಳು.-** ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ಇತರ ಸಂಸ್ಥೆಯ ಸದಸ್ಯನಾಗಿ ಯಾವೊಬ್ಬ ವ್ಯಕ್ತಿಯು ಸೂಕ್ತವಾಗಿ ಆಯ್ಕೆಯಾಗಿದ್ದಾನೆಯೇ ಅಥವಾ ನೇಮಕಗೊಂಡಿದ್ದಾನೆಯೇ ಅಥವಾ ಅದಕ್ಕೆ ಅರ್ಹನಾಗಿದ್ದಾನೆಯೇ ಎಂಬ ಯಾವುದೇ ಪ್ರಶ್ನೆ ಉದ್ಭವಿಸಿದರೆ, ಆ ವಿಷಯವನ್ನು ತೀರ್ಮಾನಕ್ಕಾಗಿ ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು ಮತ್ತು ಅವರ ತೀರ್ಮಾನವು ಅಂತಿಮವಾಗಿರತಕ್ಕದ್ದು.



44. ಸಮಿತಿಗಳ ರಚನೆ.- 23ನೇ ಪ್ರಕರಣದಲ್ಲಿ ನಮೂದಿಸಿದ ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರವು ತಾನು ಸೂಕ್ತವೆಂದು ಭಾವಿಸಬಹುದಾದ ಅಂಥ ಅಧಿಕಾರವನ್ನು ಹೊಂದಿರುವ ಅಂಥ ಸದಸ್ಯರನ್ನು ಒಳಗೊಂಡ ಅಂಥ ಪ್ರಾಧಿಕಾರದ ಒಂದು ಸಮಿತಿಯನ್ನು ರಚಿಸಲು ಅಧಿಕಾರವನ್ನು ಹೊಂದಿರತಕ್ಕದ್ದು.

45. ಆಕಸ್ಮಿಕವಾಗಿ ಖಾಲಿಯಾದ ಸ್ಥಾನಗಳನ್ನು ತುಂಬುವುದು.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ಸಂಸ್ಥೆಯ ಪದನಿಮಿತ್ತ ಸದಸ್ಯರನ್ನು ಹೊರತುಪಡಿಸಿ, ಸದಸ್ಯರ ಪೈಕಿ ಯಾವುದೇ ಸ್ಥಾನವು ಆಕಸ್ಮಿಕವಾಗಿ ಖಾಲಿಯಾದರೆ, ಯಾರ ಸ್ಥಾನವು ಖಾಲಿಯಾಗಿ ತುಂಬಬೇಕಾಗಿ ಬಂದಿದೆಯೋ ಆ ಸದಸ್ಯನನ್ನು ಯಾವ ರೀತಿಯಲ್ಲಿ ಆರಿಸಲಾಗಿತ್ತೋ ಅದೇ ರೀತಿಯಲ್ಲಿ ಹೊಸ ಸದಸ್ಯನನ್ನು ಆರಿಸಿ ಭರ್ತಿ ಮಾಡತಕ್ಕದ್ದು ಮತ್ತು ಹಾಗೆ ಖಾಲಿ ಸ್ಥಾನವನ್ನು ಭರ್ತಿ ಮಾಡಿದ ವ್ಯಕ್ತಿಯು ಆತನು ಯಾವ ಸದಸ್ಯನ ಸ್ಥಾನದಲ್ಲಿ ಭರ್ತಿಯಾಗಿರುವನೋ ಆ ಸದಸ್ಯನು ಪ್ರಾಧಿಕಾರ ಅಥವಾ ಸಂಸ್ಥೆಯ ಸದಸ್ಯನಾಗಿ ಉಳಿಯುತ್ತಿದ್ದ ಬಾಕಿ ಅವಧಿಯವರೆಗೆ ಮಾತ್ರ ಸದಸ್ಯನಾಗಿರತಕ್ಕದ್ದು.

46. ಸದ್ಭಾವನೆಯಿಂದ ಕೈಗೊಂಡ ಕ್ರಮದ ರಕ್ಷಣೆ.- ಈ ಅಧಿನಿಯಮ ಅಥವಾ ಪರಿನಿಯಮಗಳು ಅಥವಾ ನಿಯಮಗಳಿಗೆ ಅನುಸಾರವಾಗಿ ಸದ್ಭಾವನೆಯಿಂದ ಮಾಡಿದ ಅಥವಾ ಮಾಡಲು ಉದ್ದೇಶಿಸಿದ ಯಾವುದೇ ಕಾರ್ಯಕ್ಕಾಗಿ ವಿಶ್ವವಿದ್ಯಾಲಯದ ಯಾವೊಬ್ಬ ಅಧಿಕಾರಿ ಅಥವಾ ಇತರ ನೌಕರರ ವಿರುದ್ಧ ಯಾವುದೇ ದಾವೆ ಅಥವಾ ಇತರ ಕಾನೂನು ವ್ಯವಹಾರಗಳನ್ನು ನಡೆಸಲು ಅವಕಾಶ ಇರತಕ್ಕದ್ದಲ್ಲ.

47. ತಾತ್ಕಾಲಿಕ ಉಪಬಂಧಗಳು.- ಈ ಅಧಿನಿಯಮ ಮತ್ತು ಪರಿನಿಯಮಗಳ ಯಾವುದೇ ಇತರ ಉಪಬಂಧಗಳಲ್ಲಿ ಏನೇ ಇದ್ದರೂ,-

- (i) ಮೊದಲ ಕುಲಪತಿ ಮತ್ತು ಸಹಕುಲಪತಿ, ಯಾರಾದರೂ ಇದ್ದರೆ, ಅವರನ್ನು ಕುಲಾಧಿಪತಿಯವರು ನೇಮಕಮಾಡತಕ್ಕದ್ದು;
- (ii) ಮೊದಲ ಕುಲಸಚಿವರನ್ನು ಮತ್ತು ಮೊದಲ ಹಣಕಾಸು ಅಧಿಕಾರಿಯವರನ್ನು ಕುಲಾಧಿಪತಿಯವರು ನೇಮಕಮಾಡತಕ್ಕದ್ದು; ಮತ್ತು
- (iii) ಮೊದಲ ವ್ಯವಸ್ಥಾಪನ ಮಂಡಳಿ, ಮೊದಲ ಹಣಕಾಸು ಸಮಿತಿ, ಮೊದಲ ಸಂಶೋಧನೆ ಮತ್ತು ಅನ್ವೇಷಣಾ ಪರಿಷತ್ತು ಹಾಗೂ ಮೊದಲ ಶೈಕ್ಷಣಿಕ ಪರಿಷತ್ತನ್ನು ಕುಲಾಧಿಪತಿಯವರು ರಚಿಸತಕ್ಕದ್ದು.

48. ಶಾಶ್ವತ ಶಾಸನಬದ್ಧ ದತ್ತಿ ನಿಧಿ.- (1) ವಿಶ್ವವಿದ್ಯಾಲಯವು, ಕನಿಷ್ಠ ಇಪ್ಪತ್ತೈದು ಕೋಟಿ ರೂಪಾಯಿಗಳನ್ನು ಒಂದು ಶಾಶ್ವತ ಶಾಸನಬದ್ಧ ದತ್ತಿ ನಿಧಿಯನ್ನು ಸ್ಥಾಪಿಸತಕ್ಕದ್ದು ಇದರ ಪೈಕಿ ಕನಿಷ್ಠ ಹದಿನೈದು ಕೋಟಿ ರೂಪಾಯಿಗಳು ನಗದು ರೂಪದಲ್ಲಿ ಮತ್ತು ಇನ್ನುಳಿದದ್ದು ಬ್ಯಾಂಕ್ ಗ್ಯಾರಂಟಿ ರೂಪದಲ್ಲಿ ಇರತಕ್ಕದ್ದು ಮತ್ತು ಇದನ್ನು ತಾನಾಗಿಯೇ ಹೆಚ್ಚಿಸಬಹುದಾಗಿದ್ದು ಆದರೆ ಕಡಿಮೆ ಮಾಡತಕ್ಕದ್ದಲ್ಲ.

ಪರಂತು, ಬೆಂಗಳೂರು ಅಥವಾ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊರಗಿರುವ ವಿಶ್ವವಿದ್ಯಾಲಯದ ಸಂದರ್ಭದಲ್ಲಿ ಕನಿಷ್ಠ ಹತ್ತು ಕೋಟಿ ರೂಪಾಯಿಗಳು ನಗದು ರೂಪದಲ್ಲಿರತಕ್ಕದ್ದು ಮತ್ತು ಉಳಿದ ಐದು ಕೋಟಿ ರೂಪಾಯಿಗಳು ಬ್ಯಾಂಕ್ ಗ್ಯಾರಂಟಿಯ ರೂಪದಲ್ಲಿರತಕ್ಕದ್ದು.

(2) ವಿಶ್ವವಿದ್ಯಾಲಯವು, ನಿಯಮಿಸಬಹುದಾದ ಅಂಥ ವಿಧಾನದಲ್ಲಿ ಶಾಶ್ವತ ಶಾಸನಬದ್ಧ ದತ್ತಿ ನಿಧಿಯ ಹಣವನ್ನು ಹೂಡಲು ಅಧಿಕಾರವನ್ನು ಹೊಂದಿರತಕ್ಕದ್ದು.

(3) ವಿಶ್ವವಿದ್ಯಾಲಯವು ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ಯಾವುದೇ ಮೊಬಲಗನ್ನು ಶಾಶ್ವತ ಶಾಸನಬದ್ಧ ದತ್ತಿ ನಿಧಿಗೆ ವರ್ಗಾವಣೆ ಮಾಡಬಹುದು. ವಿಶ್ವವಿದ್ಯಾಲಯವನ್ನು ಸಮಾಪನಗೊಳಿಸುವ ಸಂದರ್ಭವನ್ನು ಹೊರತುಪಡಿಸಿ, ಇತರ ಯಾವ ಸಂದರ್ಭಗಳಲ್ಲೂ ಶಾಶ್ವತ ಶಾಸನಬದ್ಧ ದತ್ತಿ ನಿಧಿಯಿಂದ ಯಾವುದೇ ಮೊಬಲಗನ್ನೂ ಇತರ ಉದ್ದೇಶಗಳಿಗಾಗಿ ವರ್ಗಾಯಿಸತಕ್ಕದ್ದಲ್ಲ.

(4) ಶಾಶ್ವತ ಶಾಸನಬದ್ಧ ದತ್ತಿ ನಿಧಿಯಿಂದ ಸ್ವೀಕರಿಸಿದ ವರಮಾನದ ಶೇಕಡಾ ಎಪ್ಪತ್ತೈದರಷ್ಟನ್ನು ವಿಶ್ವವಿದ್ಯಾಲಯದ ಅಭಿವೃದ್ಧಿ ಅಥವಾ ಸಾಮಾನ್ಯ ಕೆಲಸಗಳ ಉದ್ದೇಶಗಳಿಗಾಗಿ ಬಳಸಿಕೊಳ್ಳತಕ್ಕದ್ದು. ಉಳಿದ ಶೇಕಡಾ ಇಪ್ಪತ್ತೈದರಷ್ಟನ್ನು ಶಾಶ್ವತ ಶಾಸನಬದ್ಧ ದತ್ತಿ ನಿಧಿಯಲ್ಲಿ ಪುನಃ ತೊಡಗಿಸತಕ್ಕದ್ದು.

49. ವಿಶ್ವವಿದ್ಯಾಲಯದ ದತ್ತಿ ನಿಧಿ.- (1) ವಿಶ್ವವಿದ್ಯಾಲಯವು, ಪ್ರಾಯೋಜಕ ಸಂಸ್ಥೆಯು ನಿರ್ಧರಿಸಬಹುದಾದಂತೆ ನಿಧಿಗಳನ್ನು ಒಳಗೊಂಡ ವಿಶ್ವವಿದ್ಯಾಲಯದ ದತ್ತಿ ನಿಧಿಯನ್ನು ಸ್ಥಾಪಿಸತಕ್ಕದ್ದು. ಇದು ಕಾಲಕಾಲಕ್ಕೆ ಸ್ವೀಕರಿಸಬಹುದಾದ ದೇಣಿಗೆಗಳು ಮತ್ತು ಇತರ ನಿಧಿಗಳನ್ನು ಒಳಗೊಂಡಿರತಕ್ಕದ್ದು.

(2) ವಿಶ್ವವಿದ್ಯಾಲಯವು, ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ವಿಧಾನದಲ್ಲಿ ವಿಶ್ವವಿದ್ಯಾಲಯದ ದತ್ತಿನಿಧಿಯನ್ನು ಹೂಡುವ ಅಧಿಕಾರವನ್ನು ಹೊಂದಿರತಕ್ಕದ್ದು.

(3) ವಿಶ್ವವಿದ್ಯಾಲಯ ದತ್ತಿ ನಿಧಿಯು, ವಿಶ್ವವಿದ್ಯಾಲಯವು ತನ್ನ ಸಾಮಾಜಿಕ ಧೈಯೋದ್ದೇಶಗಳನ್ನು ನೆರವೇರಿಸುವ ಸಂದರ್ಭದಲ್ಲಿ ಮತ್ತು/ಅಥವಾ ಮುಂಗಾಣದ ಸನ್ನಿವೇಶದಲ್ಲಿ ಉದ್ಭವಿಸಬಹುದಾದ ಹಣಕಾಸು ಸವಾಲುಗಳಿಂದ ತನ್ನನ್ನು ರಕ್ಷಿಸಿಕೊಳ್ಳುವುದಕ್ಕಾಗಿ, ಸ್ವಇಚ್ಛೆಯಿಂದ ನಿರ್ವಹಿಸಿಕೊಂಡು ಬರಲು ಮತ್ತು ಜವಾಬ್ದಾರಿಯಿಂದ ಹಣ ಹೂಡಿಕೆ ಮಾಡಲು ಇಚ್ಛೆಯುಳ್ಳವರಾಗಿ ಸ್ವಯಂ ವಿಧಿಸಿಕೊಂಡ ನಿಧಿಯಾಗಿರತಕ್ಕದ್ದು.

(4) ವಿಶ್ವವಿದ್ಯಾಲಯವು, ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ಯಾವುದೇ ಮೊಬಲಗನ್ನು ವಿಶ್ವವಿದ್ಯಾಲಯದ ದತ್ತಿ ನಿಧಿಗೆ ವರ್ಗಾಯಿಸಬಹುದು. ವಿಶ್ವವಿದ್ಯಾಲಯದ ಸಮಾಪನಗೊಳಿಸುವ ಸಂದರ್ಭವನ್ನು ಹೊರತುಪಡಿಸಿ, ಇತರ ಯಾವ ಸಂದರ್ಭಗಳಲ್ಲೂ ವಿಶ್ವವಿದ್ಯಾಲಯದ ದತ್ತಿ ನಿಧಿಯಿಂದ ಯಾವುದೇ ಮೊಬಲಗನ್ನೂ ಇತರ ಉದ್ದೇಶಗಳಿಗಾಗಿ ವರ್ಗಾಯಿಸತಕ್ಕದ್ದಲ್ಲ.

(5) ವಿಶ್ವವಿದ್ಯಾಲಯದ ದತ್ತಿ ನಿಧಿಯಿಂದ ಬರುವ ವರಮಾನದ ಶೇಕಡಾ ಎಂಭತ್ತರಷ್ಟನ್ನು ವಿಶ್ವವಿದ್ಯಾಲಯದ ಅಭಿವೃದ್ಧಿ ಅಥವಾ ಸಾಮಾನ್ಯ ಕೆಲಸದ ಉದ್ದೇಶಗಳಿಗಾಗಿ ಬಳಸಿಕೊಳ್ಳತಕ್ಕದ್ದು. ಉಳಿದ ಶೇಕಡಾ ಇಪ್ಪತ್ತರಷ್ಟನ್ನು ವಿಶ್ವವಿದ್ಯಾಲಯದ ದತ್ತಿ ನಿಧಿಯಲ್ಲಿ ಪುನಃ ತೊಡಗಿಸತಕ್ಕದ್ದು.

50. ಸಾಮಾನ್ಯ ನಿಧಿ.- (1) ವಿಶ್ವವಿದ್ಯಾಲಯವು, ಒಂದು ಸಾಮಾನ್ಯ ನಿಧಿಯನ್ನು ಸ್ಥಾಪಿಸತಕ್ಕದ್ದು. ಇದರಲ್ಲಿ ಈ ಮುಂದಿನ ಮೊಬಲಗುಗಳನ್ನು ಜಮಾ ಮಾಡತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯವು ವಿಧಿಸಬಹುದಾದ ಎಲ್ಲಾ ಶುಲ್ಕಗಳು;

- (ii) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೇ ಇರುವ ಯಾವುದೇ ಇತರ ಮೂಲದಿಂದ ಸ್ವೀಕರಿಸಲಾದ ಎಲ್ಲಾ ಮೊತ್ತ;
- (iii) ವಿಶ್ವವಿದ್ಯಾಲಯಕ್ಕೆ ಮಾಡಿದ ಎಲ್ಲಾ ದೇಣಿಗೆಗಳು;
- (iv) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೇ ಇರುವ ಯಾವುದೇ ಇತರ ವ್ಯಕ್ತಿ ಅಥವಾ ಸಂಸ್ಥೆಯು ಈ ಸಂಬಂಧದಲ್ಲಿ ಕೊಟ್ಟ ಎಲ್ಲಾ ದೇಣಿಗೆಗಳು/ವಂತಿಗೆಗಳು;

(2) ಸಾಮಾನ್ಯ ನಿಧಿಗೆ ಜಮಾ ಮಾಡುವ ನಿಧಿಗಳನ್ನು ವಿಶ್ವವಿದ್ಯಾಲಯದ ಎಲ್ಲಾ ಅವರ್ತಕ ವೆಚ್ಚಗಳನ್ನು ಭರಿಸಲು ಉಪಯೋಗಿಸಿಕೊಳ್ಳತಕ್ಕದ್ದು.

**51. ಅಭಿವೃದ್ಧಿ ನಿಧಿ.-** (1) ವಿಶ್ವವಿದ್ಯಾಲಯವು, ಒಂದು ಅಭಿವೃದ್ಧಿ ನಿಧಿಯನ್ನು ಸಹ ಸ್ಥಾಪಿಸತಕ್ಕದ್ದು. ಇದರಲ್ಲಿ ಈ ಮುಂದಿನ ಮೊಬಲಗುಗಳನ್ನು ಜಮಾ ಮಾಡತಕ್ಕದ್ದು, ಎಂದರೆ:-

- (i) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೇ ಇರುವ ವಿದ್ಯಾರ್ಥಿಗಳಿಂದ ವಿಧಿಸಬಹುದಾದ ಅಭಿವೃದ್ಧಿ ಶುಲ್ಕಗಳು;
- (ii) ವಿಶ್ವವಿದ್ಯಾಲಯದ ಅಭಿವೃದ್ಧಿಯ ಉದ್ದೇಶಗಳಿಗಾಗಿ ಯಾವುದೇ ಇತರ ಮೂಲಗಳಿಂದ ಸ್ವೀಕರಿಸಿದ ಎಲ್ಲಾ ಮೊತ್ತ;
- (iii) ವಿಶ್ವವಿದ್ಯಾಲಯಕ್ಕೆ ಮಾಡಿದ ಎಲ್ಲಾ ವಂತಿಗೆಗಳು;
- (iv) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೇ ಇರುವ ಯಾವುದೇ ಇತರ ವ್ಯಕ್ತಿ ಅಥವಾ ಸಂಸ್ಥೆಯು ಈ ಸಂಬಂಧದಲ್ಲಿ ಕೊಟ್ಟ ಎಲ್ಲಾ ದೇಣಿಗೆಗಳು/ವಂತಿಗೆಗಳು; ಮತ್ತು
- (v) ಶಾಶ್ವತ ಶಾಸನಬದ್ಧ ದತ್ತಿ ನಿಧಿಯಿಂದ ಸ್ವೀಕರಿಸಲಾದ ಎಲ್ಲಾ ವರಮಾನಗಳು.

(2) ಅಭಿವೃದ್ಧಿ ನಿಧಿಗೆ ಕಾಲಕಾಲಕ್ಕೆ ಜಮಾ ಮಾಡಿದ ನಿಧಿಯನ್ನು ವಿಶ್ವವಿದ್ಯಾಲಯದ ಅಭಿವೃದ್ಧಿಗಾಗಿ ಉಪಯೋಗಿಸಿಕೊಳ್ಳತಕ್ಕದ್ದು.

**52. ನಿಧಿಗಳ ನಿರ್ವಹಣೆ.-** 48, 49, 50 ಮತ್ತು 51ನೇ ಪ್ರಕರಣಗಳಡಿಯಲ್ಲಿ ಸ್ಥಾಪಿಸಲಾದ ನಿಧಿಗಳನ್ನು ಪ್ರಬಂಧಕ ಮಂಡಳಿಯ ಸಾಮಾನ್ಯ ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಒಳಪಟ್ಟು ನಿಯಮಿಸಬಹುದಾದ ಅಂಥ ವಿಧಾನದಲ್ಲಿ ನಿಯಂತ್ರಿಸತಕ್ಕದ್ದು ಹಾಗೂ ನಿರ್ವಹಿಸತಕ್ಕದ್ದು.

**53. ವಾರ್ಷಿಕ ವರದಿ.-** (1) ವಿಶ್ವವಿದ್ಯಾಲಯದ ವಾರ್ಷಿಕ ವರದಿಯನ್ನು ವ್ಯವಸ್ಥಾಪನಾ ಮಂಡಳಿಯ ನಿರ್ದೇಶನದಲ್ಲಿ ತಯಾರಿಸತಕ್ಕದ್ದು ಮತ್ತು ಅದರ ಅನುಮೋದನೆಗಾಗಿ ಪ್ರಬಂಧಕ ಮಂಡಳಿಗೆ ಸಲ್ಲಿಸತಕ್ಕದ್ದು.

(2) ಪ್ರಬಂಧಕ ಮಂಡಳಿಯು ವಾರ್ಷಿಕ ವರದಿಯನ್ನು ತನ್ನ ಸಭೆಯಲ್ಲಿ ಪರಿಗಣಿಸತಕ್ಕದ್ದು ಹಾಗೂ ಅದನ್ನು ಮಾರ್ಪಾಡುಗಳೊಡನೆ ಅಥವಾ ಮಾರ್ಪಾಡುಗಳಿಲ್ಲದೆ ಅನುಮೋದಿಸಬಹುದು.

(3) ಪ್ರಬಂಧಕ ಮಂಡಳಿಯು ಸೂಕ್ತವಾಗಿ ಅನುಮೋದಿಸಿದ ವಾರ್ಷಿಕ ವರದಿಯ ಒಂದು ಪ್ರತಿಯನ್ನು ಪ್ರತಿವರ್ಷದ ಮಾರ್ಚ್ 31ಕ್ಕೆ ಕೊನೆಗೊಳ್ಳುವ ಆರ್ಥಿಕ ವರ್ಷದ ತರುವಾಯ ಬರುವ ಡಿಸೆಂಬರ್ 31ಕ್ಕೆ ಮೊದಲು ರಾಜ್ಯ ಸರ್ಕಾರಕ್ಕೆ ಸಲ್ಲಿಸತಕ್ಕದ್ದು.

**54. ಲೆಕ್ಕಪತ್ರಗಳು ಮತ್ತು ಲೆಕ್ಕಪರಿಶೋಧನೆ.-** (1) ವಿಶ್ವವಿದ್ಯಾಲಯದ ವಾರ್ಷಿಕ ಲೆಕ್ಕ ಪತ್ರ ಮತ್ತು ಜಮಾ ಖರ್ಚು ಪಟ್ಟಿಯನ್ನು ವ್ಯವಸ್ಥಾಪನಾ ಮಂಡಳಿಯ ನಿರ್ದೇಶನದಲ್ಲಿ ತಯಾರಿಸತಕ್ಕದ್ದು ಮತ್ತು ವಿಶ್ವವಿದ್ಯಾಲಯಕ್ಕೆ ಎಲ್ಲಾ ಮೂಲಗಳಿಂದ ಪ್ರಾಪ್ತವಾಗುವ ಅಥವಾ ಸ್ವೀಕರಿಸಲಾಗುವ ಎಲ್ಲಾ ನಿಧಿಗಳು ಹಾಗೂ ವಿತರಿಸಿದ ಅಥವಾ ಸಂದಾಯ ಮಾಡಿದ ಎಲ್ಲಾ ಮೊಬಲಗುಗಳನ್ನು ವಿಶ್ವವಿದ್ಯಾಲಯವು ನಿರ್ವಹಿಸುವ ಲೆಕ್ಕಪತ್ರದಲ್ಲಿ ನಮೂದಿಸತಕ್ಕದ್ದು.

(2) ವಿಶ್ವವಿದ್ಯಾಲಯದ ವಾರ್ಷಿಕ ಲೆಕ್ಕಪತ್ರಗಳನ್ನು ಪ್ರತಿ ವರ್ಷವೂ ಭಾರತದ ಚಾರ್ಟೆಡ್ ಅಕೌಂಟೆಂಟ್‌ಗಳ ಸಂಸ್ಥೆಯ ಸದಸ್ಯರಾಗಿರುವ ಒಬ್ಬ ಲೆಕ್ಕಪರಿಶೋಧಕರಿಂದ ಲೆಕ್ಕಪರಿಶೋಧನೆ ಮಾಡಿಸತಕ್ಕದ್ದು.

(3) ವಾರ್ಷಿಕ ಲೆಕ್ಕಪತ್ರಗಳು ಮತ್ತು ಜಮಾ ಖರ್ಚು ಪಟ್ಟಿಯನ್ನು ಲೆಕ್ಕಪರಿಶೋಧನಾ ವರದಿಯೊಡನೆ, ಪ್ರತಿ ವರ್ಷದ ಮಾರ್ಚ್ 31ಕ್ಕೆ ಕೊನೆಗೊಳ್ಳುವ ಆರ್ಥಿಕ ವರ್ಷದ ತರುವಾಯ ಬರುವ ನವೆಂಬರ್ 30ಕ್ಕೆ ಮೊದಲು ಪ್ರಬಂಧಕ ಮಂಡಳಿಗೆ ಸಲ್ಲಿಸತಕ್ಕದ್ದು.

(4) ವಾರ್ಷಿಕ ಲೆಕ್ಕಪತ್ರಗಳು, ಜಮಾ ಖರ್ಚು ಪಟ್ಟಿ ಮತ್ತು ಲೆಕ್ಕಪರಿಶೋಧನಾ ವರದಿಯನ್ನು ಪ್ರಬಂಧಕ ಮಂಡಳಿಯು ತನ್ನ ಸಭೆಯಲ್ಲಿ ಪರ್ಯಾಲೋಚಿಸತಕ್ಕದ್ದು ಮತ್ತು ಪ್ರಬಂಧಕ ಮಂಡಳಿಯು ಅದನ್ನು ತನ್ನ ಅಭಿಪ್ರಾಯಗಳೊಡನೆ ಸಂದರ್ಶಕರಿಗೆ ಹಾಗೂ ಸರ್ಕಾರಕ್ಕೆ ಪ್ರತಿ ವರ್ಷದ ಡಿಸೆಂಬರ್ 31ಕ್ಕೆ ಮೊದಲು ಕಳುಹಿಸತಕ್ಕದ್ದು.

**55. ವಿಶ್ವವಿದ್ಯಾಲಯ ದಾಖಲೆಗಳ ರುಜುವಾತಿನ ಮಾದರಿ.-** ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ಸಮಿತಿಯ ಯಾವುದೇ ರಶೀದಿ, ಅರ್ಜಿ, ಸೂಚನೆ, ಆದೇಶ, ವ್ಯವಹರಣೆ ಅಥವಾ ಗೊತ್ತುವಳಿಯು ಅಥವಾ ವಿಶ್ವವಿದ್ಯಾಲಯದ ಸ್ವಾಧೀನದಲ್ಲಿರುವ ಇತರ ದಾಖಲೆಗಳು ಅಥವಾ ವಿಶ್ವವಿದ್ಯಾಲಯವು ಯುಕ್ತವಾಗಿ ನಿರ್ವಹಿಸುವ ಯಾವುದೇ ರಿಜಿಸ್ಟ್ರಾರ್‌ನಲ್ಲಿಯ ಯಾವುದೇ ನಮೂದುಗಳ ಪ್ರತಿಯನ್ನು, ಅದರ ಮೇಲೆ ಕುಲಸಚಿವರು ಪ್ರಮಾಣೀಕರಿಸಿದ್ದರೆ, ಅದನ್ನು ಅಂಥ ರಶೀದಿ, ಅರ್ಜಿ, ಸೂಚನೆ, ಆದೇಶ, ವ್ಯವಹರಣೆ, ಗೊತ್ತುವಳಿ ಅಥವಾ ದಾಖಲೆ ಅಥವಾ ರಿಜಿಸ್ಟ್ರಾರ್‌ನಲ್ಲಿ ಇರುವ ನಮೂದನ್ನು ಮೇಲ್ನೋಟದ ಸಾಕ್ಷ್ಯವೆಂಬುದಾಗಿ ಸ್ವೀಕರಿಸತಕ್ಕದ್ದು ಮತ್ತು ವಿಷಯಗಳ ಸಾಕ್ಷಿಯಾಗಿ ಅಂಗೀಕರಿಸತಕ್ಕದ್ದು ಹಾಗೂ ಮೂಲ ದಾಖಲೆಗಳನ್ನೇ ಸಲ್ಲಿಸಿದ್ದರೆ ಅದನ್ನು, ದಾಖಲಿಸಿರುವ ವಿಷಯಗಳು ಮತ್ತು ಪರಿವಾಟುಗಳ ಸಾಕ್ಷ್ಯವಾಗಿ ಅಂಗೀಕರಿಸಲಾಗುತ್ತಿತ್ತೋ, ಅದೇ ರೀತಿಯಲ್ಲಿ ಇವನ್ನೂ ಸಾಕ್ಷ್ಯವಾಗಿ ಅಂಗೀಕರಿಸತಕ್ಕದ್ದು.

**56. ನಿರ್ದೇಶನಗಳನ್ನು ನೀಡಲು ರಾಜ್ಯ ಸರ್ಕಾರದ ಅಧಿಕಾರ.-** ರಾಜ್ಯಸರ್ಕಾರವು, ಈ ಅಧಿನಿಯಮದ ಉದ್ದೇಶಗಳನ್ನು ಈಡೇರಿಸುವುದಕ್ಕಾಗಿ ಅಥವಾ ಅದರಲ್ಲಿ ಇರುವ ಯಾವುದೇ ಉಪಬಂಧಗಳನ್ನು ಅಥವಾ ಅದರಡಿಯಲ್ಲಿ ರಚಿಸಿದ ಯಾವುದೇ ನಿಯಮಗಳು ಅಥವಾ ಆದೇಶಗಳನ್ನು ಕಾರ್ಯಗತಗೊಳಿಸುವುದಕ್ಕಾಗಿ ನಿರ್ದೇಶನ ನೀಡುವುದು ಅವಶ್ಯವೆಂದು ಅಥವಾ ಉಚಿತವೆಂದು ಅಭಿಪ್ರಾಯಪಟ್ಟಲ್ಲಿ ಅದು ಅಂಥ ನಿರ್ದೇಶನಗಳನ್ನು

ನೀಡಬಹುದು ಮತ್ತು ವಿಶ್ವವಿದ್ಯಾಲಯದ ಪ್ರಬಂಧಕ ಮಂಡಳಿ ಅಥವಾ ಸಂದರ್ಭಾನುಸಾರವಾಗಿ ವ್ಯವಸ್ಥಾಪನಾ ಮಂಡಳಿಯು ಅಂಥ ಪ್ರತಿಯೊಂದು ನಿರ್ದೇಶನವನ್ನು ಪಾಲಿಸತಕ್ಕದ್ದು.

**57. ದಂಡಗಳು.-** (1) ಈ ಅಧಿನಿಯಮದ ಅಥವಾ ಅದರ ಅಡಿಯಲ್ಲಿ ರಚಿತವಾದ ನಿಯಮಗಳು ಉಪಬಂಧಗಳನ್ನು ಅಥವಾ ಯಾವುದೇ ಪರೀಕ್ಷಾ ವಿಷಯಗಳನ್ನು ಅಥವಾ ಪದವಿಗಳನ್ನು ನೀಡುವುದಕ್ಕೆ ಅಥವಾ ಅಂಕಪಟ್ಟಿಗಳನ್ನು ನೀಡುವುದಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಉಲ್ಲಂಘನೆಗಳನ್ನು ಮಾಡುವ ಯಾವೊಬ್ಬ ವ್ಯಕ್ತಿಯು, ಅಪರಾಧ ನಿರ್ಣಯವಾದ ಮೇಲೆ, ಐವತ್ತು ಸಾವಿರ ರೂಪಾಯಿಗಳಿಗೆ ಕಡಿಮೆಯಲ್ಲದ ಆದರೆ ಹತ್ತು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯಿಂದ ಅಥವಾ ಆರು ತಿಂಗಳ ಅವಧಿಗಿಂತ ಕಡಿಮೆಯಲ್ಲದ ಆದರೆ ಎರಡು ವರ್ಷಗಳ ಅವಧಿಯವರೆಗೆ ವಿಸ್ತರಿಸಬಹುದಾದ ಕಾರಾವಾಸದಿಂದ ಅಥವಾ ಅವೆರಡರಿಂದಲೂ ದಂಡಿತನಾಗತಕ್ಕದ್ದು:

ಪರಂತು, ವಿಶ್ವವಿದ್ಯಾಲಯವೂ ಸಹ ಒಳಗೊಂಡಿರುವಲ್ಲಿ, ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು ಈ ಅಧಿನಿಯಮದ ಅಡಿಯಲ್ಲಿ ನೀಡಲಾದ ಅನುಮತಿ ಪತ್ರವನ್ನು ಹಿಂತೆಗೆದುಕೊಳ್ಳತಕ್ಕದ್ದು.

(2) ಈ ಪ್ರಕರಣದ ಅಡಿಯಲ್ಲಿನ ದಂಡನೆಯನ್ನು ಇತರ ಯಾವುದೇ ಅಧಿನಿಯಮದಲ್ಲಿ ನಿರ್ದಿಷ್ಟಪಡಿಸಲಾದ ದಂಡನೆಗೆ ಬಾಧಕವಾಗದಂತೆ ವಿಧಿಸಬಹುದು.

**58. ಪ್ರವೇಶಿಸುವ ಮತ್ತು ಪರಿಶೋಧಿಸುವ ಅಧಿಕಾರ.-** ಈ ಉದ್ದೇಶಕ್ಕಾಗಿ, ರಾಜ್ಯಸರ್ಕಾರದಿಂದ ಪ್ರಾಧಿಕೃತಗೊಂಡ 'ಎ' ಸಮೂಹದ ಅಧಿಕಾರಿ ದರ್ಜೆಗಿಂತ ಕಡಿಮೆಯಲ್ಲದ ದರ್ಜೆಯ ಯಾವೊಬ್ಬ ಅಧಿಕಾರಿಯು, ಕರ್ನಾಟಕ ಶೈಕ್ಷಣಿಕ ಸಂಸ್ಥೆಗಳ (ಕ್ಯಾಪಿಟೇಶನ್ ಶುಲ್ಕ ನಿಷೇಧ) ಅಧಿನಿಯಮ, 1984ರ (1984ರ ಕರ್ನಾಟಕ ಅಧಿನಿಯಮ 37) ಅಡಿಯಲ್ಲಿ ನಿರ್ದಿಷ್ಟಪಡಿಸಿರಬಹುದಾದ ಅಂಥ ಷರತ್ತುಗಳಿಗೆ ಒಳಪಟ್ಟು, ಈ ಅಧಿನಿಯಮದ ಉದ್ದೇಶಗಳಿಗಾಗಿ, ಆ ಅಧಿನಿಯಮದ 9ನೇ ಪ್ರಕರಣದ ಅಡಿಯಲ್ಲಿ ಉಪಬಂಧಿಸಲಾದಂತಹವೇ ಅಧಿಕಾರಗಳನ್ನು ಚಲಾಯಿಸಲು ಮತ್ತು ಪ್ರಕಾರ್ಯಗಳನ್ನು ನೆರವೇರಿಸಲು ಅಧಿಕೃತನಾದ ಅಧಿಕಾರಿ ಎಂಬುದಾಗಿ ಭಾವಿಸತಕ್ಕದ್ದು.

**59. ವಿಶ್ವವಿದ್ಯಾಲಯವನ್ನು ಸಮಾಪನಗೊಳಿಸಲು ನಿರ್ದೇಶನವನ್ನು ನೀಡುವ ಅಧಿಕಾರ.-** (1) ವಿಶ್ವವಿದ್ಯಾಲಯವು ತನ್ನ ರಚನೆ ಅಥವಾ ನಿಗಮನವನ್ನು ನಿಯಂತ್ರಿಸುವ ಕಾನೂನಿಗೆ ಅನುಸಾರವಾಗಿ ತನ್ನ ಸಮಾಪನವನ್ನು ಉದ್ದೇಶಿಸಿದ್ದಲ್ಲಿ, ಅದು ಕನಿಷ್ಠ ಆರು ತಿಂಗಳ ಲಿಖಿತ ಪೂರ್ವ ಸೂಚನೆಯನ್ನು (ನೋಟಿಸು) ಸರ್ಕಾರಕ್ಕೆ ನೀಡತಕ್ಕದ್ದು.

(2) ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು, ಈ ಕೆಳಗಿನವುಗಳ ಬಗ್ಗೆ, ಎಂದರೆ:-

(i) ಪದವಿಯನ್ನು ನೀಡುವುದಕ್ಕಾಗಿ ಬೋಧನೆಯ ಗುಣಮಟ್ಟ;

(ii) ಶಿಕ್ಷಣದ ಗುಣಮಟ್ಟ;

(iii) ಉನ್ನತ ಶಿಕ್ಷಣದ ವ್ಯಾಪಾರೀಕರಣವನ್ನು ತಡೆಗಟ್ಟುವುದು;

(iv) ಅಧಿನಿಯಮದ ಉಪಬಂಧಗಳ ಉಲ್ಲಂಘನೆಯ ಬಗ್ಗೆ, ಯಾವುದಾದರೂ ಇದ್ದಲ್ಲಿ,

- ಇವುಗಳ ಬಗ್ಗೆ ನಿಯತಕಾಲಿಕ ಪರಿವೀಕ್ಷಣೆಯನ್ನು ನಡೆಸತಕ್ಕದ್ದು ಮತ್ತು ಸರ್ಕಾರಕ್ಕೆ ವರದಿಯನ್ನು ಕಳುಹಿಸತಕ್ಕದ್ದು.

(3) ದುರ್ವ್ಯವಹರಣೆ, ದುರಾಡಳಿತ ಮತ್ತು ಅಶಿಸ್ತು ಆಗಿದೆ ಎಂಬುದನ್ನು ಗುರುತಿಸಿದರೆ, ಸರ್ಕಾರವು, ವಿಶ್ವವಿದ್ಯಾಲಯದ ಆಡಳಿತವರ್ಗದವರಿಗೆ ಆಡಳಿತವನ್ನು ಸರಿಪಡಿಸಬೇಕೆಂದು ನಿರ್ದೇಶನಗಳನ್ನು ನೀಡತಕ್ಕದ್ದು. ನಿಯಮಿಸಬಹುದಾದ ಅಂಥ ಅವಧಿಯೊಳಗೆ ಆ ನಿರ್ದೇಶನಗಳನ್ನು ಪಾಲಿಸದಿದ್ದಲ್ಲಿ ವಿಶ್ವವಿದ್ಯಾಲಯವನ್ನು ಅಥವಾ ಅದರ ಯಾವುದೇ ವ್ಯಾಸಂಗ ಕ್ರಮವನ್ನು (ಕೋರ್ಸ್) ಸಮಾಪನಗೊಳಿಸುವ ಬಗ್ಗೆ ತೀರ್ಮಾನವನ್ನು ಕೈಗೊಳ್ಳುವ ಹಕ್ಕು ಸರ್ಕಾರದಲ್ಲಿ ನಿಹಿತವಾಗಿರತಕ್ಕದ್ದು.

(4) ವಿಶ್ವವಿದ್ಯಾಲಯವನ್ನು ಅಥವಾ ಅದರ ಯಾವುದೇ ವ್ಯಾಸಂಗ ಕ್ರಮವನ್ನು (ಕೋರ್ಸ್) ಸಮಾಪನಗೊಳಿಸುವ ವಿಧಾನವು, ಸರ್ಕಾರವು ಈ ಸಂಬಂಧದಲ್ಲಿ ನಿಯಮಿಸಬಹುದಾದಂತೆ ಇರತಕ್ಕದ್ದು:

ಪರಂತು, ವಿಶ್ವವಿದ್ಯಾಲಯವು ತನ್ನ ಕಾರಣಗಳನ್ನು ಹೇಳಿಕೊಳ್ಳಲು ಸಮಂಜಸ ಅವಕಾಶಗಳನ್ನು ನೀಡಿದ ಹೊರತು ಅಂಥ ಯಾವುದೇ ಕ್ರಮವನ್ನು ಕೈಗೊಳ್ಳತಕ್ಕದ್ದಲ್ಲ.

(5) (1)ನೇ ಉಪಪ್ರಕರಣದಲ್ಲಿ ಉಲ್ಲೇಖಿಸಲಾದ ನೋಟಿಸನ್ನು ಸ್ವೀಕರಿಸಿದ ಮೇಲೆ, ಸರ್ಕಾರವು ಸಂಬಂಧಿಸಿದ ನಿಯಂತ್ರಣಾ ಪ್ರಾಧಿಕಾರದೊಡನೆ ಸಮಾಲೋಚಿಸಿ, ವಿಶ್ವವಿದ್ಯಾಲಯವನ್ನು ಸಮಾಪನಗೊಳಿಸಲು ಅಥವಾ ವ್ಯಾಸಂಗ ಕ್ರಮವನ್ನು ಪರಿಸಮಾಪನಗೊಳಿಸಲು ಉದ್ದೇಶಿಸಿದ ದಿನಾಂಕದಿಂದ, ವಿಶ್ವವಿದ್ಯಾಲಯದಲ್ಲಿ ನಿಯತ ವ್ಯಾಸಂಗ ಕ್ರಮಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಕೊನೆಯ ತಂಡ (ಬ್ಯಾಚ್) ತನ್ನ ವ್ಯಾಸಂಗ ಕ್ರಮವನ್ನು ಮುಗಿಸುವವರೆಗೆ ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ವಿಧಾನದಲ್ಲಿ ವಿಶ್ವವಿದ್ಯಾಲಯದ ಆಡಳಿತಕ್ಕೆ ಸೂಕ್ತ ವ್ಯವಸ್ಥೆಯನ್ನು ಮಾಡತಕ್ಕದ್ದು.

**60. ಸಮಾಪನೆಯ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ವೆಚ್ಚಗಳು.-** (1) 59ನೇ ಪ್ರಕರಣದ (5)ನೇ ಉಪಪ್ರಕರಣದ ಅಡಿಯಲ್ಲಿ ವಿಶ್ವವಿದ್ಯಾಲಯದ ಆಡಳಿತವನ್ನು ಹಸ್ತಾಂತರಗೊಳಿಸುವ ಅವಧಿಯಲ್ಲಿ ಅದರ ಆಡಳಿತಾತ್ಮಕ ವೆಚ್ಚಗಳನ್ನು ಶಾಶ್ವತ ಶಾಸನಬದ್ಧ ದತ್ತಿ ನಿಧಿ, ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ನೇಮಿಸಬಹುದಾದ ಅಂಥ ವಿಧಾನದಲ್ಲಿ ಭರಿಸತಕ್ಕದ್ದು.

(2) ವಿಶ್ವವಿದ್ಯಾಲಯದ ಆಡಳಿತವನ್ನು ಹಸ್ತಾಂತರಗೊಳಿಸುವ ಅವಧಿಯಲ್ಲಿ ವಿಶ್ವವಿದ್ಯಾಲಯದ ವೆಚ್ಚವನ್ನು ಭರಿಸಲು 48, 49, 50 ಮತ್ತು 51ನೇ ಪ್ರಕರಣಗಳ ಅಡಿಯಲ್ಲಿ ಉಲ್ಲೇಖಿಸಲಾದ ನಿಧಿಯು ಸಾಕಷ್ಟು ಇಲ್ಲದಿದ್ದಲ್ಲಿ, ಅಂಥ ವೆಚ್ಚವನ್ನು ಸರ್ಕಾರವು, ವಿಶ್ವವಿದ್ಯಾಲಯದ ಸ್ವತ್ತುಗಳು ಮತ್ತು ಆಸ್ತಿಗಳನ್ನು ಮೀಲೇ ಮಾಡುವ ಮೂಲಕ ಭರಿಸತಕ್ಕದ್ದು.

(3) ವಿಶ್ವವಿದ್ಯಾಲಯದ ಸಮಾಪನೆಯು ದುರ್ವ್ಯವಹರಣೆ ಅಥವಾ ದುರಾಡಳಿತದ ಕಾರಣಗಳಿಗಾಗಿ ಆಗಿದ್ದರೆ, ಸರ್ಕಾರವು ಅಂಥ ದುರ್ವ್ಯವಹಾರಕ್ಕೆ ಅಥವಾ ದುರಾಡಳಿತಕ್ಕೆ ಹೊಣೆಯಾಗಿರುವ ವ್ಯಕ್ತಿಗಳನ್ನು ಗುರುತಿಸುವ ಮತ್ತು ಅವರ ಮೇಲೆ ತಾನು ಸೂಕ್ತವೆಂದು ಭಾವಿಸಬಹುದಾದ ಅಂಥ ದಂಡನೆಯನ್ನು ವಿಧಿಸಲು ಸ್ವತಂತ್ರವಾಗಿರತಕ್ಕದ್ದು.

**61. ತೊಂದರೆಗಳ ನಿವಾರಣೆಗೆ ಅಧಿಕಾರ.-** (1) ಈ ಅಧಿನಿಯಮದ ಉಪಬಂಧಗಳನ್ನು ಜಾರಿಗೊಳಿಸುವ ಸಂಬಂಧದಲ್ಲಿ ಯಾವುದೇ ತೊಂದರೆ ಉದ್ಭವಿಸಿದರೆ, ರಾಜ್ಯ ಸರ್ಕಾರವು, ಅಧಿಸೂಚನೆಯ ಅಥವಾ ಆದೇಶದ ಮೂಲಕ ತೊಂದರೆಯ ನಿವಾರಣೆಗಾಗಿ ಅವಶ್ಯಕ ಹಾಗೂ ಸಮಂಜಸವೆಂದು ತನಗೆ ಕಂಡುಬರುವಂಥ ಮತ್ತು ಈ ಅಧಿನಿಯಮದ ಉಪಬಂಧಗಳಿಗೆ ಅಸಂಗತವಲ್ಲದ ಉಪಬಂಧಗಳನ್ನು ರಚಿಸಬಹುದು:

ಪರಂತು, ಈ ಅಧಿನಿಯಮವು ಪ್ರಾರಂಭವಾದ ದಿನಾಂಕದಿಂದ ಐದು ವರ್ಷಗಳು ಮುಕ್ತಾಯವಾದ ತರುವಾಯ ಈ ಪ್ರಕರಣದ ಅಡಿಯಲ್ಲಿ ಅಂಥ ಯಾವುದೇ ಅಧಿಸೂಚನೆ ಅಥವಾ ಆದೇಶವನ್ನು ಹೊರಡಿಸತಕ್ಕದ್ದಲ್ಲ.

(2) (1)ನೇ ಉಪಪ್ರಕರಣದ ಅಡಿಯಲ್ಲಿ ಮಾಡಿದ ಪ್ರತಿಯೊಂದು ಆದೇಶವನ್ನು ಅದನ್ನು ರಚಿಸಿದ ತರುವಾಯ, ಆದಷ್ಟು ಬೇಗನೆ ರಾಜ್ಯ ವಿಧಾನ ಮಂಡಲದ ಮುಂದೆ ಮಂಡಿಸತಕ್ಕದ್ದು.

**62. ರಾಜ್ಯ ಸರ್ಕಾರದ ನಿಯಮಗಳ ರಚನಾಧಿಕಾರ.-** (1) ರಾಜ್ಯ ಸರ್ಕಾರವು, ಈ ಅಧಿನಿಯಮದ ಉದ್ದೇಶಗಳನ್ನು ಈಡೇರಿಸುವುದಕ್ಕಾಗಿ ಅಧಿಸೂಚನೆಯ ಮೂಲಕ ನಿಯಮಗಳನ್ನು ರಚಿಸಬಹುದು.

(2) ಈ ಅಧಿನಿಯಮದ ಅಡಿಯಲ್ಲಿ ಹೊರಡಿಸಲಾದ ಪ್ರತಿಯೊಂದು ನಿಯಮವನ್ನು, ಅದನ್ನು ರಚಿಸಿದ ತರುವಾಯ, ಆದಷ್ಟು ಬೇಗನೆ, ರಾಜ್ಯ ವಿಧಾನಮಂಡಲದ ಪ್ರತಿಯೊಂದು ಸದನದ ಮುಂದೆ, ಒಂದು ಅಧಿವೇಶನದಲ್ಲಿ ಅಥವಾ ಎರಡು ಅಥವಾ ಹೆಚ್ಚು ನಿರಂತರ ಅಧಿವೇಶನಗಳಲ್ಲಿ ಅಡಕವಾಗಿರಬಹುದಾದ ಒಟ್ಟು ಮೂವತ್ತು ದಿನಗಳ ಅವಧಿಯವರೆಗೆ ಅದು ಅಧಿವೇಶನದಲ್ಲಿರುವಾಗ ಮಂಡಿಸತಕ್ಕದ್ದು ಮತ್ತು ಮೇಲೆ ಹೇಳಿದ ಅಧಿವೇಶನ ಅಥವಾ ನಿರಂತರ ಅಧಿವೇಶನಗಳ ನಿಕಟ ತರುವಾಯದ ಅಧಿವೇಶನವು ಮುಕ್ತಾಯವಾಗುವುದಕ್ಕೆ ಮೊದಲು ಉಭಯ ಸದನಗಳು ನಿಯಮದಲ್ಲಿ ಯಾವುದೇ ಮಾರ್ಪಾಡು ಮಾಡಲು ಒಪ್ಪಿದರೆ ಅಥವಾ ಆ ನಿಯಮವನ್ನು ರಚಿಸತಕ್ಕದ್ದಲ್ಲವೆಂದು ಉಭಯ ಸದನಗಳು ಒಪ್ಪಿದರೆ ತದನಂತರ ಅಂಥ ನಿಯಮವು ಹಾಗೆ ಮಾರ್ಪಾಟಾದ ರೀತಿಯಲ್ಲಿ ಪರಿಣಾಮಕಾರಿಯಾಗತಕ್ಕದ್ದು ಅಥವಾ ಸಂದರ್ಭಾನುಸಾರವಾಗಿ ಪರಿಣಾಮಕಾರಿಯಾಗತಕ್ಕದ್ದಲ್ಲ. ಆದಾಗ್ಯೂ, ಯಾವುದೇ ಅಂಥ ಮಾರ್ಪಾಡು ಅಥವಾ ರದ್ದತಿಯು ಆ ನಿಯಮದ ಅಡಿಯಲ್ಲಿ ಈ ಮೊದಲು ಮಾಡಲಾದ ಯಾವುದೇ ಕಾರ್ಯದ ಮಾನ್ಯತೆಗೆ ಬಾಧಕವನ್ನು ಉಂಟುಮಾಡತಕ್ಕದ್ದಲ್ಲ.

### ಉದ್ದೇಶಗಳು ಮತ್ತು ಕಾರಣಗಳ ಹೇಳಿಕೆ

ಕರ್ನಾಟಕ ಲಿಂಗಾಯಿತ ಎಜುಕೇಷನ್ ಸೊಸೈಟಿಯು ರಾಜ್ಯದಲ್ಲಿ ಏಕಾತ್ಮಕ ಸ್ವರೂಪದ ಒಂದು ಖಾಸಗಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಮುಂದೆ ಬಂದಿದೆ. ಪ್ರಖ್ಯಾತ ಸಂಸ್ಥೆಯೊಂದರಿಂದ ಸ್ಥಾಪಿತವಾಗುವ ಖಾಸಗಿ ವಿಶ್ವವಿದ್ಯಾಲಯವು ಶಿಕ್ಷಣ ಆಕಾಂಕ್ಷಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ವಿಸ್ತರಿಸುವುದಕ್ಕೆ ಖಚಿತವಾಗಿ ನೆರವಾಗುತ್ತದೆ. ಇದು ಕರ್ನಾಟಕದಲ್ಲಿ ಉನ್ನತ ಶಿಕ್ಷಣ ವಲಯದಲ್ಲಿ ಪ್ರಸ್ತುತ ಶೇಕಡಾ 11.5 ಕ್ಕೆ ನಿಂತಿರುವ ಒಟ್ಟು ದಾಖಲಾತಿ ಪ್ರಮಾಣದ ಏರಿಕೆಯನ್ನೂ ಸಹ ತ್ವರಿತಗೊಳಿಸುತ್ತದೆ.

ಮೇಲ್ಕಂಡ ಅಂಶಗಳ ದೃಷ್ಟಿಯಿಂದ, ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯ ಇದರ ಸ್ಥಾಪನೆಗೆ ಉಪಬಂಧ ಕಲ್ಪಿಸುವುದು ಅವಶ್ಯವೆಂದು ಪರಿಗಣಿಸಲಾಗಿದೆ.

ಈ ಖಾಸಗಿ ವಿಶ್ವವಿದ್ಯಾಲಯವು ತಾಂತ್ರಿಕ, ಆರೋಗ್ಯ, ವ್ಯವಸ್ಥಾಪನೆ, ನೈಸರ್ಗಿಕ ಮತ್ತು ತತ್ಸಂಬಂಧಿ ವಲಯಗಳಲ್ಲಿ ಹಾಗೂ ಅವುಗಳಿಗೆ ಸಂಬಂಧಿಸಿದ ಅಥವಾ ಅವುಗಳಿಗೆ ಅನುಷಂಗಿಕವಾದ ವಿಷಯಗಳಲ್ಲಿ ಬೋಧನೆ, ತರಬೇತಿ, ಸಂಶೋಧನೆ ಮತ್ತು ಅಭಿವೃದ್ಧಿಯ ಮೇಲೆ ಬೆಳಕನ್ನು ಚೆಲ್ಲುತ್ತದೆ.

ಅದಕ್ಕಾಗಿ ಈ ವಿಧೇಯಕ.

### ಆರ್ಥಿಕ ಜ್ಞಾಪನಾ ಪತ್ರ

ಪ್ರಸ್ತಾವಿತ ಕ್ರಮವು ಯಾವುದೇ ಹೆಚ್ಚಿನ ವೆಚ್ಚವನ್ನು ಒಳಗೊಂಡಿರುವುದಿಲ್ಲ.

### ಪ್ರತ್ಯಾಯೋಜಿತ ಶಾಸನ ರಚನಾಧಿಕಾರ ಕುರಿತು ಜ್ಞಾಪನ ಪತ್ರ

ಖಂಡ 40 :	ವಿಶ್ವವಿದ್ಯಾಲಯದ ನೌಕರರ ನೇಮಕಾತಿಯ, ನಿಬಂಧನೆಗಳು ಮತ್ತು ಷರತ್ತುಗಳನ್ನು ನಿಯಮಗಳ ಮೂಲಕ ನಿಯಮಿಸಲು ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 48 :	ಶಾಶ್ವತ ಶಾಸನಬದ್ಧ ದತ್ತಿ ನಿಧಿ ಹೂಡಿಕೆಯ ವಿಧಾನವನ್ನು ನಿಯಮಗಳ ಮೂಲಕ ನಿಯಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 59 :	(3)ನೇ ಉಪಖಂಡವು, ವಿಶ್ವವಿದ್ಯಾಲಯದ, ಸರ್ಕಾರವು ನೀಡುವ ನಿರ್ದೇಶನಗಳನ್ನು ಆಡಳಿತ ವರ್ಗವು ಪಾಲಿಸುವ ಕಾಲಮಿತಿಯನ್ನು ನಿಯಮಗಳ ಮೂಲಕ ನಿಯಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ. (4)ನೇ ಉಪಖಂಡವು, ವಿಶ್ವವಿದ್ಯಾಲಯದ ಸಮಾಪನಾ ರೀತಿಗೆ ಸಂಬಂಧಿಸಿದ ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.

ಖಂಡ 60 :	ವಿಶ್ವವಿದ್ಯಾಲಯದ ಆಡಳಿತವನ್ನು ಹಸ್ತಾಂತರಗೊಳಿಸುವಲ್ಲಿ ಶಾಶ್ವತ ಶಾಸನಬದ್ಧ ದತ್ತಿ ನಿಧಿ, ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ವೆಚ್ಚವನ್ನು ಭರಿಸುವ ರೀತಿಗೆ ಸಂಬಂಧಿಸಿದಂತೆ ನಿಯಮಗಳನ್ನು ರಚಿಸುವುದಕ್ಕೆ ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 62 :	ಈ ಅಧಿನಿಯಮಗಳ ಉದ್ದೇಶಗಳನ್ನು ನೆರವೇರಿಸುವುದಕ್ಕಾಗಿ ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.

ಪ್ರಸ್ತಾವಿತ ಶಾಸನ ರಚನಾಧಿಕಾರದ ಪ್ರತ್ಯಾಯೋಜನೆಯು ವಾಡಿಕೆಯ ಸ್ವರೂಪದ್ದಾಗಿದೆ.

ಸಿ.ಟಿ. ರವಿ  
ಉನ್ನತ ಶಿಕ್ಷಣ ಸಚಿವರು

ಪಿ. ಓಂಪ್ರಕಾಶ  
ಕಾರ್ಯದರ್ಶಿ  
ಕರ್ನಾಟಕ ವಿಧಾನ ಸಭೆ

**KARNATAKA LEGISLATIVE ASSEMBLY**  
**THIRTEENTH LEGISLATIVE ASSEMBLY**  
**FIFTEENTH SESSION**

**THE KLE TECHNOLOGICAL UNIVERSITY BILL, 2012**  
**(L.A. Bill No. 52 of 2012)**

A Bill to establish and incorporate in the State of Karnataka a University of unitary nature in Private Sector to promote and undertake the advancement of applied university Education in general, Technical, Health, Management, Natural and allied sectors and other disciplines for the matters connected there with or incidental thereto.

Whereas it is expedient to establish and incorporate in the State of Karnataka a University of unitary nature in private sector to promote and undertake the advancement of applied university Education in general, Technical, Health, Management, Natural and allied sectors and other disciplines for the matters connected there with or incidental thereto for the purposes hereinafter appearing;

Be it enacted by the Karnataka State Legislature in the sixty third year of the Republic of India as follows:-

**CHAPTER – I**

**PRELIMINARY**

**1. Short title, extent and commencement.**- (1) This Act may be called the KLE Technological University Act, 2012.

(2) It extends to the whole of the State of Karnataka

(3) It shall come into force on such date as the State Government may, by notification in the official Gazette, appoint.

**2. Definitions.**- In this Act, unless the context otherwise requires,-

- (a) "Academic Council" means the Academic Council of the University as specified in section 26;
- (b) "Agenda Matters" means all the matters and business to be designated in the Statutes each of which can be either included in the Agenda or be taken up for discussion and decision at a meeting of the Board of Governors or the Executive Council or any Committees, as the case may be, only subject to the prior written approval of the Chancellor, consenting to the passing of such matters and business at such a meeting;
- (c) "Board of Governors" means the Board of Governors of the University as constituted under section 24;

- (d) "Chancellor", "Pro Chancellor", "Vice-Chancellor", "Pro Vice-Chancellor" means respectively the Chancellor, Pro-Chancellor, Vice Chancellor and Pro Vice Chancellor of the University;
- (e) "Campus" means a campus established, maintained by the University;
- (f) "Committees" means the committees formed under this Act or by the various functionaries of the University, as the case may be, and includes the Search Committee, Nomination Committee, the Finance Committee, the Finance Council and such other committees;
- (g) "Constituent College" means a college or institution established and maintained by the University;
- (h) "Executive Council" means the Executive Council of the University as constituted under section 25;
- (i) "Finance Council" means the Finance Council of the University as constituted under section 28;
- (j) "Government" means the Government of Karnataka;
- (k) "National Accreditation Bodies" means a body established by the Central Government for laying down norms and conditions for ensuring academic standards of higher education, such as University Grants Commission, All India Council of Technical Education, Medical Council of India, Pharmaceutical Council of India, Indian Council of Agriculture Research, National Assessment and Accreditation Council, National Council of Teacher Education, Council of Scientific and Industrial Research, and includes the Government;
- (l) "Prescribed" means prescribed by rules made by the Government under this Act.
- (m) "Principal in relation to a Constituent College" means the head of the Constituent College and includes, where there is no Principal or in the absence of a Principal appointed, the Vice-Principal or any other person for the time being appointed to act as Principal;
- (n) "Registrar" means the Registrar of the University;
- (o) "Regional Centre" means a centre established or maintained by the University for the purpose of coordinating and supervising the work of Study Centers in any region and for performing such other functions as may be conferred on such centre by the Executive Council;
- (p) "Sponsoring Society" or "sponsoring body" in relation to this Act means the Society;
- (q) "State" means State of Karnataka;
- (r) "Statutes" and "Regulations" means respectively, the Statutes and Regulations of the university made under this Act;
- (s) "Study centre" means a centre established and maintained by the university for the purpose of advising, counseling or for rendering any other assistance required by the students.
- (t) "Teacher" means and includes a Professor, Associate Professor, Assistant Professor, Adjunct Professor or such other person as may be appointed for imparting instruction or conducting or to guide research in the University or in a Constituent College and includes the Principal of Constituent College in conformity with the norms specified by the 'University Grants Commissions;
- (u) "Trust" means Karnataka Lingayat Education Society, which is a registered Trust and is the sponsoring body.
- (v) "University Grants Commission" means the Commission established under section 4 of the University Grants Commission Act, 1956 (Central Act 3 of 1956);
- (w) "University" means the KLE Technological University, established and incorporated under this Act;
- (x) "Visitor" means the visitor of the University as specified in section 13.

**CHAPTER - II****THE UNIVERSITY AND SPONSORING BODY**

**3. Proposal for the establishment of the University.-** (1) The Society shall have the right to establish the University of unitary nature subject to and in accordance with the provisions of this Act.

(2) The proposal to establish a University shall be made to the State Government by the Society.

(3) The proposal shall consist of the following particulars, namely:-

- (i) the objects of the University along with the details of the Society;
- (ii) the extent and status of the University and the availability of land;
- (iii) the nature and type of programs of study and research to be undertaken by the University during a period of five academic years immediately following the commencement date;
- (iv) the nature of faculties, courses of study and research proposed to be started;
- (v) the campus development such as buildings, equipment and structural amenities;
- (vi) the phased outlays of capital expenditure for a period of five academic years immediately following the commencement date;
- (vii) the item-wise recurring expenditure, sources of finance and estimated expenditure for each student;
- (viii) the scheme for mobilizing resources and the cost of capital thereto and the manner of repayments to each source;
- (ix) the scheme of generation of funds internally through the recovery of fee from students, revenues anticipated from consultancy and other activities relating to the objects of the University and other anticipated incomes;
- (x) the details of expenditure on unit cost, the extent of concessions or rebates in fee, free ship and scholarship for students belonging to economically weaker sections and the fee structure indicating varying rate of fee, if any, that would be levied on students who are either non resident Indians or persons of Indian origin or sponsored by non resident Indians or persons of Indian origin and students of nationalities other than India;
- (xi) the years of experience and expertise in the concerned discipline at the command of the Society as well as the financial resources;
- (xii) the system for selection of students to the courses of study at the University; and
- (xiii) status of fulfillment of such other conditions as may be required by the State Government to be fulfilled before the establishment of the University.

(4) A Screening Committee shall be constituted by the State Government consisting of three member who are Ex-officio members of Karnataka State Higher Education Council to examine the proposals received, which shall make recommendations to the State Government.

**4. Establishment of the University.-** (1) Where the State Government, after considering the recommendations of the screening Committee and holding such inquiry as it may deem necessary, is satisfied that,-

- (i) the Society has ability to run an University with sufficient infrastructure.
- (ii) owns a land to the extent specified below in accordance with its location, namely:-
  - (a) twenty five acres of land if it is within limits of Bruhat Bangalore Mahanagara Palike;
  - (b) forty acres of land if it is outside the limits of Bruhat Bangalore Mahanagara Palike but within Bangalore Metropolitan Region Development Authority Area;
  - (c) not less than sixty acres of land in the places other than the places specified in clauses (a) and (b).

The land specified above shall consist of a single block and it shall be in the name of concerned society/ university itself. Based on the furnished particulars required in sub-section (3) of section 3, the Government may direct the Society to establish the permanent Statutory Endowment Fund as specified in section 48.

(2) After the establishment of the Permanent Statutory Endowment Fund, the Government may, by notification, in the official Gazette, accord sanction for establishment of the University of unitary nature in the State by the name of "PES University".

(3) The headquarters of the University shall be at Belgaum. The University shall have Campuses or Regional Centers, Study Centers anywhere in Karnataka and subject to the prior permission of the State Government and as per UGC norms.

(4) The First Chancellor, the First Pro-Chancellor, the First Vice-Chancellor, the First Pro-Vice-Chancellor, First members of the Board of Governors, First members of the Executive Council and the Academic Council and all persons who may hereafter become such officers or members, so long as they continue to hold such office or membership, shall constitute a body corporate and can sue and be sued in the name of the-University.

(5) On sanction for the establishment of the University under sub-section (2), the land and other movable and immovable properties acquired, created, arranged or built by the Society for the purpose of the University shall vest in the University.

(6) In all suits and other legal proceedings by or against the University, the pleading shall be signed and verified by and all processes in such suits and proceedings shall be issued to and be served on the Registrar.

(7) The land, building and other properties of the University shall not be used for any purpose other than incidental to the objects of the University.

**5. Grants and Financial Assistance.-** The University shall be self-financing and shall neither make a demand nor shall be entitled to any maintenance, grant-in-aid or any other financial assistance from the State or any other body or corporation owned or controlled by the State:

Provided that the State may, provide financial support through grants or otherwise:-

- (a) for research, development and other activities for which other State Government organizations are provided financial assistance; or
- (b) for any specific research or programs receiving support from the Government; and
- (c) for the benefit of similar universities in the State whether subject to a change in State policy or otherwise:

Provided further that the university may receive any financial support from any other source.

**6. Power to establish constituent College, additional campuses, Regional Centres or Study Centres.-** The University may have Constituent Colleges, Regional Centres, additional campuses and Study Centres at such places in the State as it deems fit after the completion of five years after its establishment with prior approval of the State Government subject to norms of UGC and other National Accreditation bodies.

**7. Objects of the University.-** The University shall have a broad range of strategies to achieve its vision and objectives,-

- (i) to support, promote and undertake advancement of and innovation in University Education leading upto and including postgraduate, doctoral and post doctoral courses in the Technical, Health, Management, Life Sciences and allied sectors and make provisions for research, advancement and dissemination of knowledge including consultancy in these fields;
- (ii) to collaborate with any other universities, research institutions, non-profit organizations, industry associations, professional associations or other organizations, to conceptualize, design, develop and offer specific education and research programs, training programs and exchange programs for students, faculty members and others;
- (iii) to undertake collaborative research and advocacy with any organizations with prior permission of the State Government;
- (iv) to disseminate and advance knowledge by providing instructional and research facilities in such branches of learning as it may deem fit and in particular, to make special provisions for integrated courses in Technical, Management, Natural and allied sectors and to make appropriate measures for promoting interdisciplinary studies and research;
- (v) to develop human resources to meet the demands of high end technical and professional industries



with research on future sustainable technologies catering to engineering solutions and support technology business and technology incubation;

- (vi) to provide innovative system of University level education, flexible and open with regard to methods and places of learning, combination of courses eligibility for enrolment, age of entry, conduct of examinations and operation of programmes with a view to promoting access and equity in higher learning besides encouraging excellence in new fields of knowledge and placing special emphasis on both academic as well as application oriented learning;
- (vii) to develop resource centers to contribute to quality education with prior approval of State Government;
- (viii) to establish Campuses, regional centres and study centres and constituent colleges at various locations in Karnataka and to contribute and develop an understanding of educational change in technical, professional, general education and social and human development with prior approval of the State Government;
- (ix) to institute degrees, diplomas, certificates and other academic distinctions like award of credits on the basis of successful completion of academic work evaluated through multiple modern methods of assessment;
- (x) to disseminate knowledge and develop a public debate on issues of education and allied development fields through, seminars, conferences, executive education programmes, community development programmes, publications and training programmes and events;
- (xi) to undertake programs for development and training of faculty and researchers of the University in partnership with any other institutions of quality with prior permission of the State Government;
- (xii) to undertake necessary or expedient action to pursue and promote the objectives of the University;
- (xiii) to pursue any objectives as may be approved by the Government for the enhancement of education and other development sectors in India;
- (xiv) to support, develop, grant, assist financially or otherwise and guide to educational institutions and programmes run by the Sponsoring Trust in order to improve the quality of students inputs into constituent colleges and programmes in the University.
- (xv) the extension being as important as teaching and research as underlined by the UGC for Universities to support social and economical cause of the society, this University shall establish to support, develop, assist financially or otherwise and guide in the areas of Social, Economical, Cultural, Environmental, Moral and Ethical values of the Local Community in particular and the society in general.

**8. Powers of the University.-** The University shall have the following powers, namely:-

- (i) to establish and maintain Campuses, Regional Centers and Study Centers in Karnataka as may be determined by the University from time to time in the manner laid down by the Statutes with prior approval of the Government and as per UGC norms.
- (ii) to carry out all such other activities as may be necessary or feasible in furtherance of the object of the University;
- (iii) to confer degrees or other academic distinctions in the manner and under conditions laid down in the Statutes;
- (iv) to institute and award fellowships, scholarships and prizes, awards medals etc., in accordance with the Statutes;
- (v) to demand and receive such fees, bills, invoices and collect charges as may be fixed by the Statutes or rules, as the case may be;
- (vi) to make provisions for extra curricular activities for students and employees;
- (vii) to make appointments of the Faculty, officers and employees of the University or a Constituent College, Campuses, Regional Centers, Study Centers;

- (viii) to receive voluntary donations and gifts of any kind not prohibited by any Law for the time being in force and to acquire, hold, manage, maintain and dispose of any movable or immovable property, including trust and endowment properties for the purpose of the University or a Constituent College or a Campus, Regional Centre, Study Centre;
- (ix) to institute and maintain hostels and to recognize, places of residence for students of the University or a Constituent College;
- (x) to supervise and control the residence and to regulate the discipline among the students and all categories of employees and to lay down the conditions of service of such employees, including the Code of Conduct for the students and employees;
- (xi) to create academic, administrative and support staff and other necessary posts;
- (xii) to co-operate and collaborate with other Universities in such a manner and for such purposes as the University may determine from time to time;
- (xiii) to organize and conduct refresher courses, orientation courses, workshops, seminars and other programs for teachers, lesson writers, evaluators and other academic staff;
- (xiv) to determine standards of admission to the University or a Constituent College, Regional Centers, Study Centers with the approval of Academic Council and to make admission of students of Karnataka not less than the extent provided in this Act;
- (xv) to do all such other acts or things whether incidental to the powers aforesaid or not, as may be necessary to further the objects of the University;
- (xvi) to institute Degrees, Diplomas, Certificates and other academic distinctions on the basis of examination or any other method of evaluation approved by the Government;
- (xvii) to provide for the preparation of instructional materials, including films, cassettes, tapes, video cassettes, CD, VCD and other software and other relevant electronic and print media.
- (xviii) to raise, collect, subscribe and borrow money with the approval of the Board of Governors whether on the security of the property of the University, for the purposes of the University;
- (xix) to acquire, takeover and run the management of any other educational institutions with the prior approval of the Government;
- (xx) to acquire properties with the prior approval of the Executive Council;
- (xxi) to undertake any other activities connected with or incidental to above objectives of the University.

**9. University open to all classes, castes, creed, gender or nation.-** The University admissions shall be open to all persons irrespective of caste, class, creed, gender or nation. All admissions shall be made on the basis of merit in the qualifying examinations:

Provided that forty percent of the admissions in all courses of the university shall be reserved for the students of Karnataka State and admissions shall be made through a Common Entrance Examination conducted by the State Government or its agency and seats shall be allotted as per the merit and reservation policy of the State Government from time to time.

Provided further that where there are less than ten seats in any course like Post Graduate, they shall be reserved by clubbing such courses together and where there are less than three posts in any course they shall be reserved by rotation.

**10. National Accreditation.-** The University shall seek accreditation from respective statutory national accreditation bodies soon after its establishment. Further all the courses run by Private Universities shall be as per the regulations of the National Accreditation Bodies.

**11. Powers of the sponsoring body.-** The sponsoring body shall have the following powers with reference to the University, each of which may be exercised by the Sponsoring Body as provided in this Act namely:-

- (i) to appoint or re-appoint or terminate the appointment of the Chancellor;
- (ii) to appoint or re-appoint or terminate the appointment of the Pro-Chancellor.
- (iii) to constitute the first Board of Governors of the University;
- (iv) to nominate the chairperson of the Board of Governors;

- (v) to nominate three persons as members of the Board of Governors;
- (vi) to nominate two persons as members of the Executive Council;
- (vii) to determine the source of funds to be contributed to the University Endowment Fund;
- (viii) to determine the application and spending of moneys by the University;
- (ix) to resolve any Conflict at the meeting of the Board of Governors in the manner provided for in this Act.

### **CHAPTER - III**

#### **OFFICERS OF THE UNIVERSITY**

**12. Officers of the University.-** The following shall be the officers of the University:-

- (i) The Visitor
- (ii) The Pro-Visitor
- (iii) The Chancellor;
- (iv) The Pro Chancellor;
- (v) The Vice-Chancellor;
- (vi) The Pro Vice-Chancellor;
- (vii) The Registrar;
- (viii) The Finance Officer; and
- (ix) Such other officers as may be declared by the Statutes to be officers of the University.

**13. The Visitor.-** (1) His Excellency the Governor of Karnataka shall be the Visitor of the University and the visitor may offer suggestions for the improvement of the functioning of the University.

(2) The visitor shall preside over the convocation of the university for conferring Degree and Diploma.

(3) The Visitor shall have the following powers, namely:-

- (i) to call for any paper or information relating to the affairs of the University;
- (ii) on the basis of the information received by the Visitor, if he is satisfied that any order, proceedings, or decision taken by any authority of the University is not in conformity with the Act, regulations or rules, he may issue such directions as he may deem fit in the interest of the University and the directions so issued shall be complied with by all concerned.

**14. The Pro-Visitor.-** (1) The Hon'ble Minister for Higher Education of the Government of Karnataka shall be the Pro-Visitor of the University.

(2) The Pro-Visitor shall, when the Visitor is absent, preside at the Convocation of the University for conferring Degrees and Diplomas

**15. The Chancellor.-** (1) The Chancellor shall be appointed by the Sponsoring Body.

(2) The Current Chairperson of the Sponsoring Body shall be the first Chancellor, who shall hold for life or till he demits office.

(3) The subsequent Chancellor shall be either the then member of the Sponsoring Body or such other person of eminence of national figure in the field of education, science, culture or public life, when such an appointment is being considered, as may be decided by the Sponsoring Body.

(4) The subsequent Chancellor so appointed shall hold the office as determined by the Sponsoring Body.

(5) The Chancellor shall have such powers as may be conferred on him by this Act or the Statutes made there under, which shall include the following powers; namely:-

- (i) to function as the head of the University;
- (ii) to preside at all convocations of the University in absence of visitor and pro-visitor ;
- (iii) to function as a Chairperson of the Board of Governors of the University ;
- (iv) to appoint or re-appoint or terminate the appointment of the Vice-Chancellor, in accordance with the provisions of this Act and the Statutes;

- (v) to nominate a person as a member of the Nomination Committee as referred to in sub-section (2) of section 16 of this Act;
- (vi) to pre-approve the appointment of the Pro Vice-Chancellor, the Dean, the Registrar and the Finance Officer;
- (vii) to nominate two academicians as members on the Board of Governors;
- (viii) to appoint the first Pro Vice-Chancellor and the Finance Officer;
- (ix) to constitute the first Executive Council, the Finance Committee, the Research Council and the Academic Council;
- (x) to pre-approve the Agenda matters in the manner provided for in the Act;
- (xi) to resolve a conflict (excluding conflicts at a meeting of the Board of Governors) in the manner provided for in this Act.

(6) In the event of there being a conflict inter-se between the functionary or body and any other functionary or body of the University, then the issue shall be referred to the Chancellor and the decision of the Chancellor in respect of such issue shall be final and binding on the University.

**16. The Pro Chancellor.-** The Pro Chancellor shall be appointed by the Chancellor, on such terms and conditions as may be laid down by the statutes. The Pro Chancellor shall assist the Chancellor in all such matters required by the Chancellor. The roles and responsibilities of Pro Chancellor shall be laid down by statutes.

**17. The Vice-Chancellor.-** (1) The Vice-Chancellor shall be appointed by the Chancellor for a term of three years subject to other terms and conditions as may be laid down by the Statutes from among three persons recommended by the Nomination Committee constituted in accordance with the provisions of sub-section (2). After the term of three years, it is renewable for another term of three years.

Provided that a Vice-chancellor shall continue to hold the office even after expiry of his term till new Vice-chancellor joins. However, in any case this period shall not exceed one year.

(2) The Nomination Committee referred to in sub-section (1) shall consist of the following persons, namely:-

- (i) One person nominated by the Chancellor;
- (ii) Two nominees of the Board of Governors, one of whom shall be nominated as the Convener of the Committee by the Board of Governors.

(3) The Search Committee shall, on the basis of merit, recommend three persons suitable to hold the office of the Vice-Chancellor and forward the same to the Chancellor along with a concise statement showing the academic qualifications and other distinctions of each person.

(4) The Vice-Chancellor shall be the Principal Executive and Academic Officer of the University and shall exercise general supervision and control over the affairs of the University and give effect to the decisions of the authorities of the University.

Provided that, where any matter, other than the appointment of a Teacher is of urgent nature requiring immediate action and the same could not be immediately dealt with by any officer or the authority or other body of the University empowered by or under this Act to deal with it, the Vice-Chancellor may take such action as he may deems fit with the prior written approval of the Chancellor.

(5) The Vice-Chancellor shall exercise such other powers and perform such other duties as may be laid down by the Statutes or the Rules.

Provided that, where in the opinion of the Vice-chancellor, any decision of any authority of the university is outside the powers conferred by this Act or Statutes, Regulations or Rules made there under or is likely to be prejudicial to the interests of the university, he shall request the concerned authority to revise its decision within fifteen days from the date of its decision and in case the authority refuses to revise such decision wholly or partly or fails to take any decision within fifteen days, then such matter shall be referred to the Chancellor and his decision thereon shall be final.

(6) The services of the Vice-Chancellor can be terminated by the Chancellor with the approval of the Board of Governors after following the principles of natural justice and after providing an opportunity to present his case including for termination on disciplinary grounds.

(7) The Vice-Chancellor shall preside at the convocation of the University in the absence of the Visitor, Pro-Visitor, Chancellor and the Pro-Chancellor.

**18. The Pro Vice-Chancellor.-** The Vice-Chancellor shall appoint not exceeding three pro-vice Chancellors with the Written approval of the Chancellor in such manner and they shall exercise such powers and perform such duties as may be laid down by the Statutes.

**19. Deans of Faculties.-** Deans of Faculties shall be appointed by the Vice-Chancellor in such manner and they shall exercise such powers and perform such duties as may be laid down by the Statutes.

**20. The Registrar.-** (1) The Registrar shall be appointed by the Chancellor in such manner and on such terms and conditions as may be laid down by the Statutes.

(2) All contracts as defined in statutes shall be entered into and signed by the Registrar on behalf of the University.

(3) The Registrar shall have the power to authenticate records on behalf of the University and shall exercise such other powers and perform such other duties as may be conferred by the statutes or may be required from time to time, by the Chancellor or the Vice-Chancellor.

(4) The Registrar shall be responsible for the due custody of the records and the common seal of the University and shall be bound to place before the Chancellor, the Vice-Chancellor or any other authority, all such information and documents as demanded.

**21. The Finance Officer.-** The Finance Officer shall be appointed by the Vice-Chancellor with the written approval of the Chancellor in such manner and he shall exercise such powers and perform such duties as may be conferred by the Statutes.

**22. Other Officers.-** The manner of appointment, terms and conditions of service and powers and duties of the other officers of the University shall be such as may be specified by Statutes.

## **CHAPTER — IV**

### **AUTHORITIES OF THE UNIVERSITY**

**23. Authorities of the University.-** The following shall be the authorities of the University, namely:-

- (i) The Board of Governors;
- (ii) The Executive Council;
- (iii) The Academic Council;
- (iv) Research Council;
- (v) The Finance Council; and
- (vi) Such other authorities as may be declared by the Statutes to be the authorities of the University.

**24. The Board of Governors and its powers.-** (1) The Board of Governors shall consist of the following, namely:-

- (i) The Chancellor- Chairperson;
- (ii) The Vice-Chancellor- Member;
- (iii) The Principal Secretary/Secretary to the State Government in the Higher Education or by his nominee not below the rank of Deputy Secretary ;
- (iv) The Principal Secretary/ Secretary to the Government in the Medical Education or by his nominee not below the rank of Deputy Secretary;
- (v) One expert from the field of management, finance or any other specialized, including administration to be nominated by the State Government;
- (vi) Two persons nominated by the Sponsoring Body of whom one shall be woman;
- (vii) The Pro Vice-Chancellor who shall be a non-voting member;
- (viii) One eminent educationist nominee of the university grant commission.

(2) The Registrar shall be non-voting member secretary of the Board of Governors.

(3) The tenure of office of the members of the Board of Governors, appointment of members, other than Government nominees, renewal and removal, etc., shall be such as may be laid down by the Statutes.

(4) All meetings of the Board of Governors shall always be chaired by the Chancellor and in his absence by any one of the nominees of the Chancellor. If Chancellor has not nominated any person to Chair such a meeting, members present in the meeting shall elect the Chairperson for that meeting only from among themselves by a simple majority.

(5) Quorum for all meetings of the Board of Governors, shall be three members attending and voting at such meeting.

Provided that the presence of either the Chancellor or one nominee of the Sponsoring Body and in the absence of the Chancellor or one nominee of Sponsoring Body, the Vice Chancellor, shall always be necessary to form the quorum for any meeting of the Board of Governors.

(6) The Board of Governors shall be the Principal Governing Body of the University and shall have the following powers, namely:

- (i) to appoint the Statutory Auditors of the University;
- (ii) to lay down policies to be pursued by the University;
- (iii) to review decisions of the other authorities of the University if they are not in conformity with the provisions of this Act, or the Statutes or the Rules;
- (iv) to approve the Budget and Annual Report of the University;
- (v) to make new or additional Statutes or amend or repeal the earlier Statutes and Rule .
- (vi) to take decision about voluntary winding up of the University;
- (vii) to approve proposals for submission to the Government;
- (viii) to nominate three members to the Fee Regulation Committee
- (ix) to take such decisions and steps as are found desirable for effectively carrying out the objects of the University.

(7) The Board of Governor shall, meet at least three times a year.

**25. The Executive Council.-** (1) The Executive Council shall consist of the following, namely:-

- (i) The Vice Chancellor;
- (ii) The Pro-Vice Chancellor;
- (iii) The Registrar;
- (iv) Two nominees of the Sponsoring Body;
- (v) Two Deans of the schools as nominated by the Vice Chancellor.

(2) The Vice Chancellor shall be the Chairperson of the Executive Council and the Registrar shall be the Secretary of the Executive Council.

(3) The powers and functions of the Executive Council shall be such as may be specified by the statutes.

(4) All meetings of the Executive Council shall always be chaired by the Vice Chancellor and in the absence of the Vice Chancellor, by the nominee of the Sponsoring Body and where the Sponsoring Body has not nominated any nominees, then by any other member as elected by the members present in the meeting.

(5) In the event of a conflict of opinion at a meeting of the Board of Management, the issue shall be referred to the Chancellor and the decision of the Chancellor in respect of such issue shall be final and binding on the University.

**26. The Academic Council.-** (1) The Academic Council shall consist of the following, namely:-

- (i) The Vice-Chancellor - Chair Person
- (ii) The Pro Vice Chancellor – Member
- (iii) The Registrar - Secretary
- (iv) Such other members as may be specified by-the Statutes.

(2) The Academic Council shall be the principal academic body of the University and shall, subject to the provisions of this Act, the Statutes, Regulations and the Rules, co-ordinate and exercise general supervision over the academic policies of the University.

**27. The Research Council.-** (1) Research Council shall be the Principal Research Committee of the University and shall provide the larger holistic vision of the kind of research to be undertaken by the University, including prioritization of the research areas. This Council shall, subject to the provisions of this Act, the Statutes, Regulations and the Rules, co-ordinate and exercise general supervision over the Research policies of the University.

(2) The Research Council shall consist of the following, namely:-

- (i) The Vice-Chancellor - Chair Person
- (ii) The Pro Vice Chancellor – Member
- (iii) The Dean of Research – Secretary
- (iv) Head of the Department of Innovation - Member
- (v) Deans of all Faculties – Members and
- (vi) Such other members as may be specified in the Statutes.

**28. The Finance Council.-** (1) The Finance Council shall consist of the following, namely:-

- (i) The Chancellor or his Nominee – Chairperson
- (ii) The Vice-Chancellor – Member
- (iii) The Registrar – Member
- (iv) The Finance Officer – Secretary
- (v) One nominee of the Sponsoring Body – Member; and
- (vi) Such other members as may be specified by the statutes.

(2) The Finance Council shall be the principal financial body of the University to take financial matters and shall, subject to the provisions of this Act, rules and statutes, undertake Co-ordination exercise, general supervisions over the financial matters of the University.

**29. Other Authorities.-** The constitution, the powers and functions of the other authorities of the University shall be such as may be specified by the statutes.

**30. Disqualification for membership of an Authority or Body:** A person shall be disqualified for being a member of any of the authorities of bodies of the University, if he;

- (a) is of unsound mind and stands so declared by a competent court;
- (b) is an undischarged insolvent;
- (c) has been convicted of any offence involving moral turpitude;
- (d) is conducting or engaging himself in private coaching classes; or
- (e) has been punished for indulging in or promoting unfair practice in the conduct of any examination, in any form, anywhere.
- (f) As and when the Sponsoring Body were to form an opinion in writing that a Member of any of the authorities or bodies is unfit to hold the post.

**31. Proceedings not invalidated on account of Vacancy.-** No act or Proceedings of any authority of the University shall be invalid merely by reason of the existence of any vacancy or defect in the constitution of the Authority.

**32. Provisions pertaining to Agenda Matters.-** (1) No agenda Matter shall be either included in the Agenda for or taken up for discussion or decided in the meeting of the Board of Governors or the Executive Council or any Committee without obtaining the prior approval of the Chancellor.

(2) In the event of breach of any provisions of this Act, the Chancellor shall be entitled at all time to immediately take remedial action by reversing all decisions taken by any functionary or body of University and consequent upon the pursuit of such a remedial action all such actions taken by the functionary or body of the

university in breach of the provisions of the Act shall be deemed to be null and void ab initio and consequently ; status quo ante shall prevail in respect of the matter or decision in breach.

## **CHAPATER – V**

### **STATUTES AND REGULATIONS**

**33. Statutes.-** Subject to the provisions of this Act, the Statutes may provide for all or any matter, relating to the University and staff as given below, namely: -

- (i) the procedure for transaction of business of the Authorities of the University and the composition of bodies not specified in this Act.
- (ii) the operation of the permanent statutory endowment fund, University endowment fund, the general fund and the development fund,
- (iii) the terms and conditions of appointment of the Vice-Chancellor, the Registrar and the Finance Officer and their powers and functions,
- (iv) the mode of recruitment and the terms and conditions of service of the other officers, Teachers and employees of the University;
- (v) the procedure for resolving disputes between the University and its officers, Faculty members, employees and students;
- (vi) creation, abolition or restructuring of departments and faculties;
- (vii) the manner of co-operation with other Universities or institutions of higher learning.;
- (viii) the procedure for conferment of honorary degrees;
- (ix) provisions regarding grant of free ships and scholarships;
- (x) policies in respect of seats in different courses of studies and the procedure of admission of students to such courses;
- (xi) policy relating to the fee chargeable from students for various courses of studies;
- (xii) institution of fellowships, scholarships, studentships, free ships, medals and prizes;
- (xiii) any other matters which may be decided by the Board of Governors or required to be provided by statutes under this Act.

**34. Statutes how made.-** (1) The first statutes framed by the Executive Council shall be submitted to the Board of Governors for its approval.

(2) The Board of Governors shall consider the First Statutes, submitted by the Executive Council and shall give its approval thereon with such modifications, if any, as it may deem necessary.

(3) The University shall publish the First Statutes, as approved by the Board of Governors in the University Notification, and thereafter, the First Statutes shall come into force from the date of its publication.

**35. Power to amend the Statutes.-** The Board of Governors may, make new or additional Statutes or amend or repeal the statutes;

**36. Regulations.-** Subject to the provisions of this Act, the regulations may provide for the following matters, namely:-

- (i) admission of students to the University and their enrolment and continuance as such;
- (ii) the courses of study to be laid down for all degrees and other academic distinctions of the University;
- (iii) the award of degrees and other academic distinctions;
- (iv) the conditions of the award of fellowships, scholarships, studentships, medals and prizes;
- (v) the conduct of examinations and the conditions and mode of appointment and duties of examining bodies, examiners invigilators, tabulators and moderators;
- (vi) the fee to be charged for admission to the examinations, degrees and other academic distinctions of the University;
- (vii) the conditions of residence of the students at the University or a Constituent College;
- (viii) maintenance of discipline among the students of the University or a Constituent College;



- (ix) all other matters as may be provided in the Statutes under the Act.

**37. Regulations how made.-** The Regulations shall be made by the Academic Council and approved by Executive Council.

**38. Power to amend Regulations.-** The Academic Council may, with the approval of the Executive Council, make new or additional regulations or amend or repeal the regulations.

**39. Fee Regulation Committee.-** (1) The fee of the university seats reserved for Karnataka Students under section 9 shall be regulated by the Fee Regulation Committee constituted by the Government which shall be headed by a retired Supreme Court or High Court Judge and consists of Chancellor, Vice-Chancellor of the University, Principal Secretary or Secretary to Government incharge of Higher Education or by his nominee not below the rank of Deputy Secretary, Principal Secretary or Secretary to Government incharge of Medical Education or by his nominee not below the rank of Deputy Secretary, two Academicians nominated by the Board of Governors of whom one shall be woman. A Chartered Accountant of repute shall be co-opted for this purpose in the Committee.

- (2) The Committee shall look after the compliance of the university in its admissions and collection of fee.

## **CHAPTER — VI**

### **MISCELLANEOUS**

**40. Conditions of service of employees.-** (1) Every employee shall be appointed under a written contract subject to such terms and conditions as may be specified by statutes and regulations or prescribed if any by rules which shall be kept in the University and a copy of which shall be furnished to the employee concerned.

- (2) Disciplinary action against the employees shall be governed by the procedure specified in the Statutes.

(3) Any dispute arising out of the contract between the University and an employee shall, be resolved in the manner provided for in the written contract and in accordance with the Statutes.

**41. Right to appeal.-** In case of disciplinary actions by the University against its employee or student, the aggrieved employee or students shall have a right to appeal to such authority as specified by the statutes.

**42. Provident or pension fund.-** The University shall constitute for the benefit of its employees such provident or pension fund and provide such insurance scheme as it may deem fit in such manner and subject to such conditions as may be specified by the statutes and the laws in force.

**43. Disputes as to constitution of University authorities and bodies.-** If any question arises as to whether any person has been duly elected or appointed as, or is entitled to be a member of any authority or other body of the University, the matter shall be referred to the Chancellor whose decision thereon shall be final.

**44. Constitution of Committees.-** Any authority of the University mentioned in section 23, shall be empowered to constitute a committee of such authority, consisting of such members having such powers as the authority may deem fit.

**45. Filling of casual vacancies.-** Any casual vacancy among the members, other than ex-officio members of any Authority or body of the University shall be filled in the same manner in which the member whose vacancy is to be filled up, was chosen, and the person filling the vacancy shall be a member of such authority or body for the residual term for which the person in whose place he would have been a member.

**46. Protection of action taken in good faith.-** No suit or other legal proceedings shall lie against any officer or other employee of the University for anything, which is done in good faith or intended to be done in pursuance of the provisions of this Act, the Statutes or the Rules.

**47. Transitional provisions.-** Notwithstanding anything contained in any other provisions of this Act and the Statutes:-

- (i) the first Vice-Chancellor and Pro-Vice-Chancellor, if any shall be appointed by the Chancellor;
- (ii) the first Registrar and the first Finance Officer shall be appointed by the Chancellor; and
- (iii) the first Executive Council, the first Finance Committee, the first Research Council and the first Academic Council shall be constituted by the Chancellor.

**48. Permanent Statutory Endowment Fund.-** (1) The University shall establish a Permanent Statutory Endowment Fund of at least rupees twenty five crores out of which at least fifteen crores shall be in cash and remaining in the form of Bank guarantee which may be increased suo moto but shall not be decreased.

Provided that in case of a University outside the Bangalore or Bangalore Rural District at least ten crores must be in form of cash and the remaining five crores shall be in form of Bank Guarantee.

(2) The University shall have power to invest the permanent Statutory Endowment Fund in such manner as may be prescribed.

(3) The University may transfer any amount from General Fund or the Development fund to the permanent statutory fund except in the event of the dissolution of the University, in no other circumstances can any moneys be transferred from permanent Statutory Endowment Fund for any other purposes.

(4) Seventy five percent of the income received from permanent Statutory Endowment Fund shall be used for the purpose of development or general work of the University. The remaining twenty five percent shall be invested in the permanent Statutory Endowment Fund.

**49. University Endowment Fund.-** (1) The University shall establish a University Endowment Fund having such funds as may be determined by the Sponsoring Body which can include donations and other funds received from time to time.

(2) The University shall have the power to invest the University Endowment Fund in a manner as may be specified by the Statutes.

(3) The University Endowment Fund is a self-imposed fund that the University desires to maintain voluntarily and invest it responsibly to protect itself from financial challenges that may arise on account of pursuing social objectives and/or unforeseen circumstance.

(4) The University may transfer any amount from the General Fund or the development fund to the University Endowment Fund. Excepting in the dissolution of the University, in no other circumstances moneys can be transferred from the University Endowment Fund for other purposes.

(5) Eighty percent of the incomes received from the University Endowment Fund shall be used for the purposes of development or general work of the University. The remaining twenty percent shall be reinvested into the University Endowment Fund.

**50. General Fund.-** (1) The University shall establish a General Fund to which the following amount shall be credited, namely:-

- (i) all fees which may be charged by the University;
- (ii) all sums received from any other source not prohibited by any law for the time being in force;
- (iii) all contributions made to the University;
- (iv) all contributions/donations made in this behalf by any other person or body which are not prohibited by any law for the time being in force.

(2) The funds credited to the General Fund shall be applied to meet all the recurring expenditure of the University.

**51. Development fund.-** (1) The University shall also establish a Development Fund to which the following funds shall be credited, namely:-

- (i) development fees which may be charged from students;
- (ii) all sums received from any other source for the purposes of the development of the University;
- (iii) all contributions made to the University;
- (iv) all contributions/donations made in this behalf by any other person or body which are not prohibited by any law for the time being in force; and
- (v) all incomes received from the Permanent Statutory Endowment Fund.

(2) The funds credited to the Development Fund from time to time shall be utilized for the development of the University.

**52. Maintenance of funds.-** The funds established under sections 48, 49, 50 and 51 shall, subject to general supervision and control of the Board of Governors, be regulated and maintained in such manner as may be prescribed.

**53. Annual Report.-** (1) The annual report of the University shall be prepared under the direction of the Executive Council and shall be submitted to the Board of Governors for its approval.

(2) The Board of Governors shall consider the annual report in its meeting and may approve the same with or without modification.

(3) A copy of the annual report duly approved by the Board of Governors shall be sent to the State Government before 31<sup>st</sup> December following close of the financial year in 31<sup>st</sup> March of each year.

**54. Account and audit.-** (1) The annual accounts and balance sheet of the University shall be prepared under the direction of the Executive Council and all funds accruing to or received by the University from all source and all amount disbursed or paid shall be entered in the account maintained by the University.

(2) The annual accounts of the University shall be audited by an auditor, who is a member of the Institute of Chartered Accountants of India, every year.

(3) A copy of the annual accounts and the balance sheet together with the audit report shall be submitted to the Board of Governors before 30<sup>th</sup> November following close of the financial year in 31 March of each year.

(4) The annual accounts, the balance sheet and the audit report shall be considered by the Board of Governors at its meeting and the Board of Governors shall forward the same to the visitor and the Government along with its observation thereon on or before 31st December of each year.

**55. Mode of proof of University record.-** A copy of any receipt, application, notice, order, proceeding or resolution of any authority or committee of the University or other documents in possession of the University or any entry in any register duly maintained by the University, if certified by the Registrar, shall be received as prima facie evidence of such receipt, application, notice, order, proceeding, resolution or document or the existence of entry in the register and shall be admitted as evidence of the matters and transaction therein recorded where the original thereof would, if produced, have been admissible in evidence.

**56. Power of State Government to issue directions.-** The State Government may give such directions to the University as in its opinion are necessary or expedient for carrying out the purposes of this Act or to give effect to any of the provisions contained therein or of any rules or orders made there under and the Board of Governor or the Executive Council, as the case may be, of the University shall comply with every such direction.

**57. Penalties.-** (1) Whoever contravenes the provisions of this Act or the rules made thereunder or any examination matters or in matters relating to award of degrees or in giving marks cards shall on conviction be punishable with fine of rupees fifty thousand which may extend to ten lakhs rupees or with an imprisonment for a term of six months which may extend to two years or with both.

Provided that, where the University is also involved the permission letter granted under this Act to commence the University shall be withdrawn.

(2) A penalty under this section may be imposed without prejudice to the penalty specified in any other Act.

**58. Power to enter and inspect.-** Any officer not below the rank of Group 'A' officer authorized by the State Government in this behalf, shall, subject to such conditions as may be specified therein under the Karnataka Educational Institutions (Prohibition of Capitation Fee) Act, 1984 (Karnataka Act 37 of 1984) shall be deemed to be the Officer authorized to exercise the same powers and discharge the same functions as provided under section 9 of that Act for the purposes of this Act.

**59. Power to give direction for dissolution of the University.-** (1) If the University proposes dissolution in accordance with the law governing its constitution or incorporation, it shall give at least six months prior notice in writing to the Government.

(2) The Karnataka State Higher Education Council shall conduct periodical Inspection of University regarding:-

- (i) Standard of Instructions for grant of degree;
- (ii) Quality of Education;
- (iii) Avoidance of commercialization of Higher Education;
- (iv) contravention of the provisions of the Act if any;

-and send report to the Government.

(3) On identification of mismanagement, maladministration and indiscipline, the Government shall issue directions to the management of the University to set right the administration. If the direction is not followed within such time as may be prescribed, the right to take decision for winding up of the University or any course thereof shall vest with the Government.

(4) The manner of winding up of the University or any course thereof shall be such as may be prescribed by the Government in this behalf.

Provided that no such action shall be initiated without affording a reasonable opportunity to show cause to the University.

(5) On receipt of the notice referred to in sub-section (1), the Government shall, in consultation with the relevant Regulatory Authority make such arrangements for administration of the University from the proposed date of dissolution of the University or winding up of the course and until the last batch of students in regular courses of studies of the University complete their courses of studies in such manner as may be specified by the Statues.

**60. Expenditure of the University during dissolution.**-(1) The expenditure of administration of the University during taking over period of its management under sub-section (5) of section 59 shall be met out of the Permanent Statutory Endowment Fund, the General Fund or the Development Fund in such manner as may be prescribed.

(2) If the fund referred to in section 48, 49, 50 and 51 are not sufficient to meet the expenditure of the University during the taking over period of its management, such expenditure may be met by disposing of the properties or asset of the University, by the Government.

(3) Where the dissolution of the University is due to mismanagement or maladministration, the Government is at liberty to identify the persons responsible for such mismanagement or maladministration and to impose penalty as it deems fit.

**61. Removal of difficulties.**- (1) If any difficulty arises in giving effect to the provisions of this Act, the State Government may, by a notification or by order, make such provisions, which are not inconsistent with the provisions of this Act, as appear to it to be necessary or expedient, for removing the difficulty:

Provided that, no notification or order under this section shall be made after the expiry of a period of five years from the date of commencement of this Act.

(2) Every Order made under sub-section (1), shall, as soon as may be after it is made, be laid before the State Legislature.

**62. Power to make rules by the State Government.**- (1) The State Government may make rules, by notification, to carryout the purposes of this Act.

(2) Every rule made under this Act shall be laid as soon as may be after it is made before each House of the State Legislature while it is in session for a total period of thirty days which may be comprised in one session or in two or more successive sessions, and if, before the expiry of the session immediately following the session or the successive sessions aforesaid, both Houses agree in making any modification in the rule or both Houses agree that the rule should not be made, the rule shall thereafter have effect only in such modified form or be of no effect, as the case may be, so however, that any such modification or annulment shall be without prejudice to the validity of anything previously done under that rule.

### **STATEMENT OF OBJECTS AND REASONS**

The Karnataka Lingayat Education Society have come forward to establish private University in the State. The establishment of a private university by a well-known organization would certainly help in spreading the quality education to the needy students. This also accelerates the enhancement of gross enrolment ratio in the higher education sector, which presently stands at 11.5 percent in Karnataka.

Keeping in view the above, it is considered necessary to provide for establishment of KLE Technological University.

This private university focuses on teaching, training, research and development in the fields of Technical, Health, Management, Natural and allied sectors and other disciplines and allied sectors and for the matters connected therewith or incidental thereto.

Hence, the Bill.

**FINANCIAL MEMORANDUM**

There is no extra expenditure involved in the proposed measure.

**MEMORANDUM REGARDING DELEGATED LEGISLATION**

<b>Clause 39 :</b>	Empowers the Government to prescribe by rules the terms and conditions of appointment of employee of the university.
<b>Clause 47 :</b>	Empowers the State Government to prescribe by rules the manner of investing permanent statutory Endowment Fund.
<b>Clause 58 :</b>	sub-clause (3) empowers the State Government to prescribe by rules the time within which the management of the university shall comply with the direction issued by the Government.
	sub-clause (4) empowers the State Government to make rules regarding the manner of winding up of the university.
<b>Clause 59 :</b>	Empowers the State Government to make rules regarding the manner of meeting the expenditure from the permanent Statutory Endowment Fund, General Fund or the Development Fund on the taking over of the management of the university.
<b>Clause 61 :</b>	Empowers the State Government to make rules for carrying out the purposes of the Act.

The proposed delegation of Legislative power is normal in character.

**C.T.RAVI**

Minister for Higher Education

**P. OMPRAKASHA**

Secretary

Karnataka Legislative Assembly

**ವಿಶೇಷ ಪತ್ರಿಕೆ**

ಭಾಗ - IV-A	ಬೆಂಗಳೂರು, ಗುರುವಾರ, ಡಿಸೆಂಬರ್ ೧೩, ೨೦೧೨ (ಮಾರ್ಗಶಿರ ೨೨, ಶಕ ವರ್ಷ ೧೯೩೪)	ನಂ. ೧೧೦೫
------------	--	----------

**KARNATAKA LEGISLATIVE ASSEMBLY SECRETARIAT****NOTIFICATION**

**No. KLA/LGA/53/Bill/2012, Bangalore, Dated: 13.12.2012**

The following Bill was introduced in Legislative Assembly on 13.12.2012.

ಕರ್ನಾಟಕ ವಿಧಾನ ಸಭೆ

ಹದಿಮೂರನೇ ವಿಧಾನ ಸಭೆ

ಹದಿನೈದನೇ ಅಧಿವೇಶನ

**ಅಮೃತ ಸಿಂಚನ ಆಧ್ಯಾತ್ಮಿಕ ವಿಶ್ವವಿದ್ಯಾಲಯ ವಿಧೇಯಕ, 2012**

**(2012ರ ವಿಧಾನಸಭೆಯ ವಿಧೇಯಕ ಸಂಖ್ಯೆ 53)**

ಮಾನ್ಯತೆ ಪಡೆದ ವಿವಿಧ ಪದ್ಧತಿಗಳ ರೂಪದಲ್ಲಿ ನಾಗರಿಕರಿಗೆ ವಾಸ್ತವಿಕ ಚಿಕಿತ್ಸೆಯ ಮೂಲಕ ಸುವ್ಯವಸ್ಥಿತ ಶಿಕ್ಷಣ, ಬೋಧನೆ, ತರಬೇತಿ, ಉಪಶಮನ ಪ್ರಕ್ರಿಯೆಯ ಮೂಲಕ, ಉಪಶಮನ ಪ್ರಕ್ರಿಯೆಯನ್ನು ಉರ್ಜಿತಗೊಳಿಸಿ ಪ್ರಾಚೀನ ಯೋಗಿಗಳು ನೀಡಿದ ಆಧ್ಯಾತ್ಮ ರೂಪ ಅಥವಾ ಆಧ್ಯಾತ್ಮಿಕ

ಶಕ್ತಿಯಲ್ಲಿ ಆಧ್ಯಾತ್ಮಿಕ ಪರಂಪರೆ ಮತ್ತು ತತ್ತ್ವಬಂಧಿ ವಲಯಗಳಲ್ಲಿ ಹಾಗೂ ಅವುಗಳಿಗೆ ಸಂಬಂಧಿಸಿದ ಅಥವಾ ಅವುಗಳಿಗೆ ಅನುಷಂಗಿಕವಾದ ವಿಷಯಗಳಲ್ಲಿ ವಿಶ್ವವಿದ್ಯಾಲಯದ ಶಿಕ್ಷಣದ ಪ್ರಗತಿಪರ ವಿಚಾರಗಳನ್ನು ಉತ್ತೇಜಿಸಲು ಮತ್ತು ಕೈಗೊಳ್ಳಲು ಖಾಸಗಿ ವಲಯದಲ್ಲಿ ಒಂದು ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ಕರ್ನಾಟಕ ರಾಜ್ಯದಲ್ಲಿ ಸ್ಥಾಪಿಸಿ ನಿಗಮಿತಗೊಳಿಸುವುದಕ್ಕಾಗಿ ಒಂದು ವಿಧೇಯಕ.

ಇಲ್ಲಿ ಇನ್ನು ಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಮಾನ್ಯತೆ ಪಡೆದ ವಿವಿಧ ಪದ್ಧತಿಗಳ ರೂಪದಲ್ಲಿ ನಾಗರಿಕರಿಗೆ ವಾಸ್ತವಿಕ ಚಿಕಿತ್ಸೆಯ ಮೂಲಕ ಸುವ್ಯವಸ್ಥಿತ ಶಿಕ್ಷಣ, ಬೋಧನೆ, ತರಬೇತಿ, ಉಪಶಮನ ಪ್ರಕ್ರಿಯೆಯ ಮೂಲಕ, ಉಪಶಮನ ಪ್ರಕ್ರಿಯೆಯನ್ನು ಉರ್ಜಿತಗೊಳಿಸಿ ಪ್ರಾಚೀನ ಯೋಗಿಗಳು ನೀಡಿದ ಆಧ್ಯಾತ್ಮ ರೂಪ ಅಥವಾ ಆಧ್ಯಾತ್ಮಿಕ ಶಕ್ತಿಯಲ್ಲಿ ಆಧ್ಯಾತ್ಮಿಕ ಪರಂಪರೆ ಮತ್ತು ತತ್ತ್ವಬಂಧಿ ವಲಯಗಳಲ್ಲಿ ಹಾಗೂ ಅವುಗಳಿಗೆ ಸಂಬಂಧಿಸಿದ ಅಥವಾ ಅವುಗಳಿಗೆ ಅನುಷಂಗಿಕವಾದ ವಿಷಯಗಳಲ್ಲಿ ವಿಶ್ವವಿದ್ಯಾಲಯದ ಶಿಕ್ಷಣದ ಪ್ರಗತಿಪರ ವಿಚಾರಗಳನ್ನು ಉತ್ತೇಜಿಸಲು ಮತ್ತು ಕೈಗೊಳ್ಳಲು ಖಾಸಗಿ ವಲಯದಲ್ಲಿ ಒಂದು ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ಕರ್ನಾಟಕ ರಾಜ್ಯದಲ್ಲಿ ಸ್ಥಾಪಿಸಿ ನಿಗಮಿತಗೊಳಿಸುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಅರವತ್ತೊಂದನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

## ಅಧ್ಯಾಯ - I

### ಪ್ರಾರಂಭಿಕ

1. ಸಂಕ್ಷಿಪ್ತ ಹೆಸರು, ವ್ಯಾಪ್ತಿ ಮತ್ತು ಪ್ರಾರಂಭ:- (1) ಈ ಅಧಿನಿಯಮವನ್ನು ಅಮೃತ ಸಿಂಚನ ಆಧ್ಯಾತ್ಮಿಕ ವಿಶ್ವವಿದ್ಯಾಲಯ ಅಧಿನಿಯಮ, 2012 ಎಂದು ಕರೆಯತಕ್ಕದ್ದು.

(2) ಇದು ಇಡೀ ಕರ್ನಾಟಕ ರಾಜ್ಯಕ್ಕೆ ವ್ಯಾಪ್ತವಾಗತಕ್ಕದ್ದು.

(3) ಇದು ರಾಜ್ಯ ಸರ್ಕಾರವು ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ ಗೊತ್ತುಪಡಿಸಬಹುದಾದ ಅಂಥ ದಿನಾಂಕದಂದು ಜಾರಿಗೆ ಬರತಕ್ಕದ್ದು.

2. ಪರಿಭಾಷೆಗಳು:- ಈ ಅಧಿನಿಯಮದಲ್ಲಿ, ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು,-

- (ಎ) “ಶೈಕ್ಷಣಿಕ ಪರಿಷತ್ತು (ಅಕೆಡೆಮಿಕ್ ಕೌನ್ಸಿಲ್)” ಎಂದರೆ, 25ನೇ ಪ್ರಕರಣದ ಅಡಿಯಲ್ಲಿ ಸ್ಥಾಪಿಸಲಾದ ವಿಶ್ವವಿದ್ಯಾಲಯದ ಶೈಕ್ಷಣಿಕ ಪರಿಷತ್ತು;
- (ಬಿ) “ಕಾರ್ಯಸೂಚಿ ವಿಷಯಗಳು”, ಎಂದರೆ, ಪರಿನಿಯಮಗಳಲ್ಲಿ ಹೆಸರಿಸಬಹುದಾದ ಮತ್ತು ಒಂದು ಸಭೆಯಲ್ಲಿ ಆ ವಿಷಯಗಳನ್ನು ಮತ್ತು ಕಲಾಪಗಳನ್ನು ಅನುಮೋದಿಸಬಹುದೆಂದು ತಮ್ಮ ಸಮ್ಮತಿ ಸೂಚಿಸಿ ಕುಲಾಧಿಪತಿಯವರು ಮುಂಚಿತವಾಗಿಯೇ ಲಿಖಿತ ಅನುಮೋದನೆಯನ್ನು ಕೊಟ್ಟಿದ್ದಾಗ ಮಾತ್ರವೇ ಸಂದರ್ಭಾನುಸಾರ ಪ್ರಬಂಧಕರ ಮಂಡಳಿ ಅಥವಾ ವ್ಯವಸ್ಥಾಪನಾ ಮಂಡಳಿ ಅಥವಾ ಯಾವುದೇ ಸಮಿತಿಯವರು ಕಾರ್ಯಸೂಚಿಯಲ್ಲಿ ಸೇರಿಸಬಹುದಾದ ಅಥವಾ ಸಭೆಯಲ್ಲಿ ಚರ್ಚೆಗೆ ತೆಗೆದುಕೊಂಡು ನಿರ್ಣಯವನ್ನು ಕೊಡಬಹುದಾದ ಎಲ್ಲಾ ವಿಷಯಗಳು ಮತ್ತು ಕಲಾಪಗಳು;
- (ಸಿ) “ಪ್ರಬಂಧಕರ ಮಂಡಳಿ” ಎಂದರೆ, 23ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿರುವ ವಿಶ್ವವಿದ್ಯಾಲಯದ ಪ್ರಬಂಧಕರ ಮಂಡಳಿ;
- (ಡಿ) “ವ್ಯವಸ್ಥಾಪನಾ ಮಂಡಳಿ” ಎಂದರೆ, 24ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿರುವ ವಿಶ್ವವಿದ್ಯಾಲಯದ ಆಡಳಿತ ಮಂಡಳಿ;
- (ಇ) “ಕುಲಾಧಿಪತಿ”, “ಕುಲಪತಿ”, “ಸಹಕುಲಪತಿ” ಎಂದರೆ, ಅನುಕ್ರಮವಾಗಿ ವಿಶ್ವವಿದ್ಯಾಲಯದ ಕುಲಾಧಿಪತಿ, ಕುಲಪತಿ ಮತ್ತು ಸಹಕುಲಪತಿ;
- (ಎಫ್) “ಕ್ಯಾಂಪಸ್” ಎಂದರೆ, ಅದು ಎಲ್ಲಾದರೂ ಇರಲಿ ವಿಶ್ವವಿದ್ಯಾಲಯವು ಸ್ಥಾಪಿಸಿದ, ನಿರ್ವಹಿಸುವ ಒಂದು ಕ್ಯಾಂಪಸ್;
- (ಜಿ) “ಸಮಿತಿಗಳು” ಎಂದರೆ, ಈ ಅಧಿನಿಯಮದಡಿಯಲ್ಲಿ ರೂಪಿಸಲಾದ ಸಮಿತಿಗಳು ಅಥವಾ ಸಂದರ್ಭಾನುಸಾರವಾಗಿ ವಿಶ್ವವಿದ್ಯಾಲಯದ ವಿವಿಧ ಕಾರ್ಯಕರ್ತರು ರಚಿಸಿರುವ ಸಮಿತಿಗಳು ಮತ್ತು ಅದರಲ್ಲಿ ನಾಮನಿರ್ದೇಶನ ಸಮಿತಿ, ಹಣಕಾಸು ಸಮಿತಿ, ದೂರಶಿಕ್ಷಣ ಸಮಿತಿ ಮತ್ತು ಅಂಥ ಇತರ ಸಮಿತಿಗಳು ಒಳಗೊಳ್ಳುತ್ತವೆ;
- (ಎಚ್) “ಘಟಕ ಕಾಲೇಜು” ಎಂದರೆ, ವಿಶ್ವವಿದ್ಯಾಲಯವು ಸ್ಥಾಪಿಸಿ ನಿರ್ವಹಿಸುತ್ತಿರುವ ಒಂದು ಕಾಲೇಜು ಅಥವಾ ಸಂಸ್ಥೆ;
- (ಐ) “ಹಣಕಾಸು ಸಮಿತಿ” ಎಂದರೆ, 27ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿರುವ ವಿಶ್ವವಿದ್ಯಾಲಯದ ಹಣಕಾಸು ಸಮಿತಿ;
- (ಜೆ) “ಸರ್ಕಾರ” ಎಂದರೆ, ಕರ್ನಾಟಕ ಸರ್ಕಾರ;
- (ಕೆ) “ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳು” ಎಂದರೆ, ವಿಶ್ವವಿದ್ಯಾಲಯ ಅನುದಾನ ಆಯೋಗ, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು, ಭಾರತೀಯ ವೈದ್ಯಕೀಯ ಪರಿಷತ್ತು, ಭಾರತೀಯ ಔಷಧ ವಿಜ್ಞಾನ ಪರಿಷತ್ತು, ಭಾರತೀಯ ಕೃಷಿ ಸಂಶೋಧನಾ ಪರಿಷತ್ತು, ರಾಷ್ಟ್ರೀಯ ಮೌಲ್ಯಮಾಪನ ಮತ್ತು ಅಧಿಮಾನ್ಯತಾ ಪರಿಷತ್ತು, ರಾಷ್ಟ್ರೀಯ ಬೋಧಕ ಶಿಕ್ಷಣ ಪರಿಷತ್ತು, ದೂರಶಿಕ್ಷಣ ಪರಿಷತ್ತು, ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಪರಿಷತ್ತು ಮುಂತಾದ, ಉನ್ನತ ಶಿಕ್ಷಣದಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವಂತೆ ನೋಡಿಕೊಳ್ಳುವುದಕ್ಕಾಗಿ ಗುಣಮಟ್ಟಗಳು ಮತ್ತು ಷರತ್ತುಗಳನ್ನು ವಿಧಿಸುವುದಕ್ಕಾಗಿ, ಕೇಂದ್ರ ಸರ್ಕಾರವು ಸ್ಥಾಪಿಸಿರುವ ಒಂದು ಸಂಸ್ಥೆ ಮತ್ತು ಇದರಲ್ಲಿ ಸರ್ಕಾರವೂ ಸೇರಿರುತ್ತದೆ;
- (ಎಲ್) “ನಿಯಮಿಸಲಾದುದು” ಎಂದರೆ, ಈ ಅಧಿನಿಯಮದಡಿಯಲ್ಲಿ ಸರ್ಕಾರವು ರಚಿಸಲಾದ ನಿಯಮಗಳ ಮೂಲಕ ನಿಯಮಿಸಲಾದುದು;

- (ಎಂ) “ಒಂದು ಘಟಕ ಕಾಲೇಜಿಗೆ ಸಂಬಂಧಪಟ್ಟಂತೆ ಪ್ರಾಂಶುಪಾಲರು” ಎಂದರೆ, ಘಟಕ ಕಾಲೇಜಿನ ಮುಖ್ಯಸ್ಥರು ಮತ್ತು ಪ್ರಾಂಶುಪಾಲರು ಇಲ್ಲದಿದ್ದಲ್ಲಿ ಅಥವಾ ನೇಮಕವಾದ ಪ್ರಾಂಶುಪಾಲರ ಗೈರುಹಾಜರಿಯಲ್ಲಿ, ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಲು ತಾತ್ಕಾಲಿಕವಾಗಿ ನೇಮಕಗೊಂಡಿರುವ ಉಪಪ್ರಾಂಶುಪಾಲರು ಅಥವಾ ಯಾವುದೇ ಇತರ ವ್ಯಕ್ತಿಯೂ ಇದರಲ್ಲಿ ಒಳಗೊಳ್ಳುತ್ತಾರೆ;
- (ಎನ್) “ಕುಲಸಚಿವರು” ಎಂದರೆ, ವಿಶ್ವವಿದ್ಯಾಲಯದ ಕುಲಸಚಿವರು;
- (ಒ) “ಪ್ರಾದೇಶಿಕ ಕೇಂದ್ರ” ಎಂದರೆ, ಯಾವುದೇ ಪ್ರದೇಶದಲ್ಲಿನ ಅಧ್ಯಯನ ಕೇಂದ್ರಗಳ ಕಾರ್ಯವನ್ನು ಸಮನ್ವಯಗೊಳಿಸುವ ಮತ್ತು ಮೇಲ್ವಿಚಾರಣೆ ಮಾಡುವ ಉದ್ದೇಶಕ್ಕಾಗಿ ಮತ್ತು ಅಂಥ ಕೇಂದ್ರಕ್ಕೆ ವ್ಯವಸ್ಥಾಪನಾ ಮಂಡಳಿಯು ವಹಿಸಿಕೊಡಬಹುದಾದ ಅಂಥ ಇತರ ಕರ್ತವ್ಯಗಳನ್ನು ನೆರವೇರಿಸುವುದಕ್ಕಾಗಿ ವಿಶ್ವವಿದ್ಯಾಲಯವು ಸ್ಥಾಪಿಸಿದ ಅಥವಾ ನಿರ್ವಹಿಸಿಕೊಂಡುಬರುವ ಒಂದು ಕೇಂದ್ರ;
- (ಪಿ) ಈ ಅಧಿನಿಯಮಕ್ಕೆ ಸಂಬಂಧಿಸಿದಂತೆ “ಪ್ರಾಯೋಜಕ ಪ್ರಾಧಿಕಾರ” ಅಥವಾ “ಪ್ರಾಯೋಜಕ ಸಂಸ್ಥೆ” ಎಂದರೆ, ನ್ಯಾಸ;
- (ಕ್ಯೂ) “ರಾಜ್ಯ” ಎಂದರೆ, ಕರ್ನಾಟಕ ರಾಜ್ಯ;
- (ಆರ್) “ಪರಿಯಮಗಳು” ಮತ್ತು “ವಿನಿಯಮಗಳು” ಎಂದರೆ, ಈ ಅಧಿನಿಯಮದ ಅಡಿಯಲ್ಲಿ ರಚಿಸಿದ ಅನುಕ್ರಮವಾಗಿ ವಿಶ್ವವಿದ್ಯಾಲಯದ ಪರಿಯಮಗಳು ಮತ್ತು ವಿನಿಯಮಗಳು;
- (ಎಸ್) “ಅಧ್ಯಯನ ಕೇಂದ್ರ” ಎಂದರೆ, ವಿದ್ಯಾರ್ಥಿಗಳಿಗೆ ಅಗತ್ಯವಾದ ಬುದ್ಧಿವಾದ, ಸಲಹೆಗಳನ್ನು ನೀಡುವ ಅಥವಾ ಇತರ ಯಾವುದೇ ನೆರವನ್ನು ನೀಡುವ ಉದ್ದೇಶಕ್ಕಾಗಿ ವಿಶ್ವವಿದ್ಯಾಲಯವು ಸ್ಥಾಪಿಸಿದ ಮತ್ತು ನಿರ್ವಹಿಸಿಕೊಂಡುಬಂದ ಒಂದು ಕೇಂದ್ರ;
- (ಟಿ) “ಅಧ್ಯಾಪಕರು” ಎಂದರೆ, ಒಬ್ಬ ಪ್ರಾಧ್ಯಾಪಕರು, ಸಹಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು, ಅಥವಾ ವಿಶ್ವವಿದ್ಯಾಲಯದಲ್ಲಿ ಅಥವಾ ಒಂದು ಘಟಕ ಕಾಲೇಜಿನಲ್ಲಿ ಬೋಧಿಸುವುದಕ್ಕೆ ಅಥವಾ ಸಂಶೋಧನೆ ನಡೆಸುವುದಕ್ಕೆ ಅಥವಾ ಸಂಶೋಧನೆಗೆ ಮಾರ್ಗದರ್ಶನ ನೀಡುವುದಕ್ಕೆ ನೇಮಕವಾದ ಅಂಥ ಇತರ ವ್ಯಕ್ತಿ ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗವು ನಿಯಮಿಸಿದ ಗುಣಮಟ್ಟಗಳಿಗೆ ಅನುಸಾರವಾಗಿ ಇರುವ ಘಟಕ ಕಾಲೇಜಿನ ಪ್ರಾಂಶುಪಾಲರು ಇದರಲ್ಲಿ ಒಳಗೊಳ್ಳುತ್ತಾರೆ;
- (ಯು) “ನ್ಯಾಸ” ಎಂದರೆ, ಹರ್ಷಕ್ರಿಯ ಪ್ರತಿಷ್ಠಾನ (ನೋಂ) ನ್ಯಾಸ;
- (ವಿ) “ವಿಶ್ವವಿದ್ಯಾಲಯ ಅನುದಾನಗಳ ಆಯೋಗ” ಎಂದರೆ, ವಿಶ್ವವಿದ್ಯಾಲಯ ಅನುದಾನಗಳ ಆಯೋಗ ಅಧಿನಿಯಮ, 1956ರ (1956ರ ಕೇಂದ್ರ ಅಧಿನಿಯಮ 3) 4ನೇ ಪ್ರಕರಣದ ಅಡಿಯಲ್ಲಿ ಸ್ಥಾಪಿತವಾದ ಆಯೋಗ;
- (ಡಬ್ಲ್ಯೂ) “ವಿಶ್ವವಿದ್ಯಾಲಯ” ಎಂದರೆ, ಈ ಅಧಿನಿಯಮದಡಿಯಲ್ಲಿ ಸ್ಥಾಪಿಸಿ ನಿಗಮಿತಗೊಳಿಸಲಾದ ಅಮೃತ ಸಿಂಚನ ಆಧ್ಯಾತ್ಮಿಕ ವಿಶ್ವವಿದ್ಯಾಲಯ;
- (ಎಕ್ಸ್) “ಸಂದರ್ಶಕರು” ಎಂದರೆ, 13ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿದ ವಿಶ್ವವಿದ್ಯಾಲಯದ ಸಂದರ್ಶಕರು.

## ಅಧ್ಯಾಯ - II

### ವಿಶ್ವವಿದ್ಯಾಲಯ ಮತ್ತು ಪ್ರಾಯೋಜಕ ಸಂಸ್ಥೆ

3. ವಿಶ್ವವಿದ್ಯಾಲಯದ ಸ್ಥಾಪನೆಗೆ ಪ್ರಸ್ತಾವ.- (1) ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು ಮತ್ತು ಅದಕ್ಕನುಸಾರವಾಗಿ ಒಂದು ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಹಕ್ಕನ್ನು ನ್ಯಾಸವು ಹೊಂದಿರತಕ್ಕದ್ದು.
- (2) ನ್ಯಾಸವು ರಾಜ್ಯ ಸರ್ಕಾರಕ್ಕೆ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಪ್ರಸ್ತಾವವನ್ನು ಸಲ್ಲಿಸತಕ್ಕದ್ದು.
- (3) ನ್ಯಾಸವು ಈ ಮುಂದಿನ ವಿವರಗಳನ್ನು ಒಳಗೊಂಡಿರತಕ್ಕದ್ದು, ಎಂದರೆ:-
- ನ್ಯಾಸದ ವಿವರಗಳೊಂದಿಗೆ ವಿಶ್ವವಿದ್ಯಾಲಯದ ಧೈಯೋದ್ದೇಶಗಳು;
  - ವಿಶ್ವವಿದ್ಯಾಲಯದ ವ್ಯಾಪ್ತಿ ಮತ್ತು ಸ್ಥಾನಮಾನ ಹಾಗೂ ಭೂಮಿಯ ಲಭ್ಯತೆ;
  - ಪ್ರಾರಂಭದ ದಿನಾಂಕದಿಂದ ನಿಕಟ ಐದು ಶೈಕ್ಷಣಿಕ ವರ್ಷಗಳ ಅವಧಿಯಲ್ಲಿ ವಿಶ್ವವಿದ್ಯಾಲಯವು ಕೈಗೊಳ್ಳಬೇಕೆಂದಿರುವ ಅಧ್ಯಯನ ಮತ್ತು ಸಂಶೋಧನಾ ಕಾರ್ಯಕ್ರಮಗಳ ಸ್ವರೂಪ ಮತ್ತು ಬಗೆಗಳು;
  - ಪ್ರಾರಂಭಿಸಬೇಕೆಂದು ಪ್ರಸ್ತಾಪಿಸಿರುವ ವ್ಯಾಸಂಗ ವಿಭಾಗಗಳು (ಫ್ಯಾಕಲ್ಟಿಗಳು), ಅಧ್ಯಯನ ಕ್ರಮಗಳು ಮತ್ತು ಸಂಶೋಧನೆಗಳ ಸ್ವರೂಪ;
  - ಕಟ್ಟಡಗಳು, ಸಲಕರಣೆಗಳು ಮತ್ತು ರಚನಾ ಸೌಕರ್ಯಗಳನ್ನು ಒದಗಿಸುವಂಥ ಕ್ಯಾಂಪಸ್ ಅಭಿವೃದ್ಧಿ;
  - ಪ್ರಾರಂಭದ ದಿನಾಂಕದ ನಿಕಟ ಐದು ಶೈಕ್ಷಣಿಕ ವರ್ಷಗಳ ಅವಧಿಗಾಗಿ ಬಂಡವಾಳ ವೆಚ್ಚದ ಹಂತಗಳು;
  - ಬಾಬುವಾರು ಆವರ್ತಕ ವೆಚ್ಚ, ಆರ್ಥಿಕ ಮೂಲಗಳು ಮತ್ತು ಪ್ರತಿಯೊಬ್ಬ ವಿದ್ಯಾರ್ಥಿಗೆ ತಗಲುವ ಅಂದಾಜು ವೆಚ್ಚ;
  - ಸಂಪನ್ಮೂಲ ಸಂಗ್ರಹಣೆಗಾಗಿ ಯೋಜನೆ ಮತ್ತು ಅದಕ್ಕೆ ಬಂಡವಾಳದಿಂದ ತಗಲುವ ವೆಚ್ಚ ಹಾಗೂ ಪ್ರತಿಯೊಂದು ಮೂಲಕ್ಕೂ ಮರು ಸಂದಾಯ ಮಾಡುವ ರೀತಿ;
  - ವಿದ್ಯಾರ್ಥಿಗಳಿಂದ ಶುಲ್ಕ ವಸೂಲು ಮಾಡಿ ಆಂತರಿಕವಾಗಿ ನಿಧಿ ಸಂಗ್ರಹಿಸುವ ಯೋಜನೆ, ಸಲಹಾ ಸೇವೆ ಮತ್ತು ವಿಶ್ವವಿದ್ಯಾಲಯದ ಧೈಯೋದ್ದೇಶಗಳಿಗೆ ಸಂಬಂಧಿಸಿದ ಇತರ ಚಟುವಟಿಕೆಗಳಿಂದ ನಿರೀಕ್ಷಿತ ವರಮಾನಗಳು ಮತ್ತು ಇತರ ನಿರೀಕ್ಷಿತ ವರಮಾನಗಳು;

- (x) ಘಟಕವೊಂದಕ್ಕೆ ತಗಲುವ ವೆಚ್ಚದ ವಿವರಗಳು, ಆರ್ಥಿಕವಾಗಿ ದುರ್ಬಲವಾದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಶುಲ್ಕ, ಉಚಿತ ಶಿಕ್ಷಣ (ಫ್ರಿಶಿಪ್) ಮತ್ತು ವಿದ್ಯಾರ್ಥಿ ವೇತನದಲ್ಲಿ ನೀಡುವ ರಿಯಾಯಿತಿ ಅಥವಾ ವಿನಾಯಿತಿಯ ಪರಿಮಿತಿಯ ವಿವರಗಳನ್ನು ಮತ್ತು ಅನಿವಾಸಿ ಭಾರತೀಯರು ಅಥವಾ ಭಾರತೀಯ ಮೂಲದ ವ್ಯಕ್ತಿಗಳಿಗೆ ಅಥವಾ ಅನಿವಾಸಿ ಭಾರತೀಯರು ಅಥವಾ ಭಾರತೀಯ ಮೂಲದ ವ್ಯಕ್ತಿಗಳು ಪ್ರಾಯೋಜಿಸಿದ ವಿದ್ಯಾರ್ಥಿಗಳಿಗೆ ಮತ್ತು ಭಾರತವನ್ನು ಇತರ ರಾಷ್ಟ್ರಗಳ ವಿದ್ಯಾರ್ಥಿಗಳಿಗೆ ವಿಧಿಸತಕ್ಕ ಶುಲ್ಕದ ದರಗಳು ಬೇರೆ ಬೇರೆ ಇದ್ದಲ್ಲಿ ಅವುಗಳನ್ನು ಸೂಚಿಸುವ ಶುಲ್ಕ ರಚನೆಯ ವಿವರಗಳು;
- (xi) ಸಂಬಂಧಪಟ್ಟ ವಿದ್ಯಾ ವಿಭಾಗದಲ್ಲಿ ಎಷ್ಟು ವರ್ಷಗಳ ಅನುಭವ ಮತ್ತು ಪರಿಣಿತಿಯನ್ನು ನ್ಯಾಸವು ದೊರಕಿಸಿಕೊಡಲಿದೆ ಹಾಗೂ ಅದರ ಹಣಕಾಸಿನ ಸಂಪನ್ಮೂಲಗಳು;
- (xii) ವಿಶ್ವವಿದ್ಯಾಲಯದಲ್ಲಿರುವ ಅಧ್ಯಯನ ಕ್ರಮಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವುದಕ್ಕಾಗಿ ಇರುವ ವ್ಯವಸ್ಥೆ;
- (xiii) ವಿಶ್ವವಿದ್ಯಾಲಯವು ಸ್ಥಾಪನೆಯಾಗುವುದಕ್ಕೆ ಮೊದಲು ನೆರವೇರಿಸಬೇಕೆಂದು ರಾಜ್ಯ ಸರ್ಕಾರವು ಅಗತ್ಯಪಡಿಸಬಹುದಾದ ಅಂಥ ಇತರ ಷರತ್ತುಗಳ ನೆರವೇರಿಕೆಯ ಹಂತ.

(4) ಸ್ವೀಕರಿಸಿದ ಪ್ರಸ್ತಾವಗಳನ್ನು ಪರೀಕ್ಷಿಸಲು ರಾಜ್ಯ ಸರ್ಕಾರವು, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಪದನಿಮಿತ್ತ ಸದಸ್ಯರಾದ ಮೂರು ಸದಸ್ಯರುಗಳನ್ನು ಒಳಗೊಂಡ ಒಂದು ಪರಿಶೋಧನಾ ಸಮಿತಿಯನ್ನು ರಚಿಸತಕ್ಕದ್ದು ಮತ್ತು ಅದು ರಾಜ್ಯ ಸರ್ಕಾರಕ್ಕೆ ಶಿಫಾರಸ್ಸನ್ನು ಮಾಡತಕ್ಕದ್ದು.

4. ವಿಶ್ವವಿದ್ಯಾಲಯದ ಸ್ಥಾಪನೆ.- (1) ರಾಜ್ಯ ಸರ್ಕಾರವು ಪರಿಶೋಧನಾ ಸಮಿತಿಯು ಮಾಡಿದ ಶಿಫಾರಸ್ಸುಗಳನ್ನು ಪರಿಶೀಲಿಸಿದ ತರುವಾಯ ಮತ್ತು ತಾನು ಅವಶ್ಯವೆಂದು ಭಾವಿಸುವಂಥ ವಿಚಾರಣೆಯನ್ನು ನಡೆಸಿದ ತರುವಾಯ,-

- (i) ನ್ಯಾಸವು ಸಾಕಷ್ಟು ಮೂಲ ಸೌಕರ್ಯದೊಂದಿಗೆ ವಿಶ್ವವಿದ್ಯಾಲಯವೊಂದನ್ನು ನಡೆಸಲು ಸಮರ್ಥವಾಗಿದೆ ಎಂದು ಅದು ಮನಗಂಡರೆ;
- (ii) ಪ್ರದೇಶಕ್ಕನುಸಾರವಾಗಿ ಕೆಳಗೆ ನಿರ್ದಿಷ್ಟ ಪಡಿಸಿದ ವ್ಯಾಪ್ತಿಗೆ ಭೂಮಿಯ ಒಡೆತನವನ್ನು ಹೊಂದಿರತಕ್ಕದ್ದು, ಎಂದರೆ:-
  - (ಎ) ಭೂಮಿಯು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಿತಿಯೊಳಗಿದ್ದರೆ ಇಪ್ಪತ್ತೈದು ಎಕರೆಗಳು;
  - (ಬಿ) ಭೂಮಿಯು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಿತಿಯಿಂದ ಹೊರಗೆ ಇದ್ದು, ಆದರೆ ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಪ್ರದೇಶದ ಒಳಗೆ ಇದ್ದರೆ ನಲವತ್ತು ಎಕರೆಗಳು;
  - (ಸಿ) ಭೂಮಿಯು (ಎ) ಮತ್ತು (ಬಿ) ಖಂಡಗಳಲ್ಲಿ ನಿರ್ದಿಷ್ಟಪಡಿಸಿದ ಸ್ಥಳಗಳನ್ನು ಹೊರತುಪಡಿಸಿದ್ದರೆ ಅರವತ್ತು ಎಕರೆಗಳಿಗಿಂತ ಕಡಿಮೆ ಇರತಕ್ಕದ್ದಲ್ಲ.

ಮೇಲೆ ನಿರ್ದಿಷ್ಟಪಡಿಸಿದ ಭೂಮಿಯು ಏಕ ಘಟಕ(ಸಿಂಗಲ್ ಬ್ಲಾಕ್) ದಲ್ಲಿರತಕ್ಕದ್ದು ಮತ್ತು ಇದು ಸಂಬಂಧಪಟ್ಟ ನ್ಯಾಸ /ಪ್ರತಿಷ್ಠಾನ/ ಸಂಸ್ಥೆ/ ವಿಶ್ವವಿದ್ಯಾಲಯದ ಹೆಸರಿನಲ್ಲಿರತಕ್ಕದ್ದು. 3ನೇ ಪ್ರಕರಣದ (3)ನೇ ಉಪಪ್ರಕರಣದಲ್ಲಿ ಅಗತ್ಯಪಡಿಸಲಾದಂತೆ ನ್ಯಾಸವು ಒದಗಿಸಿದ ವಿವರಗಳ ಆಧಾರದ ಮೇಲೆ ಸರ್ಕಾರವು 47ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿರುವ ಶಾಶ್ವತ ಶಾಸನಬದ್ಧ ದತ್ತಿ ನಿಧಿಯನ್ನು ಸ್ಥಾಪಿಸಬೇಕೆಂದು ನ್ಯಾಸಕ್ಕೆ ನಿರ್ದೇಶನ ನೀಡಬಹುದು.

(2) ಶಾಶ್ವತ ಶಾಸನಬದ್ಧ ದತ್ತಿ ನಿಧಿಯ ಸ್ಥಾಪನೆಯ ತರುವಾಯ, ಸರ್ಕಾರವು, ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ, “ಅಮೃತ ಸಿಂಚನ ಆಧ್ಯಾತ್ಮಿಕ ವಿಶ್ವವಿದ್ಯಾಲಯ” ಎಂಬ ಹೆಸರಿನ ಒಂದು ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ರಾಜ್ಯದಲ್ಲಿ ಸ್ಥಾಪಿಸುವುದಕ್ಕೆ ಮಂಜೂರಾತಿಯನ್ನು ನೀಡಬಹುದು.

(3) ವಿಶ್ವವಿದ್ಯಾಲಯದ ಕೇಂದ್ರ ಕಾರ್ಯಸ್ಥಾನವು ರಾಜ್ಯ ಸರ್ಕಾರದ ಅನುಮೋದನೆಯೊಂದಿಗೆ ಪ್ರಾಯೋಜಿಕ ಸಂಸ್ಥೆಯು ನಿರ್ಧರಿಸಬಹುದಾದ ಅಂಥ ಸ್ಥಳದಲ್ಲಿ ಇರತಕ್ಕದ್ದು. ವಿಶ್ವವಿದ್ಯಾಲಯವು ತನ್ನ ಕ್ಯಾಂಪಸ್ಸುಗಳನ್ನು ಅಥವಾ ಪ್ರಾದೇಶಿಕ ಕೇಂದ್ರಗಳನ್ನು, ಅಧ್ಯಯನ ಕೇಂದ್ರಗಳನ್ನು ಕರ್ನಾಟಕದ ಯಾವುದೇ ಭಾಗದಲ್ಲಿ ಹೊಂದಿರತಕ್ಕದ್ದು ಮತ್ತು ಆ ಬಗ್ಗೆ ರಾಜ್ಯ ಸರ್ಕಾರದ ಪೂರ್ವಾನುಮತಿಯನ್ನು ಪಡೆದುಕೊಳ್ಳುವುದಕ್ಕೊಳಪಟ್ಟು ಹಾಗೂ ವಿಶ್ವವಿದ್ಯಾಲಯದ ಅನುದಾನ ಆಯೋಗದ ಗುಣಮಟ್ಟಗಳಿಗನುಸಾರವಾಗಿ ಹೊಂದಿರತಕ್ಕದ್ದು.

(4) ಮೊದಲ ಕುಲಾಧಿಪತಿಯವರು, ಮೊದಲ ಕುಲಪತಿಯವರು, ಪ್ರಬಂಧಕ ಮಂಡಳಿಯ ಮೊದಲ ಸದಸ್ಯರುಗಳು, ವ್ಯವಸ್ಥಾಪನಾ ಮಂಡಳಿಯ ಹಾಗೂ ಶೈಕ್ಷಣಿಕ ಪರಿಷತ್ತಿನ ಮೊದಲ ಸದಸ್ಯರುಗಳು ಮತ್ತು ಇನ್ನು ಮುಂದೆ, ಅಂಥ ಅಧಿಕಾರಿಗಳು ಅಥವಾ ಸದಸ್ಯರುಗಳಾಗಬಹುದಾದಂಥ ಎಲ್ಲಾ ವ್ಯಕ್ತಿಗಳು, ಅಂಥ ಪದ ಅಥವಾ ಸದಸ್ಯತ್ವವನ್ನು ಹೊಂದಿರುವುದು ಮುಂದುವರೆಯುವವರೆಗೆ, ಒಂದು ನಿಗಮಿತ ನಿಕಾಯವನ್ನು ರಚಿಸತಕ್ಕದ್ದು. ಮತ್ತು ಅದು ವಿಶ್ವವಿದ್ಯಾಲಯದ ಹೆಸರಿನಲ್ಲಿ ದಾವೆ ಹೂಡಬಹುದು ಮತ್ತು ದಾವೆಗೊಳಗಾಗಬಹುದು.

(5) (2)ನೇ ಉಪಪ್ರಕರಣದ ಅಡಿಯಲ್ಲಿ ವಿಶ್ವವಿದ್ಯಾಲಯವು ಸ್ಥಾಪನೆಗೆ ಮಂಜೂರಾತಿಯಾದ ಮೇಲೆ, ವಿಶ್ವವಿದ್ಯಾಲಯದ ಉದ್ದೇಶಕ್ಕಾಗಿ, ನ್ಯಾಸವು ಆರ್ಜಿಸಿದ, ಸೃಜಿಸಿದ, ಏರ್ಪಾಟು ಮಾಡಿಕೊಂಡ ಅಥವಾ ಕಟ್ಟಲ್ಪಟ್ಟ ಭೂಮಿ ಮತ್ತು ಇತರ ಸ್ಥಿರ ಮತ್ತು ಚರ ಸ್ವತ್ತು, ವಿಶ್ವವಿದ್ಯಾಲಯದಲ್ಲಿ ನಿಹಿತವಾಗಿರತಕ್ಕದ್ದು.

(6) ವಿಶ್ವವಿದ್ಯಾಲಯವು ಹೂಡಿದ ಅಥವಾ ಅದರ ವಿರುದ್ಧ ಹೂಡಲಾದ ಎಲ್ಲಾ ದಾವೆಗಳಲ್ಲಿ ಮತ್ತು ಇತರ ಕಾನೂನು ವ್ಯವಹರಣೆಗಳಲ್ಲಿ ವಾದ ಪತ್ರಗಳಿಗೆ ಕುಲಸಚಿವರು ಸಹಿ ಮಾಡಿ ಸತ್ಯಾಪನೆ ಮಾಡತಕ್ಕದ್ದು ಮತ್ತು ಅಂಥ ದಾವೆಗಳಲ್ಲಿನ ಮತ್ತು ವ್ಯವಹರಣೆಗಳಲ್ಲಿನ ಎಲ್ಲಾ ಆದೇಶಿಕಗಳನ್ನು ಕುಲಸಚಿವರಿಗೆ ನೀಡತಕ್ಕದ್ದು ಮತ್ತು ಅವರಿಗೆ ಜಾರಿ ಮಾಡತಕ್ಕದ್ದು.

(7) ವಿಶ್ವವಿದ್ಯಾಲಯದಲ್ಲಿನ ಭೂಮಿ, ಕಟ್ಟಡ ಮತ್ತು ಇತರ ಸ್ವತ್ತುಗಳನ್ನು ವಿಶ್ವವಿದ್ಯಾಲಯದ ಉದ್ದೇಶಗಳಿಗೆ ಅನುಷಂಗಿಕವಾಗಿರುವುದನ್ನು ಹೊರತುಪಡಿಸಿ ಇತರ ಯಾವುದೇ ಉದ್ದೇಶಕ್ಕಾಗಿ ಬಳಸತಕ್ಕದ್ದಲ್ಲ.



5. ಅನುದಾನಗಳು ಮತ್ತು ಹಣಕಾಸು ನೆರವು.- ವಿಶ್ವವಿದ್ಯಾಲಯವು ಸ್ವಂತ ಧನಮೂಲ ಉಳ್ಳದ್ದಾಗಿರತಕ್ಕದ್ದು ಮತ್ತು ರಾಜ್ಯದಿಂದ ಅಥವಾ ರಾಜ್ಯದ ಒಡತನದಲ್ಲಿರುವ ಅಥವಾ ನಿಯಂತ್ರಣದಲ್ಲಿರುವ ಯಾವುದೇ ಇತರ ಸಂಸ್ಥೆ ಅಥವಾ ನಿಗಮದಿಂದ ಯಾವುದೇ ನಿರ್ವಹಣಾ ಸಹಾಯ ಅನುದಾನ ಅಥವಾ ಯಾವುದೇ ಹಣಕಾಸು ನೆರವನ್ನು ಹಕ್ಕಿನಿಂದ ಕೇಳತಕ್ಕದ್ದಲ್ಲ ಅಥವಾ ಅದನ್ನು ಪಡೆಯಲು ಹಕ್ಕನ್ನು ಹೊಂದಿರತಕ್ಕದ್ದಲ್ಲ;

ಪರಂತು, ರಾಜ್ಯವು,-

(ಎ) ಇತರ ರಾಜ್ಯ ಸರ್ಕಾರದ ಸಂಘಟನೆಗಳಿಗೆ ಹಣಕಾಸು ನೆರವನ್ನು ಒದಗಿಸುತ್ತಿರುವಂಥದ್ದೇ ಸಂಶೋಧನೆ, ಅಭಿವೃದ್ಧಿ ಮತ್ತಿತರ ಚಟುವಟಿಕೆಗಳಿಗಾಗಿ; ಅಥವಾ

(ಬಿ) ಸರ್ಕಾರದಿಂದ ನೆರವನ್ನು ಪಡೆಯುವ ಯಾವುದೇ ನಿರ್ದಿಷ್ಟ ಸಂಶೋಧನೆ ಅಥವಾ ಕಾರ್ಯಕ್ರಮಗಳಿಗಾಗಿ; ಮತ್ತು

(ಸಿ) ರಾಜ್ಯ ಕಾರ್ಯನೀತಿಯ ಬದಲಾವಣೆಗೆ ಒಳಪಟ್ಟು ಅಥವಾ ಅನ್ಯಥಾ ಇದೇ ಬಗೆಯ ವಿಶ್ವವಿದ್ಯಾಲಯಗಳಿಗೆ ಅವಕಾಶವನ್ನು ಕಲ್ಪಿಸುವುದಕ್ಕೆ ಅಥವಾ ಅವುಗಳ ಪ್ರಯೋಜನಕ್ಕಾಗಿ.

- ಅನುದಾನದ ಮೂಲಕ ಅಥವಾ ಅನ್ಯಥಾ ಹಣಕಾಸು ಬೆಂಬಲವನ್ನು ಒದಗಿಸಬಹುದು:

ಮತ್ತು ಪರಂತು, ವಿಶ್ವವಿದ್ಯಾಲಯವು, ಯಾವುದೇ ಇತರ ಮೂಲದಿಂದ ಯಾವುದೇ ಆರ್ಥಿಕ ನೆರವನ್ನು ಸ್ವೀಕರಿಸಬಹುದು.

6. ಘಟಕ ಕಾಲೇಜು, ಹೆಚ್ಚುವರಿ ಕ್ಯಾಂಪಸ್‌ಗಳು, ಪ್ರಾದೇಶಿಕ ಕೇಂದ್ರಗಳು ಅಥವಾ ಅಧ್ಯಯನ ಕೇಂದ್ರಗಳನ್ನು ಸ್ಥಾಪಿಸುವುದಕ್ಕೆ ಅಧಿಕಾರ.-

ವಿಶ್ವವಿದ್ಯಾಲಯವು ಸ್ಥಾಪನೆಯಾದ ತರುವಾಯ ಐದು ವರ್ಷಗಳನ್ನು ಪೂರ್ಣಗೊಳಿಸಿದ ನಂತರ, ವಿಶ್ವವಿದ್ಯಾಲಯ ಅನುದಾನ ಆಯೋಗದ ಮತ್ತು ಇತರ ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳ ಗುಣಮಟ್ಟಗಳಿಗೆ ಒಳಪಟ್ಟು, ರಾಜ್ಯ ಸರ್ಕಾರದ ಪೂರ್ವಾನುಮೋದನೆಯೊಂದಿಗೆ, ವಿಶ್ವವಿದ್ಯಾಲಯವು, ರಾಜ್ಯದಲ್ಲಿ ತನಗೆ ಸೂಕ್ತವೆನಿಸುವಂಥ ಸ್ಥಳಗಳಲ್ಲಿ ಘಟಕ ಕಾಲೇಜುಗಳು, ಹೆಚ್ಚುವರಿ ಕ್ಯಾಂಪಸ್‌ಗಳು, ಪ್ರಾದೇಶಿಕ ಕೇಂದ್ರಗಳು ಮತ್ತು ಅಧ್ಯಯನ ಕೇಂದ್ರಗಳನ್ನು ಹೊಂದಿರಬಹುದು.

7. ವಿಶ್ವವಿದ್ಯಾಲಯದ ದೈನಂದಿನೋದ್ದೇಶಗಳು.- ವಿಶ್ವವಿದ್ಯಾಲಯವು ತನ್ನ ಭವಿಷ್ಯದ ದೃಷ್ಟಿ ಮತ್ತು ದೈನಂದಿನೋದ್ದೇಶಗಳನ್ನು ಸಾಧಿಸಲು ಈ ಮುಂದಿನ ವಿಸ್ತೃತ ಕಾರ್ಯತಂತ್ರಗಳನ್ನು ಕೈಗೊಳ್ಳಬಹುದು:-

- (1) ವಿದ್ಯಾರ್ಥಿಗಳಿಗೆ ಮಾನವ ಮೌಲ್ಯಗಳು, ಕೌಟುಂಬಿಕ ಮೌಲ್ಯಗಳು, ಸಾಮಾಜಿಕ ಮೌಲ್ಯಗಳು, ರಾಷ್ಟ್ರೀಯ ಮೌಲ್ಯಗಳು ಮತ್ತು ಆಧ್ಯಾತ್ಮಿಕ ಮೌಲ್ಯಗಳು ಮುಂತಾದ ಮೌಲ್ಯವರ್ಧಿತ ಶಿಕ್ಷಣವನ್ನು ನೀಡುವ ಮೂಲಕ ವಿದ್ಯಾರ್ಥಿಗಳು ಜವಾಬ್ದಾರಿಗಳನ್ನು ಹೊರಲು ತಯಾರಾಗುವಂತೆ ಮಾಡಿ ಅವರು ಪದವೀಧರರಷ್ಟೇ ಆಗದೆ ಮುಖಂಡರುಗಳಾಗುವಂತೆ ಮಾಡುವುದು;
- (2) ಜೀವನ ಮತ್ತು ಜೀವನ ಕೌಶಲಗಳ ಜ್ಞಾನವನ್ನು ನೀಡುವುದು, ಮೌಲ್ಯಗಳನ್ನು ಮತ್ತು ತತ್ವಗಳನ್ನು ಮೈಗೂಡಿಸುವುದು, ಪ್ರಕೃತಿ ಮತ್ತು ವಿಶ್ವದೊಂದಿಗೆ ಸಾಮರಸ್ಯದೊಂದಿಗೆ ಇರುವುದು, ಪ್ರತಿಯೊಂದು ಜೀವಿಯನ್ನು ಪ್ರೀತಿಸುವುದು ಮತ್ತು ಗೌರವಿಸುವುದು, ಪರಮಾತ್ಮನೊಂದಿಗೆ ಲೀನವಾಗುವುದು ಹೇಗೆಂಬ ಬಗ್ಗೆ ಅರಿವನ್ನು ಮೂಡಿಸುವುದು;
- (3) ಭಾರತೀಯ ಪ್ರಾಚೀನ ಆಧ್ಯಾತ್ಮಿಕ ಸಂಸ್ಕೃತಿ: ಗುರು-ಶಿಷ್ಯ ಪರಂಪರೆಯ ಅಸ್ತಿತ್ವವನ್ನು ಮರಳಿ ತರುವುದು;
- (4) ಆರೋಗ್ಯದ ಮತ್ತು ಆರೋಗ್ಯಪಾಲನೆಯ ಮಾರ್ಗಗಳ ಬಗ್ಗೆ ಸಮಾಜದಲ್ಲಿ ಅರಿವನ್ನುಂಟು ಮಾಡುವುದು ಮತ್ತು ಅದರಿಂದ ಆರೋಗ್ಯಕರ, ಸಾಮರಸ್ಯ ಸಮಾಜವನ್ನು ಸೃಜಿಸುವುದು;
- (5) ಸಹ ಮಾನವ ಜೀವಿಗಳ ಯಾತನೆಗಳನ್ನು ಕಡಿಮೆ ಮಾಡುವುದು ಮತ್ತು ಪ್ರಕೃತಿ ಧರ್ಮಗಳು ಮತ್ತು ಪ್ರಾಕೃತಿಕ ವಸ್ತುಗಳ ಮೇಲೆ ಆಧಾರಿತವಾದ ಔಷಧ ರಹಿತ ಶಕ್ತಿ ವರ್ಧಕ ವೈದ್ಯಕೀಯ ಪದ್ಧತಿಯನ್ನು ಪ್ರೋತ್ಸಾಹಿಸುವುದು ಮತ್ತು ಜನಪ್ರಿಯಗೊಳಿಸುವುದು;
- (6) ಶತಮಾನಗಳಿಂದ ಹೆಸರುವಾಸಿಯಾದ ಭಾರತದ ಪರಂಪರೆಯ ಮೂಲಕ ಪ್ರಸ್ತುತ ಇರುವ ಅವ್ಯವಸ್ಥಿತ ಸ್ಥಿತಿಯಿಂದ, ಸಮಾಜವನ್ನು ಪರಿವರ್ತಿಸಲು ಸರಿಯಾದ ಜ್ಞಾನ ಮತ್ತು ಶಿಸ್ತನ್ನು ಕಲ್ಪಿಸುವುದು;
- (7) ಶಿಕ್ಷಣ ಕ್ಷೇತ್ರದಲ್ಲಿ ತಮ್ಮ ಮಕ್ಕಳು ಏನಾಗಬೇಕು ಎಂಬುದನ್ನು ಅಪೇಕ್ಷಿಸುವ ಬಗ್ಗೆ ತಂದೆ ತಾಯಿಗಳಿಗೆ ಸ್ಪಷ್ಟತೆಯನ್ನು ನೀಡುವುದು ಮತ್ತು ಅವರಿಗೆ ತಮ್ಮ ಮಕ್ಕಳ ಜವಾಬ್ದಾರಿಗಳ ಬಗ್ಗೆ ಅರಿವನ್ನು ಮೂಡಿಸುವುದು;
- (8) ಆಧ್ಯಾತ್ಮದ ಬೋಧನೆಯ ಪ್ರಾಚೀನ ವಿಧಾನವನ್ನು ಮತ್ತು ಯೋಗಿಗಳಂಥ ನಮ್ಮ ಪೂರ್ವಜರು ತಮ್ಮ ವಿಪುಲ ಸಂಶೋಧನೆಗಳ ಫಲವಾಗಿ ಪಡೆದ ಅನುಭವವನ್ನು ಮನಸ್ಸಿಗೆ ನಾಟುವಂತೆ ಹೇಳುವುದು. ಇದು ವಿದ್ಯಾರ್ಥಿಗಳಿಗೆ ಜ್ಞಾನದ ಹಿಂದಿರುವ ವಿವೇಕವನ್ನು ಅರ್ಥಮಾಡಿಕೊಳ್ಳಲು ಮತ್ತು ತಮ್ಮ ಕೌಶಲಗಳನ್ನು ಕೇವಲ ಕಲಿಸುವುದು ಮಾತ್ರವಲ್ಲದೆ ತಮ್ಮ ಅಭ್ಯುದಯಕ್ಕೆ ಅದನ್ನು ಉಪಯೋಗಿಸುವುದು;
- (9) ಪ್ರಾಚೀನ ಪದ್ಧತಿಯ ಮೂಲಕ ಪಾರಂಪರಿಕ ಉಪಶಮನ ವಿಧಾನಗಳನ್ನು ಗುರುತಿಸುವುದು;
- (10) ಪ್ರಭಾವಯುತ ಉಪಶಮನಕಾರರನ್ನು ಹಾಗೂ ಅವರ ಪ್ರತಿಭೆಯನ್ನು ಗುರುತಿಸುವ ಮೂಲಕ ಅವರನ್ನು ಬೆಳಕಿಗೆ ತಂದು ಅವರ ಮೌಲ್ಯಯುತ ಸೇವೆಯನ್ನು ಅಗತ್ಯವಿರುವವರಿಗೆ ಲಭ್ಯವಾಗುವಂತೆ ಮಾಡುವುದು;
- (11) ಯಶಸ್ವಿ ಉಪಶಮನಕಾರರಿಗೆ ತಮ್ಮ ಜ್ಞಾನ ಮತ್ತು ಅನುಭವವನ್ನು ಹಂಚಿಕೊಳ್ಳಲು ಒಂದು ವೇದಿಕೆಯನ್ನು ಕಲ್ಪಿಸುವುದು ಮತ್ತು ಅವರನ್ನು ಆಶ್ರಯಿಸುವ ಒಂದು ವಿಶ್ವಸಾರ್ವಜನಿಕ ಪದ್ಧತಿಯನ್ನು ಒದಗಿಸುವುದು;
- (12) ಈಗಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಜೀವನವನ್ನು ನಡೆಸಲು ಸಮರ್ಥರಲ್ಲದ ಗ್ರಾಮೀಣ ಅಭ್ಯರ್ಥಿಗಳಿಗೆ ಅವರ ಸಂವಹನ ಕೌಶಲಗಳನ್ನು ಎತ್ತಿಹಿಡಿಯುವ ಮೂಲಕ, ಅವರೊಡನೆ ಹೆಚ್ಚಿನ ಗಮನವನ್ನು ನೀಡುವುದು;

- (13) ಆರೋಗ್ಯ, ವಿಜ್ಞಾನಗಳು, ಸಾಮಾಜಿಕ ವಿಜ್ಞಾನಗಳು, ಮಾನವಿಕಗಳು ಮತ್ತು ವ್ಯವಸ್ಥಾಪನೆ ಇಂಥ ಕ್ಷೇತ್ರಗಳಲ್ಲಿ ವಿವಿಧ ಪಠ್ಯ ವಿಷಯಗಳಲ್ಲಿ ಶಿಕ್ಷಣ, ಬೋಧನೆ, ತರಬೇತಿ, ಸಂಶೋಧನೆ ಮತ್ತು ಅಭಿವೃದ್ಧಿಯನ್ನು ಕಲ್ಪಿಸುವುದು ಮತ್ತು ಈ ಕ್ಷೇತ್ರಗಳಲ್ಲಿ ಸಂಶೋಧನೆ, ಪ್ರಗತಿ ಮತ್ತು ಪ್ರಸರಣಕ್ಕಾಗಿ ಉಪಬಂಧಗಳನ್ನು ಕಲ್ಪಿಸುವುದು;
- (14) ಪ್ರಾಚೀನ ಪಠ್ಯಗಳನ್ನು ಪ್ರಾದೇಶಿಕ ಭಾಷೆಗಳಿಗೆ ಮತ್ತು ಇಂಗ್ಲೀಷ್ ಭಾಷೆಗೆ ಅನುವಾದ ಮಾಡುವುದು ಮತ್ತು ಪ್ರಾದೇಶಿಕ ಭಾಷಾ ಜ್ಞಾನವನ್ನು ಇಂಗ್ಲೀಷ್‌ಗೆ ಅನುವಾದ ಮಾಡುವುದು;
- (15) ಪ್ರಾಚೀನ ಗ್ರಂಥಗಳ (ತಾಳೆಗರಿ, ಶಾಸನ ಇತ್ಯಾದಿಗಳು) ಅಧ್ಯಯನಕ್ಕೆ ಸೌಲಭ್ಯವನ್ನು ಕಲ್ಪಿಸುವುದು;
- (16) ಗುಣಮಟ್ಟದ ಶಿಕ್ಷಣವನ್ನು ಉತ್ತೇಜಿಸುವುದಕ್ಕಾಗಿ ಸಂಪನ್ಮೂಲ ಕೇಂದ್ರಗಳನ್ನು ಅಭಿವೃದ್ಧಿಪಡಿಸುವುದು;
- (17) ಭಾರತೀಯ ಧಾರ್ಮಿಕ ನಂಬಿಕೆಗಳ ಮತ್ತು ಮಹಾ ಗ್ರಂಥಗಳ (ರಾಮಾಯಣ, ಮಹಾಭಾರತ, ಭಗವದ್ಗೀತೆ, ಉಪನಿಷತ್ತುಗಳು, ಪುರಾಣಗಳು, ಪಂಚತಂತ್ರ, ಜಾತಕ) ಅಧ್ಯಯನ ಮತ್ತು ಸಂಶೋಧನೆಗಾಗಿ ಸೌಲಭ್ಯವನ್ನು ಕಲ್ಪಿಸುವುದು;
- (18) ರೇಖೆ ಮತ್ತು ಇತರ ವಿಧಾನಗಳು, ಪಾರಂಪರಿಕ ಭಾರತೀಯ ವಾಸ್ತು ಮತ್ತು ಫೆಂಗ್‌ಶುಯಿ, ಕದನ ಕಲೆಗಳು, ಆಧ್ಯಾತ್ಮಿಕ ಉಪಶಮನ, ಮಣಿಗಳು ಮತ್ತು ಹರಳುಗಳು, ಜ್ಯೋತಿಶಾಸ್ತ್ರ, ಸಂಗೀತ ಚಿಕಿತ್ಸೆ, ಪೌಷ್ಟಿಕತೆ, ಧ್ಯಾನ, ಯೋಗ, ಔಷಧೀಯ ಸಸ್ಯಗಳು, ವಾಸ್ತು, ಮುದ್ರೆಗಳು, ರುದ್ರಾಕ್ಷಿ, ಸಂಖ್ಯಾಶಾಸ್ತ್ರ, ಮಸಾಜು ಮಾಡುವುದು, ಯಂತ್ರ, ಮಂತ್ರ ಮತ್ತು ತಂತ್ರಗಳಲ್ಲಿ ಉಪಯೋಗಿಸುವ ಸಸ್ಯ ಜನ್ಯ ಉತ್ಪಾದನೆಗಳನ್ನು ಬಳಸಿ ಇಂಥ ಮಾನವ ಶಕ್ತಿ ವರ್ಧಕ ಕ್ಷೇತ್ರ, ಉಪಶಮನಕಾರಿ ಶಕ್ತಿ ತಂತ್ರ ವಿಧಾನಗಳಂಥ ವಿಷಯಗಳ ಉಪಶಮನ ಮತ್ತು ಸಲಹೆಯ ಅಧ್ಯಯನ ಮತ್ತು ಸಂಶೋಧನೆಗಾಗಿ ಸೌಲಭ್ಯ ಕಲ್ಪಿಸುವುದು;
- (19) ಕರಕುಶಲ ವಸ್ತುಗಳು, ವರ್ಣಕಲೆಗಳು, ಮರಗೆಲಸ, ಶಿಲ್ಪಕಲೆ, ಭೂದೃಶ್ಯ ಚಿತ್ರಕಲೆ, ತೋಟಗಾರಿಕೆಯಂಥ ವೃತ್ತಿಪರ ತರಬೇತಿಯನ್ನು ನೀಡುವುದು ಮತ್ತು ಬೆತ್ತದಿಂದ ಬುಟ್ಟಿಯನ್ನು ಹೆಣೆಯುವುದು, ಕುದರೆ ಮತ್ತು ನಾಯಿಸಾಕಣೆ, ಹಾಲು ಅಥವಾ ಹಾಲು ಉತ್ಪಾದನೆಗಳು, ಚಾಕೋಲೇಟ್ ಮಾಡುವುದು, ಅಡುಗೆ ಮಾಡುವುದು, ಆಟೋಮೊಬೈಲ್ ಮೆಕಾನಿಕ್‌ಗಳು ಸ್ವಸಾಮರ್ಥ್ಯವನ್ನು ಹೊಂದಲು ಅನುವಾಗುವ ಮತ್ತು ಕಲಾಕಾರರಿಗೆ ಪ್ರಯೋಜನವಾಗುವಂಥ ಪರಿಸರ ಸ್ನೇಹಿ ಉತ್ಪಾದನೆಗಳನ್ನು ತಯಾರಿಸುವುದು;
- (20) ಶಿಕ್ಷಣದಲ್ಲಿ ಬದಲಾವಣೆ ಮತ್ತು ಸಾಮಾಜಿಕ ಮತ್ತು ಮಾನವ ಅಭಿವೃದ್ಧಿಯ ಅಭ್ಯಾಸವಿಧಿಗಳಿಗೆ ಕೊಡುಗೆ ನೀಡಲು ಮತ್ತು ಅದನ್ನು ಅಭಿವೃದ್ಧಿಪಡಿಸಲು ಕ್ಯಾಂಪಸ್‌ಗಳನ್ನು ಸ್ಥಾಪಿಸುವುದು ಮತ್ತು ಅಧ್ಯಯನ ಕೇಂದ್ರಗಳನ್ನು ಹೊಂದುವುದು;
- (21) ನಿರ್ಧರಣೆಯ ವಿವಿಧ ಆಧುನಿಕ ವಿಧಾನಗಳ ಮೂಲಕ ಮಾಡಿದ ಮೌಲ್ಯಮಾಪನಕ್ಕೆ ಅನುಸಾರವಾಗಿ ಯಶಸ್ವಿಯಾಗಿ ಪೂರ್ಣಗೊಳಿಸಿದುದರ ಆಧಾರದ ಮೇಲೆ ಪದವಿಗಳನ್ನು, ಡಿಪ್ಲೋಮಾಗಳನ್ನು, ಪ್ರಮಾಣಪತ್ರಗಳನ್ನು ಮತ್ತು ಯಶೋಪತ್ರ ಪ್ರದಾನದಂಥ ಇತರ ಶೈಕ್ಷಣಿಕ ಪ್ರಶಸ್ತಿಗಳನ್ನು ಪ್ರಾರಂಭಿಸುವುದು;
- (22) ವಿಚಾರ ಸಂಕೀರ್ಣಗಳು, ಸಮ್ಮೇಳನಗಳು, ಕಾರ್ಯಾಗಂಗ ಶಿಕ್ಷಣ ಕಾರ್ಯಕ್ರಮಗಳು, ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳು, ಪ್ರಕಟಣೆಗಳು ಮತ್ತು ತರಬೇತಿ ಕಾರ್ಯಕ್ರಮಗಳು ಮತ್ತು ಕಾರ್ಯಸೂಚಿಗಳ ಮೂಲಕ ಜ್ಞಾನ ಪ್ರಸಾರ ಮಾಡುವುದು ಮತ್ತು ಶಿಕ್ಷಣ ಮತ್ತು ತತ್ಸಂಬಂಧಿತ ಅಭಿವೃದ್ಧಿ ಕ್ಷೇತ್ರಗಳ ವಿಷಯಗಳ ಬಗ್ಗೆ ಸಾರ್ವಜನಿಕ ಚರ್ಚೆಯನ್ನು ಏರ್ಪಡಿಸುವುದು;
- (23) ಉತ್ತಮ ಗುಣಮಟ್ಟದ ಇತರ ಯಾವುದೇ ವಿಶ್ವವಿದ್ಯಾಲಯಗಳೊಂದಿಗೆ ಸಹಭಾಗಿಗಳಾಗಿ ವಿಶ್ವವಿದ್ಯಾಲಯದ ಬೋಧಕ ವೃಂದ (ಫ್ಯಾಕಲ್ಟಿ) ಮತ್ತು ಸಂಶೋಧಕರ ಅಭಿವೃದ್ಧಿ ಮತ್ತು ತರಬೇತಿಗಾಗಿ ಕಾರ್ಯಕ್ರಮಗಳನ್ನು ಕೈಗೊಳ್ಳುವುದು;
- (24) ವಿಶ್ವವಿದ್ಯಾಲಯದ ಧೈಯೋದ್ದೇಶಗಳನ್ನು ಮುಂದುವರಿಸುವುದಕ್ಕಾಗಿ ಮತ್ತು ಉತ್ತೇಜಿಸುವುದಕ್ಕಾಗಿ ಯಾವುದೇ ಅವಶ್ಯಕವಾದ ಮತ್ತು ಯುಕ್ತವಾದ ಕ್ರಮಗಳನ್ನು ಕೈಗೊಳ್ಳುವುದು;
- (25) ಶಿಕ್ಷಣ ಮತ್ತು ಇತರ ಅಭಿವೃದ್ಧಿ ವಲಯಗಳನ್ನು ವಿಸ್ತರಿಸುವುದಕ್ಕಾಗಿ ರಾಜ್ಯ ಸರ್ಕಾರವು ಅನುಮೋದಿಸಿ ಬಹುದಾದಂತೆ ಯಾವುದೇ ಧೈಯೋದ್ದೇಶಗಳನ್ನು ಮುಂದುವರಿಸುವುದು;
- (26) ವಿಜ್ಞಾನ, ಶಿಕ್ಷಣ, ಸಾಹಿತ್ಯ, ಸಮಾಜಸೇವೆ ಮುಂತಾದ ಕ್ಷೇತ್ರದಲ್ಲಿ ಖ್ಯಾತ ವ್ಯಕ್ತಿಗಳಿಗೆ ಬಿರುದು ನೀಡುವುದು;
- (27) ಪುಸ್ತಕಗಳು, ನಿರುತಕಾಲಿಕೆಗಳು, ಬೋರ್ಡುಗಳು ಮತ್ತು ಪತ್ರಗಳನ್ನು ತರುವುದು, ಪ್ರಕಟಿಸುವುದು ಮತ್ತು ಮಾರಾಟ ಮತ್ತು ಹಂಚಿಕೆ ಮಾಡುವುದು.

8. ವಿಶ್ವವಿದ್ಯಾಲಯದ ಅಧಿಕಾರಗಳು.- ವಿಶ್ವವಿದ್ಯಾಲಯವು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಎಂದರೆ:-

- (i) ಸರ್ಕಾರದ ಪೂರ್ವಾನುಮೋದನೆಯೊಂದಿಗೆ ಮತ್ತು ವಿಶ್ವವಿದ್ಯಾಲಯದ ಅನುದಾನ ಆಯೋಗದ ಗುಣಮಟ್ಟಗಳಿಗೆ ಅನುಸಾರವಾಗಿ ಪರಿನಿಯಮಗಳಲ್ಲಿ ಹೇಳಲಾದ ರೀತಿಯಲ್ಲಿ ಕಾಲಕಾಲಕ್ಕೆ ವಿಶ್ವವಿದ್ಯಾಲಯವು ನಿರ್ಧರಿಸಬಹುದಾದಂತೆ ಕ್ಯಾಂಪಸ್‌ಗಳು, ಪ್ರಾದೇಶಿಕ ಕೇಂದ್ರಗಳು ಮತ್ತು ಅಧ್ಯಯನ ಕೇಂದ್ರಗಳನ್ನು ಕರ್ನಾಟಕದಲ್ಲಿ ಸ್ಥಾಪಿಸುವುದು ಮತ್ತು ನಿರ್ವಹಿಸುವುದು;
- (ii) ವಿಶ್ವವಿದ್ಯಾಲಯದ ಉದ್ದೇಶವನ್ನು ಕಾರ್ಯರೂಪಕ್ಕೆ ತರುವಲ್ಲಿ ಅಗತ್ಯವಾಗಬಹುದಾದ ಅಥವಾ ಕಾರ್ಯಸಾಧ್ಯವಾಗಬಹುದಾದ ಎಲ್ಲಾ ಅಂಥ ಇತರ ಚಟುವಟಿಕೆಗಳನ್ನು ಕೈಗೊಳ್ಳುವುದು;
- (iii) ಪರಿನಿಯಮಗಳಲ್ಲಿ ಹೇಳಲಾದ ರೀತಿಯಲ್ಲಿ ಮತ್ತು ಷರತ್ತುಗಳಿಗೊಳಪಟ್ಟು ಪದವಿಗಳು ಅಥವಾ ಇತರ ಶೈಕ್ಷಣಿಕ ಪ್ರಶಸ್ತಿಗಳನ್ನು ಪ್ರದಾನಮಾಡುವುದು;

- (iv) ಪರಿನಿಯಮಗಳನ್ವಯ ಸಂತೋಧನಾ ವೇತನಗಳು (ಫೆಲೋಶಿಪ್‌ಗಳು), ವಿದ್ಯಾರ್ಥಿ ವೇತನಗಳು ಮತ್ತು ಬಹುಮಾನಗಳು, ಅವಾರ್ಡುಗಳು, ಪಾರಿತೋಷಕಗಳು ಇತ್ಯಾದಿಗಳನ್ನು ಸ್ಥಾಪಿಸುವುದು ಮತ್ತು ನೀಡುವುದು;
- (v) ಪರಿನಿಯಮಗಳಲ್ಲಿ ಅಥವಾ ಸಂದರ್ಭಾನುಸಾರವಾಗಿ ನಿಯಮಗಳಲ್ಲಿ ನಿಗದಿಪಡಿಸಬಹುದಾದ ಅಂಥ ಶುಲ್ಕಗಳು, ಬಿಲ್ಲುಗಳು, ಖರೀದಿ ಪಟ್ಟಿಗಳನ್ನು ಕೇಳಿಪಡೆದುಕೊಳ್ಳುವುದು ಮತ್ತು ಸ್ವೀಕರಿಸುವುದು ಹಾಗೂ ಚಾರ್ಜುಗಳನ್ನು ವಸೂಲು ಮಾಡುವುದು;
- (vi) ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಪಠ್ಯೇತರ ಚಟುವಟಿಕೆಗಳಿಗೆ ಅವಕಾಶಗಳನ್ನು ಕಲ್ಪಿಸುವುದು;
- (vii) ವಿಶ್ವವಿದ್ಯಾಲಯದ ಅಥವಾ ಘಟಕ ಕಾಲೇಜಿನ, ಕ್ಯಾಂಪಸ್‌ಗಳ, ಪ್ರಾದೇಶಿಕ ಕೇಂದ್ರಗಳ, ಅಧ್ಯಯನ ಕೇಂದ್ರಗಳ ಫ್ಯಾಕಲ್ಟಿ, ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವುದು;
- (viii) ವಿಶ್ವವಿದ್ಯಾಲಯದ ಅಥವಾ ಒಂದು ಘಟಕ ಕಾಲೇಜಿನ ಅಥವಾ ಕ್ಯಾಂಪಸ್‌ನ, ಪ್ರಾದೇಶಿಕ ಕೇಂದ್ರದ, ಅಧ್ಯಯನ ಕೇಂದ್ರದ ಉದ್ದೇಶಕ್ಕಾಗಿ, ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದಿರುವ, ಯಾವುದೇ ರೀತಿಯ ಸ್ವಯಂ ದೇಣಿಗೆಗಳು ಮತ್ತು ಕೊಡುಗೆಗಳನ್ನು ಸ್ವೀಕರಿಸುವುದು ಮತ್ತು ನ್ಯಾಸ ಮತ್ತು ದತ್ತಿ ಸ್ವತ್ತುಗಳೂ ಸೇರಿದಂತೆ, ಯಾವುದೇ ಚರ ಅಥವಾ ಸ್ಥಿರ ಸ್ವತ್ತನ್ನು ಆರ್ಜಿಸುವುದು, ಹೊಂದಿರುವುದು, ನಿರ್ವಹಿಸುವುದು, ನಡೆಸುವುದು ಮತ್ತು ಹಸ್ತಾಂತರ ಮಾಡುವುದು;
- (ix) ವಿದ್ಯಾರ್ಥಿನಿಲಯಗಳನ್ನು ಸ್ಥಾಪಿಸುವುದು ಮತ್ತು ನಿರ್ವಹಿಸಿಕೊಂಡು ಬರುವುದು ಹಾಗೂ ವಿಶ್ವವಿದ್ಯಾಲಯದ ಅಥವಾ ಘಟಕ ಕಾಲೇಜಿನ ವಿದ್ಯಾರ್ಥಿಗಳಿಗೆ ವಸತಿ ಸ್ಥಳಗಳಾಗಿ ಮಾನ್ಯತೆ ನೀಡುವುದು;
- (x) ವಸತಿಯ ಮೇಲ್ವಿಚಾರಣೆ ಮಾಡುವುದು ಮತ್ತು ನಿಯಂತ್ರಣ ಮಾಡುವುದು ಹಾಗೂ ವಿದ್ಯಾರ್ಥಿಗಳು ಮತ್ತು ಎಲ್ಲಾ ಪ್ರವರ್ಗಗಳ ಸಿಬ್ಬಂದಿಗಳಲ್ಲಿ ಶಿಸ್ತು ನಿಯಂತ್ರಣ ಮಾಡುವುದು ಮತ್ತು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ನಡತೆ ಸಂಹಿತೆಯನ್ನು ರೂಪಿಸುವುದೂ ಒಳಗೊಂಡಂತೆ, ಅಂಥ ಸಿಬ್ಬಂದಿಗಳ ಸೇವಾಷರತ್ತುಗಳನ್ನು ನಿರೂಪಿಸುವುದು;
- (xi) ಶೈಕ್ಷಣಿಕ, ಆಡಳಿತಾತ್ಮಕ ಮತ್ತು ಬೆಂಬಲ ಸಿಬ್ಬಂದಿಯ ಹುದ್ದೆಗಳನ್ನು ಮತ್ತು ಇತರ ಅವಶ್ಯ ಹುದ್ದೆಗಳನ್ನು ಸೃಜಿಸುವುದು;
- (xii) ವಿಶ್ವವಿದ್ಯಾಲಯವು ಕಾಲಕಾಲಕ್ಕೆ ನಿರ್ಧರಿಸಬಹುದಾದಂಥ ರೀತಿಯಲ್ಲಿ ಮತ್ತು ಅಂಥ ಉದ್ದೇಶಗಳಿಗಾಗಿ ಇತರ ವಿಶ್ವವಿದ್ಯಾಲಯಗಳೊಡನೆ ಸಹಕರಿಸುವುದು ಮತ್ತು ಸಹಯೋಗ ಹೊಂದುವುದು;
- (xiii) ಶಿಕ್ಷಕರಿಗೆ, ಪಾಠಗಳನ್ನು ರಚಿಸುವವರಿಗೆ, ಮೌಲ್ಯಮಾಪಕರಿಗೆ ಮತ್ತಿತರ ಶೈಕ್ಷಣಿಕ ಸಿಬ್ಬಂದಿಗೆ ಪುನರ್ಮನನ ವ್ಯಾಸಂಗಕ್ರಮಗಳು, ಅಭಿಮುಖ ವ್ಯಾಸಂಗ ಕ್ರಮಗಳು, ಕಾರ್ಯಾಗಾರಗಳು, ವಿಚಾರಗೋಷ್ಠಿಗಳು ಮತ್ತಿತರ ಕಾರ್ಯಕ್ರಮಗಳನ್ನು ಏರ್ಪಡಿಸುವುದು ಮತ್ತು ನಡೆಸುವುದು;
- (xiv) ಶೈಕ್ಷಣಿಕ ಪರಿಷತ್ತಿನ ಅನುಮೋದನೆಯೊಂದಿಗೆ ವಿಶ್ವವಿದ್ಯಾಲಯಕ್ಕೆ ಅಥವಾ ಘಟಕ ಕಾಲೇಜಿಗೆ, ಪ್ರಾದೇಶಿಕ ಕೇಂದ್ರಗಳಿಗೆ, ಅಧ್ಯಯನ ಕೇಂದ್ರಗಳಿಗೆ ಪ್ರವೇಶವನ್ನು ನೀಡುವುದಕ್ಕೆ ಮತ್ತು ಈ ಅಧಿನಿಯಮದಲ್ಲಿ ಕಲ್ಪಿಸಿದ ವ್ಯಾಪ್ತಿಗಿಂತ ಕಡಿಮೆಯಿಲ್ಲದಂತೆ ಕರ್ನಾಟಕದ ವಿದ್ಯಾರ್ಥಿಗಳಿಗೆ ಪ್ರವೇಶವನ್ನು ನೀಡುವುದಕ್ಕೆ ಮಾನಕ ಗುಣಮಟ್ಟಗಳನ್ನು ನಿರ್ಧರಿಸುವುದು;
- (xv) ವಿಶ್ವವಿದ್ಯಾಲಯದ ಧೈಯೋದ್ದೇಶಗಳನ್ನು ಕಾರ್ಯರೂಪಕ್ಕೆ ತರಲು ಅವಶ್ಯವಾಗಬಹುದಾದಂಥ ಇತರ ಎಲ್ಲಾ ಕ್ರಮಗಳನ್ನು ಅಥವಾ ಕಾರ್ಯಗಳನ್ನು, ಅವು ಮೇಲೆ ಹೇಳಿದ ಅಧಿಕಾರಗಳಿಗೆ ಪ್ರಾಸಂಗಿಕವಾಗಿರಲಿ ಅಥವಾ ಇಲ್ಲದಿರಲಿ, ಕೈಗೊಳ್ಳುವುದು;
- (xvi) ಪರೀಕ್ಷೆಗಳ ಆಧಾರದ ಮೇಲೆ ಅಥವಾ ಸರ್ಕಾರದಿಂದ ಅನುಮೋದಿತವಾದ ಇತರ ಯಾವುದೇ ಮೌಲ್ಯಮಾಪನ ವಿಧಾನದ ಆಧಾರದ ಮೇಲೆ ನೀಡಲು ಪದವಿಗಳು, ಡಿಪ್ಲೋಮಾಗಳು, ಪ್ರಮಾಣಪತ್ರಗಳು ಮತ್ತು ಇತರ ಶೈಕ್ಷಣಿಕ ಪ್ರಶಸ್ತಿಗಳನ್ನು ಸ್ಥಾಪಿಸುವುದು;
- (xvii) ಫಿಲಂಗಳು, ಕ್ಯಾಸೆಟ್‌ಗಳು, ಧ್ವನಿಸುರುಳಿಗಳು, ದೃಶ್ಯಸುರುಳಿಗಳು, ಸಿ.ಡಿ., ವಿ.ಸಿ.ಡಿ. ಮತ್ತು ಇತರ ತಂತ್ರಾಂಶಗಳೂ ಹಾಗೂ ಇತರ ಸಂಬಂಧಿತ ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸೇರಿದಂತೆ ಬೋಧಕ ಸಾಮಗ್ರಿಗಳನ್ನು ತಯಾರಿಸುವುದಕ್ಕಾಗಿ ಅವಕಾಶ ಕಲ್ಪಿಸುವುದು;
- (xviii) ಪ್ರಬಂಧಕ ಮಂಡಳಿಯ ಅನುಮೋದನೆಯೊಡನೆ ವಿಶ್ವವಿದ್ಯಾಲಯದ ಉದ್ದೇಶಗಳಿಗಾಗಿ ವಿಶ್ವವಿದ್ಯಾಲಯದ ಸ್ವತ್ತುಗಳನ್ನು ಭದ್ರತೆಯಾಗಿ ನೀಡಿ ಅಥವಾ ನೀಡದೆ ಹಣವನ್ನು ಪಡೆಯುವುದು, ಸಂಗ್ರಹಿಸುವುದು, ಚಂದಾದಾರರಾಗುವುದು ಮತ್ತು ಸಾಲ ಪಡೆಯುವುದು;
- (xix) ಸರ್ಕಾರದ ಪೂರ್ವಾನುಮೋದನೆಯೊಂದಿಗೆ ಯಾವುದೇ ಇತರ ಶೈಕ್ಷಣಿಕ ಸಂಸ್ಥೆಗಳ ಆಡಳಿತವನ್ನು ವಶಪಡಿಸಿಕೊಳ್ಳುವುದು, ವಹಿಸಿಕೊಳ್ಳುವುದು ಮತ್ತು ನಡೆಸುವುದು;
- (xx) ವ್ಯವಸ್ಥಾಪನಾ ಮಂಡಳಿಯ ಪೂರ್ವಾನುಮೋದನೆಯೊಂದಿಗೆ ಸ್ವತ್ತುಗಳನ್ನು ಆರ್ಜಿಸುವುದು;
- (xxi) ವಿಶ್ವವಿದ್ಯಾಲಯದ ಮೇಲಿನ ಉದ್ದೇಶಗಳಿಗೆ ಸಂಬಂಧಿಸಿದ ಅಥವಾ ಪ್ರಾಸಂಗಿಕವಾದ ಯಾವುದೇ ಇತರ ಚಟುವಟಿಕೆಗಳನ್ನು ಕೈಗೊಳ್ಳುವುದು.

9. ವಿಶ್ವವಿದ್ಯಾಲಯವು ಎಲ್ಲಾ ವರ್ಗ, ಜಾತಿ, ಮತ, ಲಿಂಗ ಅಥವಾ ರಾಷ್ಟ್ರ ಭೇದವಿಲ್ಲದೆ ಎಲ್ಲರಿಗೂ ಮುಕ್ತವಾಗಿರತಕ್ಕದ್ದು.- ವಿಶ್ವವಿದ್ಯಾಲಯದ ಪ್ರವೇಶಗಳು ವರ್ಗ, ಜಾತಿ, ಮತ, ಲಿಂಗ ಅಥವಾ ರಾಷ್ಟ್ರ ಭೇದವಿಲ್ಲದೆ ಎಲ್ಲಾ ವ್ಯಕ್ತಿಗಳಿಗೂ ಮುಕ್ತವಾಗಿರತಕ್ಕದ್ದು. ಎಲ್ಲಾ ಪ್ರವೇಶಗಳನ್ನು ಅರ್ಹತಾ ಪರೀಕ್ಷೆಗಳಲ್ಲಿನ ಅರ್ಹತೆಯ ಆಧಾರದ ಮೇಲೆ ಮಾಡತಕ್ಕದ್ದು:

ಪರಂತು, ವಿಶ್ವವಿದ್ಯಾಲಯದ ಎಲ್ಲಾ ಕೋರ್ಸುಗಳ ಪ್ರವೇಶದಲ್ಲಿ ಶೇಕಡಾ ನಲವತ್ತರಷ್ಟನ್ನು ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಮೀಸಲಿಡತಕ್ಕದ್ದು ಮತ್ತು ಪ್ರವೇಶಗಳನ್ನು ರಾಜ್ಯ ಸರ್ಕಾರವು ಅಥವಾ ಅದರ ಏಜೆನ್ಸಿಯು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಮಾಡತಕ್ಕದ್ದು ಮತ್ತು ಸೀಟುಗಳನ್ನು ಅರ್ಹತೆ ಮತ್ತು ರಾಜ್ಯ ಸರ್ಕಾರವು ಕಾಲಕಾಲಕ್ಕೆ ರೂಪಿಸುವ ಮೀಸಲಾತಿ ನೀತಿಗೆ ಅನುಸಾರವಾಗಿ ಹಂಚಿಕೆ ಮಾಡತಕ್ಕದ್ದು;

ಮತ್ತು ಪರಂತು, ಯಾವುದೇ ಕೋರ್ಸಿನಲ್ಲಿ ಹತ್ತಕ್ಕಿಂತ ಕಡಿಮೆ ಸೀಟುಗಳು ಇರುವಲ್ಲಿ, ಸ್ನಾತಕೋತ್ತರ ಇಂಥ ಕೋರ್ಸುಗಳನ್ನು ಒಟ್ಟಿಗೆ ಒಂದುಗೂಡಿಸುವ ಮೂಲಕ ಮೀಸಲಿಡತಕ್ಕದ್ದು ಮತ್ತು ಯಾವುದೇ ಕೋರ್ಸಿನಲ್ಲಿ ಮೂರು ಹುದ್ದೆಗಳಿಗಿಂತ ಕಡಿಮೆ ಇರುವಲ್ಲಿ, ಅವುಗಳನ್ನು ಸರದಿ ಸುತ್ತಿನಲ್ಲಿ ಮೀಸಲಿಡತಕ್ಕದ್ದು.

**10. ರಾಷ್ಟ್ರೀಯ ಅಧಿಮಾನ್ಯತೆ.-** ವಿಶ್ವವಿದ್ಯಾಲಯವು ಪ್ರಾರಂಭವಾದ ತರುವಾಯ ಆದಷ್ಟು ಬೇಗನೆ ಸಂಬಂಧಪಟ್ಟ ಶಾಸನಾತ್ಮಕ ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳಿಂದ ಅಧಿಮಾನ್ಯತೆಯನ್ನು ಕೋರತಕ್ಕದ್ದು ಮತ್ತು ಖಾಸಗಿ ವಿಶ್ವವಿದ್ಯಾಲಯಗಳು ನಡೆಸುವ ಎಲ್ಲಾ ವ್ಯಾಸಂಗ ಕ್ರಮಗಳು ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳ ವಿನಿಯಮಗಳಿಗೆ ಅನುಸಾರವಾಗಿ ಇರತಕ್ಕದ್ದು.

**11. ಪ್ರಾಯೋಜಕ ಸಂಸ್ಥೆಯ ಅಧಿಕಾರಗಳು.-** ಪ್ರಾಯೋಜಕ ಸಂಸ್ಥೆಯು ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದಂತೆ ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಇವುಗಳಲ್ಲಿ ಪ್ರತಿಯೊಂದನ್ನು ಪ್ರಾಯೋಜಕ ಸಂಸ್ಥೆಯು ತನ್ನ ವಿವೇಚನಾನುಸಾರ ಚಲಾಯಿಸಬಹುದು, ಎಂದರೆ:-

- (i) ಕುಲಾಧಿಪತಿಯವರನ್ನು ನೇಮಿಸುವುದು ಅಥವಾ ಪುನಃನೇಮಿಸುವುದು ಅಥವಾ ಅವರ ನೇಮಕಾತಿಯನ್ನು ಅಂತ್ಯಗೊಳಿಸುವುದು;
- (ii) ವಿಶ್ವವಿದ್ಯಾಲಯದ ಪ್ರಥಮ ಪ್ರಬಂಧಕ ಮಂಡಳಿಯನ್ನು ರಚಿಸುವುದು;
- (iii) ಪ್ರಬಂಧಕ ಮಂಡಳಿಯ ಅಧ್ಯಕ್ಷರನ್ನು ನಾಮನಿರ್ದೇಶಿಸುವುದು;
- (iv) ಪ್ರಬಂಧಕ ಮಂಡಳಿಯ ಸದಸ್ಯರಾಗಿ ಮೂರು ವ್ಯಕ್ತಿಗಳನ್ನು ನಾಮನಿರ್ದೇಶಿಸುವುದು;
- (v) ವ್ಯವಸ್ಥಾಪನಾ ಮಂಡಳಿಯ ಸದಸ್ಯರಾಗಿ ಇಬ್ಬರು ವ್ಯಕ್ತಿಗಳನ್ನು ನಾಮ ನಿರ್ದೇಶಿಸುವುದು;
- (vi) ವಿಶ್ವವಿದ್ಯಾಲಯದ ದತ್ತಿ ನಿಧಿಗೆ ದೇಣಿಗೆ ನೀಡಲು ನಿಧಿ ಮೂಲಗಳನ್ನು ನಿರ್ಧರಿಸುವುದು;
- (vii) ವಿಶ್ವವಿದ್ಯಾಲಯದ ಹಣದ ವಿನಿಯೋಗ ಮತ್ತು ವೆಚ್ಚ ಮಾಡುವುದನ್ನು ನಿರ್ಧರಿಸುವುದು;
- (viii) ಈ ಅಧಿನಿಯಮದಲ್ಲಿ ಉಪಬಂಧಿಸಿರುವ ವಿಧಾನದಲ್ಲಿ ಪ್ರಬಂಧಕ ಮಂಡಳಿಯ ಸಭೆಯಲ್ಲಿಯ ವಿವಾದಗಳನ್ನು ಬಗೆಹರಿಸುವುದು;

### ಅಧ್ಯಾಯ - III

#### ವಿಶ್ವವಿದ್ಯಾಲಯದ ಅಧಿಕಾರಿಗಳು

**12. ವಿಶ್ವವಿದ್ಯಾಲಯದ ಅಧಿಕಾರಿಗಳು.-** ಈ ಮುಂದಿನವರು ವಿಶ್ವವಿದ್ಯಾಲಯದ ಅಧಿಕಾರಿಗಳಾಗಿರತಕ್ಕದ್ದು, ಎಂದರೆ:-

- (i) ಸಂದರ್ಶಕರು;
- (ii) ಸಹ-ಸಂದರ್ಶಕರು;
- (iii) ಕುಲಾಧಿಪತಿಗಳು;
- (iv) ಕುಲಪತಿಗಳು;
- (v) ಸಹಕುಲಪತಿಗಳು;
- (vi) ಕುಲಸಚಿವರು;
- (vii) ಹಣಕಾಸು ಅಧಿಕಾರಿ; ಮತ್ತು
- (viii) ಪರಿನಿಯಮಗಳ ಮೂಲಕ ವಿಶ್ವವಿದ್ಯಾಲಯದ ಅಧಿಕಾರಿಗಳೆಂದು ಘೋಷಿಸಬಹುದಾದಂಥ ಇತರ ಅಧಿಕಾರಿಗಳು.

**13. ಸಂದರ್ಶಕರು.-** (1) ಕರ್ನಾಟಕದ ಘನತೆವೆತ್ತ ರಾಜ್ಯಪಾಲರು ವಿಶ್ವವಿದ್ಯಾಲಯದ ಸಂದರ್ಶಕರಾಗಿರತಕ್ಕದ್ದು ಮತ್ತು ಸಂದರ್ಶಕರು ವಿಶ್ವವಿದ್ಯಾಲಯದ ಕಾರ್ಯನಿರ್ವಹಣೆಯ ಸುಧಾರಣೆಗಾಗಿ ಸಲಹೆಗಳನ್ನು ನೀಡಬಹುದು.

(2) ಸಂದರ್ಶಕರು, ಪದವಿಗಳನ್ನು ಮತ್ತು ಡಿಪ್ಲೋಮಾಗಳನ್ನು ಪ್ರದಾನ ಮಾಡಲು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

(3) ಸಂದರ್ಶಕರು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯದ ವ್ಯವಹಾರಗಳಿಗೆ ಸಂಬಂಧಿಸಿದಂತೆ, ಯಾವುದೇ ಪತ್ರ ಅಥವಾ ಮಾಹಿತಿಯನ್ನು ತರಿಸಿಕೊಳ್ಳುವುದು.
- (ii) ಸಂದರ್ಶಕರು, ಅವರು ಸ್ವೀಕರಿಸಿದ ಮಾಹಿತಿಯ ಆಧಾರದ ಮೇಲೆ ವಿಶ್ವವಿದ್ಯಾಲಯಗಳ ಯಾವುದೇ ಪ್ರಾಧಿಕಾರವು ಮಾಡಿದ ಯಾವುದೇ ಆದೇಶ, ನಡೆಸಿದ ವ್ಯವಹಾರಗಳು ಅಥವಾ ಕೈಗೊಂಡ ತೀರ್ಮಾನಗಳು, ಈ ಅಧಿನಿಯಮ, ವಿನಿಯಮಗಳು ಅಥವಾ ನಿಯಮಗಳಿಗೆ ಪೂರಕವಾಗಿಲ್ಲವೆಂದು ಮನಗಂಡರೆ ಅವರು ವಿಶ್ವವಿದ್ಯಾಲಯದ ಹಿತಾಸಕ್ತಿಯಿಂದ ತಾವು ಸೂಕ್ತವೆಂದು ಭಾವಿಸಬಹುದಾದಂಥ ನಿರ್ದೇಶನಗಳನ್ನು ಹೊರಡಿಸಬಹುದು ಮತ್ತು ಹಾಗೆ ಹೊರಡಿಸಿದ ನಿರ್ದೇಶನಗಳನ್ನು ಸಂಬಂಧಪಟ್ಟವರೆಲ್ಲರೂ ಪಾಲಿಸತಕ್ಕದ್ದು.

**14. ಸಹ-ಸಂದರ್ಶಕರು.-** (1) ಕರ್ನಾಟಕ ಸರ್ಕಾರದ ಮಾನ್ಯ ಉನ್ನತ ಶಿಕ್ಷಣ ಸಚಿವರು ವಿಶ್ವವಿದ್ಯಾಲಯದ ಸಹ-ಸಂದರ್ಶಕರಾಗಿರತಕ್ಕದ್ದು.

(2) ಸಂದರ್ಶಕರ ಅನುಪಸ್ಥಿತಿಯಲ್ಲಿ ಸಹ-ಸಂದರ್ಶಕರು ಪದವಿಗಳನ್ನು ಮತ್ತು ಡಿಪ್ಲೋಮಾಗಳನ್ನು ಪ್ರದಾನ ಮಾಡಲು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

**15. ಕುಲಾಧಿಪತಿಗಳು.-** (1) ಕುಲಾಧಿಪತಿಯವರನ್ನು ಪ್ರಾಯೋಜಕ ಸಂಸ್ಥೆಯು ನೇಮಿಸತಕ್ಕದ್ದು.

(2) ಪ್ರಾಯೋಜಕ ಸಂಸ್ಥೆಯ ಸಂಸ್ಥಾಪಿತ ನ್ಯಾಸಧಾರಿಯು ಮೊದಲನೇ ಕುಲಾಧಿಪತಿಗಳಾಗಿರತಕ್ಕದ್ದು, ಅವರು ತಮ್ಮ ಜೀವನಪರ್ಯಂತ ಅಥವಾ ಅವರು ತಮ್ಮ ಪದವನ್ನು ಬಿಟ್ಟುಕೊಡುವವರೆಗೆ ಕುಲಾಧಿಪತಿಗಳಾಗಿ ಪದಧಾರಣೆ ಮಾಡಿರತಕ್ಕದ್ದು.

(3) ತದನಂತರದ ಕುಲಾಧಿಪತಿಗಳು, ಅಂಥ ನೇಮಕಾತಿಯನ್ನು ಪರಿಗಣಿಸುವ ಸಂದರ್ಭದಲ್ಲಿ ಪ್ರಾಯೋಜಕ ಸಂಸ್ಥೆಯು ನಿರ್ಧರಿಸಬಹುದಾದಂತೆ, ಪ್ರಾಯೋಜಕ ಸಂಸ್ಥೆಯ ನ್ಯಾಸಧಾರಿಯಾಗಿರತಕ್ಕದ್ದು ಅಥವಾ ಶಿಕ್ಷಣ, ವಿಜ್ಞಾನ, ಸಂಸ್ಕೃತಿ ಅಥವಾ ಸಾರ್ವಜನಿಕ ಜೀವನ ಕ್ಷೇತ್ರಗಳಲ್ಲಿ ರಾಷ್ಟ್ರೀಯ ಮಟ್ಟದ ಛಾಪನ್ನು ಪಡೆದಿರುವ ಅಂಥ ಇತರ ವ್ಯಕ್ತಿಯಾಗಿರತಕ್ಕದ್ದು.

(4) ಹಾಗೆ ನೇಮಕಗೊಂಡ ತದನಂತರದ ಕುಲಾಧಿಪತಿಗಳು ಪ್ರಾಯೋಜಕ ಸಂಸ್ಥೆಯು ನಿರ್ಧರಿಸಬಹುದಾದಂತೆ ಪದಧಾರಣೆ ಮಾಡತಕ್ಕದ್ದು.

(5) ಕುಲಾಧಿಪತಿಗಳು ಈ ಅಧಿನಿಯಮದ ಅಥವಾ ಅದರಡಿಯಲ್ಲಿ ರಚಿಸಿದ ಪರಿನಿಯಮಗಳ ಅಡಿಯಲ್ಲಿ ಅವರಿಗೆ ಪ್ರದಾನ ಮಾಡಬಹುದಾದಂಥ ಅಧಿಕಾರಗಳನ್ನು ಹೊಂದಿರತಕ್ಕದ್ದು, ಅವುಗಳಲ್ಲಿ ಈ ಮುಂದಿನ ಅಧಿಕಾರಗಳು ಒಳಗೊಂಡಿರತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುವುದು;
- (ii) ಸಂದರ್ಶಕರ ಮತ್ತು ಸಹ-ಸಂದರ್ಶಕರಿಬ್ಬರ ಗೃಹಾಜರಿಯಲ್ಲಿ ವಿಶ್ವವಿದ್ಯಾಲಯದ ಎಲ್ಲಾ ಘಟಿಕೋತ್ಸವಗಳಲ್ಲಿ ಅಧ್ಯಕ್ಷತೆಯನ್ನು ವಹಿಸುವುದು;
- (iii) ವಿಶ್ವವಿದ್ಯಾಲಯದ ಪ್ರಬಂಧಕ ಮಂಡಳಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುವುದು;
- (iv) ಈ ಅಧಿನಿಯಮ ಮತ್ತು ಪರಿನಿಯಮಗಳ ಉಪಬಂಧಗಳಿಗೆ ಅನುಸಾರವಾಗಿ ಕುಲಪತಿಗಳನ್ನು ನೇಮಿಸುವುದು ಅಥವಾ ಪುನರ್ನೇಮಿಸುವುದು ಅಥವಾ ಅವರ ನೇಮಕಾತಿಯನ್ನು ಅಂತ್ಯಗೊಳಿಸುವುದು;
- (v) ಈ ಅಧಿನಿಯಮದ 16ನೇ ಪ್ರಕರಣದ (2)ನೇ ಉಪಪ್ರಕರಣದಲ್ಲಿ ಉಲ್ಲೇಖಿಸಿದ ನಾಮನಿರ್ದೇಶಕ ಸಮಿತಿಯ ಸದಸ್ಯರಾಗಿ ಒಬ್ಬ ವ್ಯಕ್ತಿಯನ್ನು ನಾಮನಿರ್ದೇಶನ ಮಾಡುವುದು;
- (vi) ಸಹಕುಲಪತಿಗಳು, ಡೀನ್, ಕುಲಸಚಿವರು ಹಾಗೂ ಹಣಕಾಸು ಅಧಿಕಾರಿಗಳ ನೇಮಕಾತಿಯನ್ನು ಪೂರ್ವಾನುಮೋದಿಸುವುದು;
- (vii) ಪ್ರಬಂಧಕ ಮಂಡಳಿಯ ಸದಸ್ಯರನ್ನಾಗಿ ಇಬ್ಬರು ಶಿಕ್ಷಣ ತಜ್ಞರನ್ನು ನಾಮನಿರ್ದೇಶಿಸುವುದು;
- (viii) ಮೊದಲ ಸಹಕುಲಪತಿಗಳು ಮತ್ತು ಹಣಕಾಸು ಅಧಿಕಾರಿಗಳನ್ನು ನೇಮಿಸುವುದು;
- (ix) ಮೊದಲ ವ್ಯವಸ್ಥಾಪನಾ ಮಂಡಳಿ, ಹಣಕಾಸು ಸಮಿತಿ, ಸಂಶೋಧನಾ ಪರಿಷತ್ತು ಹಾಗೂ ಶೈಕ್ಷಣಿಕ ಪರಿಷತ್ತುಗಳನ್ನು ರಚಿಸುವುದು;
- (x) ಈ ಅಧಿನಿಯಮದಲ್ಲಿ ಉಪಬಂಧಿಸಿದ ವಿಧಾನದಲ್ಲಿ ಕಾರ್ಯಸೂಚಿ ವಿಷಯಗಳನ್ನು ಪೂರ್ವಾನುಮೋದಿಸುವುದು;
- (xi) ಈ ಅಧಿನಿಯಮದಲ್ಲಿ ಉಪಬಂಧಿಸಿದ ವಿಧಾನದಲ್ಲಿ (ಪ್ರಬಂಧಕ ಮಂಡಳಿಯ ಸಭೆಯಲ್ಲಿ ಉಂಟಾದ ವಿವಾದಗಳನ್ನು ಹೊರತುಪಡಿಸಿ) ವಿವಾದಗಳನ್ನು ಪರಿಹರಿಸುವುದು.

(6) ಪದಾಧಿಕಾರಿ ಅಥವಾ ಸಂಸ್ಥೆ ಮತ್ತು ವಿಶ್ವವಿದ್ಯಾಲಯದ ಯಾವುದೇ ಇತರ ಪದಾಧಿಕಾರಿ ಅಥವಾ ಸಂಸ್ಥೆಯ ನಡುವೆ ವಿವಾದಗಳು ಉಂಟಾದಲ್ಲಿ, ಆ ವಿವಾದವನ್ನು ಕುಲಾಧಿಪತಿಯವರ ಪರ್ಯಾಲೋಚನೆಗೆ ಕಳುಹಿಸತಕ್ಕದ್ದು ಮತ್ತು ಅಂಥ ವಿವಾದದ ಸಂದರ್ಭದಲ್ಲಿ ಕುಲಾಧಿಪತಿಯವರ ತೀರ್ಮಾನವು ಅಂತಿಮವಾಗಿರತಕ್ಕದ್ದು ಮತ್ತು ಅದಕ್ಕೆ ವಿಶ್ವವಿದ್ಯಾಲಯವು ಬದ್ಧವಾಗಿರತಕ್ಕದ್ದು.

**16. ಕುಲಪತಿಗಳು.-** (1) (2)ನೇ ಉಪಪ್ರಕರಣದ ಉಪಬಂಧಗಳಿಗೆ ಅನುಸಾರವಾಗಿ ನಾಮನಿರ್ದೇಶಕ ಸಮಿತಿಯು ಶಿಫಾರಸ್ಸು ಮಾಡಿದ ಮೂರು ವ್ಯಕ್ತಿಗಳ ಪೈಕಿಯಿಂದ ಒಬ್ಬರನ್ನು ಮೂರು ವರ್ಷಗಳ ಅವಧಿಗಾಗಿ ಕುಲಪತಿಗಳನ್ನಾಗಿ, ಪರಿನಿಯಮಗಳಲ್ಲಿ ನಿಯಮಿಸಬಹುದಾದಂಥ ನಿಬಂಧನೆಗಳು ಮತ್ತು ಷರತ್ತುಗಳ ಮೇಲೆ ಕುಲಾಧಿಪತಿಯವರು ನೇಮಿಸತಕ್ಕದ್ದು. ಮೂರು ವರ್ಷಗಳ ಅವಧಿಯು ಮುಗಿದ ತರುವಾಯ, ಇದನ್ನು ಮೂರು ವರ್ಷಗಳ ಮತ್ತೊಂದು ಅವಧಿಗೆ ನವೀಕರಿಸಬಹುದು:

ಪರಂತು, ಕುಲಪತಿಯವರು, ತಮ್ಮ ಅವಧಿ ಮುಗಿದ ನಂತರವೂ ಹೊಸ ಕುಲಪತಿಯವರು ಸೇರಿಕೊಳ್ಳುವವರೆಗೆ ಪದದಲ್ಲಿ ಮುಂದುವರೆಯತಕ್ಕದ್ದು. ಆದಾಗ್ಯೂ ಈ ಅವಧಿಯು ಯಾವುದೇ ಸಂದರ್ಭದಲ್ಲಿ ಒಂದು ವರ್ಷವನ್ನು ಮೀರತಕ್ಕದ್ದಲ್ಲ.

(2) (1)ನೇ ಉಪಪ್ರಕರಣದಲ್ಲಿ ಹೇಳಿರುವ ನಾಮನಿರ್ದೇಶಕ ಸಮಿತಿಯಲ್ಲಿ ಈ ಮುಂದಿನ ವ್ಯಕ್ತಿಗಳು ಇರತಕ್ಕದ್ದು, ಎಂದರೆ:-

- (i) ಕುಲಾಧಿಪತಿಯವರು ನಾಮನಿರ್ದೇಶಿಸಿದ ಒಬ್ಬ ವ್ಯಕ್ತಿ;
- (ii) ಪ್ರಬಂಧಕ ಮಂಡಳಿಯ ಇಬ್ಬರು ನಾಮ ನಿರ್ದೇಶಿತರು, ಇವರಲ್ಲಿ ಒಬ್ಬರನ್ನು ಪ್ರಬಂಧಕ ಮಂಡಳಿಯು ಸಮಿತಿಯ ಸಂಚಾಲಕರೆಂದು ನಾಮನಿರ್ದೇಶಿಸತಕ್ಕದ್ದು.

(3) ನಾಮನಿರ್ದೇಶಕ ಸಮಿತಿಯು, ಅರ್ಹತೆಯ ಆಧಾರದ ಮೇಲೆ ಕುಲಪತಿಯ ಹುದ್ದೆಗೆ ಸೂಕ್ತವಾದ ಮೂರು ವ್ಯಕ್ತಿಗಳ ಹೆಸರನ್ನು ಶಿಫಾರಸ್ಸು ಮಾಡತಕ್ಕದ್ದು ಮತ್ತು ಅದನ್ನು ಪ್ರತಿಯೊಬ್ಬ ವ್ಯಕ್ತಿಯ ವಿದ್ಯಾರ್ಹತೆ ಮತ್ತಿತರ ವಿಶಿಷ್ಟ ಪ್ರಶಸ್ತಿಗಳನ್ನು ತಿಳಿಸುವ ಒಂದು ಸಂಕ್ಷಿಪ್ತ ವರದಿಯೊಂದಿಗೆ ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು.

(4) ಕುಲಪತಿಯವರು ವಿಶ್ವವಿದ್ಯಾಲಯದ ಪ್ರಧಾನ ಕಾರ್ಯನಿರ್ವಾಹಕ ಮತ್ತು ಶೈಕ್ಷಣಿಕ ಅಧಿಕಾರಿಯಾಗಿರತಕ್ಕದ್ದು ಮತ್ತು ವಿಶ್ವವಿದ್ಯಾಲಯದ ವ್ಯವಹಾರಗಳ ಬಗ್ಗೆ ಸಾಮಾನ್ಯ ಮೇಲ್ವಿಚಾರಣೆ ಮತ್ತು ನಿಯಂತ್ರಣವನ್ನು ಚಲಾಯಿಸತಕ್ಕದ್ದು ಹಾಗೂ ವಿಶ್ವವಿದ್ಯಾಲಯದ ಪ್ರಾಧಿಕಾರಗಳ ತೀರ್ಮಾನಗಳನ್ನು ಜಾರಿಗೊಳಿಸತಕ್ಕದ್ದು:

ಪರಂತು, ಶಿಕ್ಷಕರ ನೇಮಕಾತಿಯನ್ನು ಹೊರತುಪಡಿಸಿ ಕೂಡಲೇ ಕ್ರಮವನ್ನು ಕೈಗೊಳ್ಳಬೇಕಾದ ತುರ್ತು ಸ್ವರೂಪದ ಯಾವುದೇ ಇತರ ವಿಷಯಗಳಲ್ಲಿ ಮತ್ತು ಅದನ್ನು ಈ ಅಧಿನಿಯಮದ ಮೂಲಕ ಅಥವಾ ಅದರ ಅಡಿಯಲ್ಲಿ ವಿಶ್ವವಿದ್ಯಾಲಯವು ಇದಕ್ಕಾಗಿ ಅಧಿಕೃತಗೊಳಿಸಿದ್ದ ಯಾವೊಬ್ಬ ಅಧಿಕಾರಿ ಅಥವಾ ಪ್ರಾಧಿಕಾರ ಅಥವಾ ಇತರ ಸಂಸ್ಥೆಯು ಕೂಡಲೇ ಕ್ರಮಕೈಗೊಳ್ಳುವುದು ಸಾಧ್ಯವಿರದಿರುವಾಗ ಕುಲಪತಿಯವರು ತಾನು ಸೂಕ್ತವೆಂದು ಭಾವಿಸಬಹುದಾದಂತಹ ಕ್ರಮವನ್ನು ಕುಲಾಧಿಪತಿಯವರ ಲಿಖಿತ ಪೂರ್ವಾನುಮೋದನೆಯನ್ನು ಪಡೆದು ಕೈಗೊಳ್ಳತಕ್ಕದ್ದು.

(5) ಕುಲಪತಿಯವರು ಪರಿನಿಯಮಗಳು ಅಥವಾ ನಿಯಮಗಳಲ್ಲಿ ಹೇಳಲಾದ ಅಂಥ ಇತರ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಇತರ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು:

ಪರಂತು, ಕುಲಪತಿಗಳ ಅಭಿಪ್ರಾಯದಲ್ಲಿ, ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರದ ಯಾವುದೇ ನಿರ್ಣಯವು, ಈ ಅಧಿನಿಯಮ ಅಥವಾ ಅದರ ಅಡಿಯಲ್ಲಿ ರಚಿಸಿದ ಪರಿನಿಯಮಗಳು, ವಿನಿಯಮಗಳು ಅಥವಾ ನಿಯಮಗಳ ಮೂಲಕ ಪ್ರದತ್ತವಾದ ಅಧಿಕಾರದ ಹೊರಗಿದ್ದರೆ ಅಥವಾ ವಿಶ್ವವಿದ್ಯಾಲಯದ ಹಿತಾಸಕ್ತಿಗೆ ಪ್ರತಿಕೂಲವಾಗಬಹುದಾಗಿದ್ದರೆ, ಅದರ ನಿರ್ಣಯದ ದಿನಾಂಕದಿಂದ ಹದಿನೈದು ದಿನಗಳ ಒಳಗೆ ತನ್ನ ನಿರ್ಣಯವನ್ನು ಪರಿಷ್ಕರಿಸಲು ಸಂಬಂಧಪಟ್ಟ ಪ್ರಾಧಿಕಾರವನ್ನು ಆತನು ಕೋರತಕ್ಕದ್ದು ಮತ್ತು ಪ್ರಾಧಿಕಾರವು ಅಂಥ ನಿರ್ಣಯವನ್ನು ಸಂಪೂರ್ಣವಾಗಿ ಅಥವಾ ಭಾಗಶಃವಾಗಿ ಪರಿಷ್ಕರಿಸಲು ನಿರಾಕರಿಸಿದ ಸಂದರ್ಭದಲ್ಲಿ ಅಥವಾ ಹದಿನೈದು ದಿನಗಳೊಳಗೆ ಯಾವುದೇ ನಿರ್ಣಯವನ್ನು ತೆಗೆದುಕೊಳ್ಳಲು ವಿಫಲವಾದಲ್ಲಿ, ನಂತರ ಅಂಥ ವಿಷಯವನ್ನು ಕುಲಾಧಿಪತಿಗಳಿಗೆ ಕಳುಹಿಸತಕ್ಕದ್ದು ಮತ್ತು ಈ ಬಗ್ಗೆ ಇವರ ತೀರ್ಮಾನವೇ ಅಂತಿಮವಾಗಿರತಕ್ಕದ್ದು.

(6) ಕುಲಪತಿಯವರ ಸೇವೆಗಳನ್ನು, ಪ್ರಬಂಧಕ ಮಂಡಳಿಯ ಅನುಮೋದನೆಯೊಂದಿಗೆ ಮತ್ತು ಸಹಜ ನ್ಯಾಯದ ತತ್ವಗಳನ್ನು ಅನುಸರಿಸಿದ ನಂತರ ಹಾಗೂ ಶಿಸ್ತಿನ ಆಧಾರದ ಮೇಲೆ ಅಂತ್ಯಗೊಳಿಸುವ ಸಂದರ್ಭವೂ ಸೇರಿದಂತೆ, ಪ್ರಕರಣದ ಬಗ್ಗೆ ಕುಲಪತಿಯು ತನ್ನ ಅಹವಾಲನ್ನು ಹೇಳಿಕೊಳ್ಳಲು ಸೂಕ್ತ ಅವಕಾಶವನ್ನು ನೀಡಿದ ತರುವಾಯ, ಕುಲಾಧಿಪತಿಯವರು ಅಂತ್ಯಗೊಳಿಸಬಹುದು.

(7) ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಸಂದರ್ಶಕರು, ಸಹ-ಸಂದರ್ಶಕರು ಮತ್ತು ಕುಲಾಧಿಪತಿಯವರು ಇವರುಗಳ ಗೃಹ ಹಾಜರಿಯ ಸಂದರ್ಭದಲ್ಲಿ ಕುಲಪತಿಯವರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

**17. ಸಹಕುಲಪತಿಗಳು.**— ಕುಲಪತಿಯವರು, ಕುಲಾಧಿಪತಿಯವರ ಲಿಖಿತ ಅನುಮೋದನೆಯನ್ನು ಪಡೆದುಕೊಂಡು ಮೂರು ಜನರನ್ನು ಮೀರದಂತೆ ಸಹಕುಲಪತಿಗಳನ್ನು ಪರಿನಿಯಮಗಳ ಮೂಲಕ ನಿಯಮಿಸಬಹುದಾದಂಥ ವಿಧಾನದಲ್ಲಿ ನೇಮಕಮಾಡತಕ್ಕದ್ದು ಮತ್ತು ಅವರು ಅಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

**18. ವ್ಯಾಸಂಗ ವಿಭಾಗಗಳ ಡೀನ್‌ಗಳು.**— ಕುಲಪತಿಯವರು, ಕುಲಾಧಿಪತಿಯವರ ಲಿಖಿತ ಅನುಮೋದನೆಯನ್ನು ಪಡೆದುಕೊಂಡು ಪರಿನಿಯಮಗಳ ಮೂಲಕ ನಿಯಮಿಸಬಹುದಾದ ಅಂಥ ವಿಧಾನದಲ್ಲಿ ವ್ಯಾಸಂಗ ವಿಭಾಗಗಳ ಡೀನ್‌ಗಳನ್ನು ನೇಮಕಮಾಡತಕ್ಕದ್ದು ಮತ್ತು ಅವರು ಅಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

**19. ಕುಲಸಚಿವರು.**— (1) ಕುಲಾಧಿಪತಿಯವರು, ಪರಿನಿಯಮಗಳ ಮೂಲಕ ನಿಯಮಿಸಬಹುದಾದಂಥ ವಿಧಾನದಲ್ಲಿ ಮತ್ತು ಅಂಥ ನಿಬಂಧನೆ ಮತ್ತು ಷರತ್ತುಗಳ ಮೇಲೆ ಕುಲಸಚಿವರನ್ನು ನೇಮಕ ಮಾಡತಕ್ಕದ್ದು.

(2) ಪರಿನಿಯಮಗಳಲ್ಲಿ ಪರಿಭಾಷಿಸಿರುವಂಥ ಎಲ್ಲಾ ಕರಾರುಗಳನ್ನು ವಿಶ್ವವಿದ್ಯಾಲಯದ ಪರವಾಗಿ ಕುಲಸಚಿವರು ಮಾಡಿಕೊಳ್ಳತಕ್ಕದ್ದು ಮತ್ತು ಅದಕ್ಕೆ ಸಹಿ ಹಾಕತಕ್ಕದ್ದು.

(3) ಕುಲಸಚಿವರು ವಿಶ್ವವಿದ್ಯಾಲಯದ ಪರವಾಗಿ ದಾಖಲೆಗಳನ್ನು ಅಧಿಕೃತಗೊಳಿಸುವ ಅಧಿಕಾರವನ್ನು ಹೊಂದಿರತಕ್ಕದ್ದು ಹಾಗೂ ಪರಿನಿಯಮಗಳಿಂದ ಪ್ರದತ್ತಗೊಳಿಸಬಹುದಾದಂಥ ಅಥವಾ ಕುಲಾಧಿಪತಿಯವರು ಮತ್ತು ಕುಲಪತಿಯವರು ಕಾಲಕಾಲಕ್ಕೆ ಅಗತ್ಯಪಡಿಸಬಹುದಾದ ಅಂಥ ಇತರ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಇತರ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

(4) ಕುಲಸಚಿವರು ವಿಶ್ವವಿದ್ಯಾಲಯದ ದಾಖಲೆಗಳು ಮತ್ತು ಸಾಮಾನ್ಯ ಮೊಹರನ್ನು ಸರಿಯಾದ ರೀತಿಯಲ್ಲಿ ರಕ್ಷಿಸಿಕೊಂಡು ಬರುವ ಹೊಣೆಗಾರಿಕೆಯನ್ನು ಹೊಂದಿರತಕ್ಕದ್ದು ಮತ್ತು ಕುಲಾಧಿಪತಿಯವರು, ಕುಲಪತಿಯವರು ಅಥವಾ ಇತರ ಯಾವುದೇ ಪ್ರಾಧಿಕಾರವು ಕೋರಿದಂಥ ಎಲ್ಲಾ ಅಂಥ ಮಾಹಿತಿಯನ್ನು ಮತ್ತು ದಾಖಲೆಗಳನ್ನು ಅವರ ಮುಂದೆ ಮಂಡಿಸಲು ಬದ್ಧರಾಗಿರತಕ್ಕದ್ದು.

**20. ಹಣಕಾಸು ಅಧಿಕಾರಿ.**— ಕುಲಪತಿಯವರು, ಕುಲಾಧಿಪತಿಯವರ ಲಿಖಿತ ಅನುಮೋದನೆಯನ್ನು ಪಡೆದುಕೊಂಡು, ಪರಿನಿಯಮಗಳ ಮೂಲಕ ಪ್ರದತ್ತಗೊಳಿಸಬಹುದಾದ ಅಂಥ ವಿಧಾನದಲ್ಲಿ ಹಣಕಾಸು ಅಧಿಕಾರಿಯನ್ನು ನೇಮಕ ಮಾಡತಕ್ಕದ್ದು ಮತ್ತು ಅವರು ಅಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

**21. ಇತರ ಅಧಿಕಾರಿಗಳು.**— ವಿಶ್ವವಿದ್ಯಾಲಯದ ಇತರ ಅಧಿಕಾರಿಗಳ ನೇಮಕಾತಿಯ ವಿಧಾನ, ಸೇವಾ ನಿಬಂಧನೆಗಳು ಮತ್ತು ಷರತ್ತುಗಳು ಹಾಗೂ ಅವರ ಅಧಿಕಾರಗಳು ಮತ್ತು ಕರ್ತವ್ಯಗಳು ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದಂತೆ ಇರತಕ್ಕದ್ದು.

#### ಅಧ್ಯಾಯ - IV

#### ವಿಶ್ವವಿದ್ಯಾಲಯದ ಪ್ರಾಧಿಕಾರಗಳು

**22. ವಿಶ್ವವಿದ್ಯಾಲಯದ ಪ್ರಾಧಿಕಾರಗಳು.**— ಈ ಮುಂದಿನವುಗಳು ವಿಶ್ವವಿದ್ಯಾಲಯದ ಪ್ರಾಧಿಕಾರಗಳಾಗಿರತಕ್ಕದ್ದು, ಎಂದರೆ:—

- (i) ಪ್ರಬಂಧಕ ಮಂಡಳಿ;
- (ii) ವ್ಯವಸ್ಥಾಪನ ಮಂಡಳಿ;
- (iii) ಶೈಕ್ಷಣಿಕ ಪರಿಷತ್ತು;

- (iv) ಸಂಶೋಧನೆ ಮತ್ತು ಅನ್ವೇಷಣಾ ಪರಿಷತ್ತು;
- (v) ಹಣಕಾಸು ಸಮಿತಿ; ಮತ್ತು
- (vi) ವಿಶ್ವವಿದ್ಯಾಲಯದ ಪ್ರಾಧಿಕಾರಗಳೆಂದು ಪರಿನಿಯಮಗಳ ಮೂಲಕ ಘೋಷಿಸಬಹುದಾದ ಅಂಥ ಇತರ ಪ್ರಾಧಿಕಾರಗಳು.

23. ಪ್ರಬಂಧಕ ಮಂಡಳಿ ಮತ್ತು ಇದರ ಅಧಿಕಾರಗಳು.- (1) ಪ್ರಬಂಧಕ ಮಂಡಳಿಯು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಾಧಿಪತಿಯವರು - ಅಧ್ಯಕ್ಷರು;
- (ii) ಕುಲಪತಿಯವರು - ಸದಸ್ಯರು;
- (iii) ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು/ಕಾರ್ಯದರ್ಶಿಗಳು, ಉನ್ನತ ಶಿಕ್ಷಣ ಇಲಾಖೆ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಲ್ಲದ ದರ್ಜೆಯ ಆತನ ನಾಮನಿರ್ದೇಶಿತ;
- (iv) ಸರ್ಕಾರದ ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಲ್ಲದ ದರ್ಜೆಯ ಆತನ ನಾಮನಿರ್ದೇಶಿತ;
- (v) ರಾಜ್ಯ ಸರ್ಕಾರವು ನಾಮ ನಿರ್ದೇಶನ ಮಾಡಿದ ಆಡಳಿತವನ್ನು ಒಳಗೊಂಡಂತೆ ವ್ಯವಸ್ಥಾಪನೆ, ಹಣಕಾಸು ಅಥವಾ ಯಾವುದೇ ಇತರ ವಿಶೇಷ ಕ್ಷೇತ್ರದಲ್ಲಿನ ಒಬ್ಬರು ತಜ್ಞರು;
- (vi) ಪ್ರಾಯೋಜಕ ಸಂಸ್ಥೆಯು ನಾಮನಿರ್ದೇಶಿಸಿದ ಇಬ್ಬರು ವ್ಯಕ್ತಿಗಳು ಅವರ ಪೈಕಿ ಒಬ್ಬರು ಮಹಿಳೆಯಾಗಿರತಕ್ಕದ್ದು;
- (vii) ಸಹ ಕುಲಪತಿಯವರು ಮತದಾನದ ಹಕ್ಕಿಲ್ಲದ ಸದಸ್ಯರಾಗಿರತಕ್ಕದ್ದು;
- (viii) ವಿಶ್ವವಿದ್ಯಾಲಯ ಅನುದಾನ ಆಯೋಗದ ನಾಮನಿರ್ದೇಶಿತ ಒಬ್ಬ ಸುಪ್ರಸಿದ್ಧ ಶಿಕ್ಷಣ ತಜ್ಞರು.

(2) ಕುಲಸಚಿವರು ಪ್ರಬಂಧಕ ಮಂಡಳಿಯ ಮತ ದಾನದ ಹಕ್ಕಿರದ ಸದಸ್ಯ ಕಾರ್ಯದರ್ಶಿಯಾಗಿರತಕ್ಕದ್ದು.

(3) ಪ್ರಬಂಧಕ ಮಂಡಳಿಯ ಸದಸ್ಯರ ಪದಾವಧಿ, ಸರ್ಕಾರದಿಂದ ನಾಮನಿರ್ದೇಶಿತರಾದ ಸದಸ್ಯರನ್ನು ಹೊರತುಪಡಿಸಿ, ಸದಸ್ಯರ ನೇಮಕಾತಿ, ನವೀಕರಣ ಮತ್ತು ತೆಗೆದುಹಾಕುವುದು ಮುಂತಾದವುಗಳು ಪರಿನಿಯಮಗಳ ಮೂಲಕ ನಿಯಮಿಸಬಹುದಾದಂತೆ ಇರತಕ್ಕದ್ದು.

(4) ಪ್ರಬಂಧಕ ಮಂಡಳಿಯ ಎಲ್ಲಾ ಸಭೆಗಳಲ್ಲಿ ಕುಲಾಧಿಪತಿಯವರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು ಮತ್ತು ಅವರ ಗೈರುಹಾಜರಿಯಲ್ಲಿ ಕುಲಾಧಿಪತಿಯವರಿಂದ ನಾಮನಿರ್ದೇಶಿತರಾದ ಯಾರಾದರೂ ಒಬ್ಬರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು. ಅಂಥ ಸಭೆಯ ಅಧ್ಯಕ್ಷತೆಯನ್ನು ವಹಿಸುವುದಕ್ಕೆ ಕುಲಾಧಿಪತಿಯವರು ಯಾವೊಬ್ಬ ವ್ಯಕ್ತಿಯನ್ನೂ ನಾಮನಿರ್ದೇಶನ ಮಾಡಿರದಿದ್ದಲ್ಲಿ, ಸಭೆಯಲ್ಲಿ ಹಾಜರಿರುವ ಸದಸ್ಯರು ಸರಳ ಬಹುಮತದ ಮೂಲಕ ಅವರುಗಳ ಪೈಕಿಯಿಂದಲೇ ಆ ಸಭೆಗೆ ಮಾತ್ರವೇ ಅಧ್ಯಕ್ಷನನ್ನು ಚುನಾಯಿಸತಕ್ಕದ್ದು.

(5) ಪ್ರಬಂಧಕ ಮಂಡಳಿಯ ಎಲ್ಲಾ ಸಭೆಗಳಿಗೆ, ಅಂಥ ಸಭೆಯಲ್ಲಿ ಹಾಜರಾಗುವ ಮತ್ತು ಮತದಾನ ನೀಡುವ ಮೂರು ಜನ ಸದಸ್ಯರು ಗಣಪೂರ್ತಿ (ಕೋರಂ) ಆಗಿರತಕ್ಕದ್ದು;

ಪರಂತು, ಪ್ರಬಂಧಕ ಮಂಡಳಿಯ ಯಾವುದೇ ಸಭೆಯ ಕೋರಂ ಪೂರ್ಣವಾಗಬೇಕಾದರೆ ಕುಲಾಧಿಪತಿಯವರು ಅಥವಾ ಪ್ರಾಯೋಜಕ ಸಂಸ್ಥೆಯ ಒಬ್ಬ ನಾಮನಿರ್ದೇಶಿತರು ಹಾಜರಿರುವುದು ಮತ್ತು ಕುಲಾಧಿಪತಿಯವರು ಅಥವಾ ಪ್ರಾಯೋಜಕ ಸಂಸ್ಥೆಯ ನಾಮನಿರ್ದೇಶಿತರು ಹಾಜರಾಗದೇ ಇದ್ದಾಗ ಕುಲಪತಿಯವರು ಹಾಜರಿರುವುದು ಯಾವಾಗಲೂ ಅವಶ್ಯವಾಗಿರತಕ್ಕದ್ದು.

(6) ಪ್ರಬಂಧಕ ಮಂಡಳಿಯು ವಿಶ್ವವಿದ್ಯಾಲಯದ ಪ್ರಧಾನ ಪ್ರಬಂಧಕ ಸಂಸ್ಥೆಯಾಗಿರತಕ್ಕದ್ದು ಮತ್ತು ಅದು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯದ ಶಾಸನಬದ್ಧ ಲೆಕ್ಕಪರಿಶೋಧಕರನ್ನು ನೇಮಕಗೊಳಿಸುವುದು;
- (ii) ವಿಶ್ವವಿದ್ಯಾಲಯವು ಅನುಸರಿಸಬೇಕಾದ ಕಾರ್ಯನೀತಿಗಳನ್ನು ರಚಿಸುವುದು;
- (iii) ಈ ಅಧಿನಿಯಮದ ಅಥವಾ ಪರಿನಿಯಮಗಳ ಅಥವಾ ನಿಯಮಗಳ ಉಪಬಂಧಗಳಿಗೆ ಅನುಗುಣವಾಗಿ ಇರದ ವಿಶ್ವವಿದ್ಯಾಲಯದ ಇತರ ಪ್ರಾಧಿಕಾರಗಳ ತೀರ್ಮಾನಗಳನ್ನು ಪುನರೀಕ್ಷಿಸುವುದು;
- (iv) ವಿಶ್ವವಿದ್ಯಾಲಯದ ಆಯವ್ಯಯ ಮತ್ತು ವಾರ್ಷಿಕ ವರದಿಗಳನ್ನು ಅನುಮೋದಿಸುವುದು;
- (v) ಹೊಸ ಅಥವಾ ಹೆಚ್ಚುವರಿ ಪರಿನಿಯಮಗಳನ್ನು ರಚಿಸುವುದು ಅಥವಾ ಈಗಾಗಲೇ ಇರುವ ಪರಿನಿಯಮಗಳು ಮತ್ತು ನಿಯಮಗಳನ್ನು ತಿದ್ದುಪಡಿ ಮಾಡುವುದು ಅಥವಾ ನಿರಸನಗೊಳಿಸುವುದು;
- (vi) ವಿಶ್ವವಿದ್ಯಾಲಯವನ್ನು ಸ್ವಯಂಸಮಾಪನಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳುವುದು;
- (vii) ಸರ್ಕಾರಕ್ಕೆ ಸಲ್ಲಿಸುವ ಪ್ರಸ್ತಾವಗಳನ್ನು ಅನುಮೋದಿಸುವುದು;
- (viii) ಶುಲ್ಕ ನಿಯಂತ್ರಣ ಸಮಿತಿಗೆ ಮೂವರು ಸದಸ್ಯರನ್ನು ನಾಮನಿರ್ದೇಶನ ಮಾಡುವುದು;
- (ix) ವಿಶ್ವವಿದ್ಯಾಲಯದ ಉದ್ದೇಶಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದಕ್ಕೆ ಅಪೇಕ್ಷಣೀಯವೆಂದು ಕಂಡುಬರುವಂಥ ತೀರ್ಮಾನಗಳನ್ನು ಮತ್ತು ಕ್ರಮಗಳನ್ನು ಕೈಗೊಳ್ಳುವುದು.

(7) ಪ್ರಬಂಧಕ ಮಂಡಳಿಯು ಒಂದು ವರ್ಷದಲ್ಲಿ ಕನಿಷ್ಠ ಮೂರು ಸಲ ಸಭೆ ಸೇರತಕ್ಕದ್ದು.

**24. ವ್ಯವಸ್ಥಾಪನಾ ಮಂಡಳಿ.-** (1) ವ್ಯವಸ್ಥಾಪನಾ ಮಂಡಳಿಯು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಪತಿಗಳು;
- (ii) ಸಹಕುಲಪತಿಗಳು;
- (iii) ಕುಲಸಚಿವರು;
- (iv) ಪ್ರಾಯೋಜಕ ಸಂಸ್ಥೆಯ ಇಬ್ಬರು ನಾಮನಿರ್ದೇಶಿತರು;
- (v) ಕುಲಪತಿಗಳು ನಾಮನಿರ್ದೇಶಿಸಬಹುದಾದ ವಿದ್ಯಾಲಯಗಳ ಇಬ್ಬರು ಡೀನ್‌ಗಳು;

(2) ಕುಲಪತಿಯವರು ವ್ಯವಸ್ಥಾಪನಾ ಮಂಡಳಿಯ ಅಧ್ಯಕ್ಷರಾಗಿರತಕ್ಕದ್ದು ಮತ್ತು ಕುಲಸಚಿವರು ವ್ಯವಸ್ಥಾಪನಾ ಮಂಡಳಿಯ ಕಾರ್ಯದರ್ಶಿಯಾಗಿರತಕ್ಕದ್ದು.

(3) ವ್ಯವಸ್ಥಾಪನಾ ಮಂಡಳಿಯು ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ಸಂಸ್ಥೆಯಾಗಿರತಕ್ಕದ್ದು. ವ್ಯವಸ್ಥಾಪನಾ ಮಂಡಳಿಯ ಅಧಿಕಾರಗಳು ಮತ್ತು ಪ್ರಕಾರ್ಯಗಳು ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದಂತೆ ಇರತಕ್ಕದ್ದು.

(4) ವ್ಯವಸ್ಥಾಪನಾ ಮಂಡಳಿಯ ಎಲ್ಲಾ ಸಭೆಗಳಲ್ಲಿ ಯಾವಾಗಲೂ ಕುಲಪತಿಯವರು ಅಧ್ಯಕ್ಷತೆ ವಹಿಸತಕ್ಕದ್ದು ಹಾಗೂ ಕುಲಪತಿಯವರ ಗೈರುಹಾಜರಿಯಲ್ಲಿ ಪ್ರಾಯೋಜಕ ಸಂಸ್ಥೆಯು ನಾಮನಿರ್ದೇಶನ ಮಾಡಿದವರು ಅಧ್ಯಕ್ಷತೆ ವಹಿಸತಕ್ಕದ್ದು ಮತ್ತು ಪ್ರಾಯೋಜಕ ಸಂಸ್ಥೆಯು ಯಾರನ್ನೂ ನಾಮನಿರ್ದೇಶನ ಮಾಡದೇ ಇದ್ದ ಸಂದರ್ಭದಲ್ಲಿ ಸಭೆಯಲ್ಲಿ ಹಾಜರಿರುವ ಸದಸ್ಯರು ಚುನಾಯಿಸಿದ ಯಾವುದೇ ಇತರ ಸದಸ್ಯರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

(5) ವ್ಯವಸ್ಥಾಪನಾ ಮಂಡಳಿಯ ಸಭೆಯಲ್ಲಿ ಯಾವುದೇ ವಿಷಯವನ್ನು ಕುರಿತು ವಿವಾದ ಉಂಟಾದಲ್ಲಿ ಸದರಿ ವಿಷಯವನ್ನು ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು ಮತ್ತು ಅಂಥ ವಿಷಯದ ಬಗ್ಗೆ ಕುಲಾಧಿಪತಿಯವರ ತೀರ್ಮಾನವು ಅಂತಿಮವಾಗಿರತಕ್ಕದ್ದು ಮತ್ತು ಅದಕ್ಕೆ ವಿಶ್ವವಿದ್ಯಾಲಯವು ಬದ್ಧವಾಗಿರತಕ್ಕದ್ದು.

**25. ಶೈಕ್ಷಣಿಕ ಪರಿಷತ್ತು-(1)** ಶೈಕ್ಷಣಿಕ ಪರಿಷತ್ತು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಪತಿಯವರು - ಅಧ್ಯಕ್ಷರು
- (ii) ಸಹಕುಲಪತಿಯವರು - ಸದಸ್ಯರು
- (iii) ಕುಲಸಚಿವರು - ಕಾರ್ಯದರ್ಶಿಗಳು
- (iv) ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ಇತರ ಸದಸ್ಯರು.

(2) ಶೈಕ್ಷಣಿಕ ಪರಿಷತ್ತು ವಿಶ್ವವಿದ್ಯಾಲಯದ ಪ್ರಧಾನ ಶೈಕ್ಷಣಿಕ ಸಂಸ್ಥೆಯಾಗಿರತಕ್ಕದ್ದು ಮತ್ತು ಈ ಅಧಿನಿಯಮದ, ಪರಿನಿಯಮಗಳ, ವಿನಿಯಮಗಳ ಹಾಗೂ ನಿಯಮಗಳ ಉಪಬಂಧಗಳಿಗೆ ಒಳಪಟ್ಟು, ವಿಶ್ವವಿದ್ಯಾಲಯದ ಶೈಕ್ಷಣಿಕ ಕಾರ್ಯನೀತಿಗಳನ್ನು ಸಮನ್ವಯಗೊಳಿಸತಕ್ಕದ್ದು ಮತ್ತು ಅದರ ಬಗ್ಗೆ ಸಾಮಾನ್ಯ ಮೇಲ್ವಿಚಾರಣೆಯನ್ನು ನಡೆಸತಕ್ಕದ್ದು.

**26. ಸಂಶೋಧನೆ ಮತ್ತು ಅನ್ವೇಷಣಾ ಪರಿಷತ್ತು.-** (1) ಸಂಶೋಧನೆ ಮತ್ತು ಅನ್ವೇಷಣಾ ಪರಿಷತ್ತು ವಿಶ್ವವಿದ್ಯಾಲಯದ ಪ್ರಧಾನ ಸಂಶೋಧನೆ ಮತ್ತು ಅನ್ವೇಷಣಾ ಸಮಿತಿಯಾಗಿರತಕ್ಕದ್ದು ಹಾಗೂ ಸಂಶೋಧನೆ ಮತ್ತು ಅನ್ವೇಷಣಾ ಕ್ಷೇತ್ರಗಳ ಆದ್ಯತೆಯೂ ಒಳಗೊಂಡಂತೆ, ವಿಶ್ವವಿದ್ಯಾಲಯವು ಕೈಗೊಳ್ಳಬೇಕಾದ ಸಂಶೋಧನೆ ಮತ್ತು ಅನ್ವೇಷಣೆಯ ಬಗ್ಗೆ ಒಂದು ವ್ಯಾಪಕವಾದ ಪರಿಪೂರ್ಣ ಭವಿಷ್ಯದ ದೃಷ್ಟಿಯನ್ನು ಒದಗಿಸತಕ್ಕದ್ದು. ಈ ಪರಿಷತ್ತು, ಈ ಅಧಿನಿಯಮದ, ಪರಿನಿಯಮಗಳ, ವಿನಿಯಮಗಳ ಮತ್ತು ನಿಯಮಗಳ ಉಪಬಂಧಗಳಿಗೆ ಒಳಪಟ್ಟು, ವಿಶ್ವವಿದ್ಯಾಲಯದ ಸಂಶೋಧನೆ ಮತ್ತು ಅನ್ವೇಷಣಾ ಕಾರ್ಯನೀತಿಗಳನ್ನು ಸಮನ್ವಯಗೊಳಿಸತಕ್ಕದ್ದು ಮತ್ತು ಅದರ ಸಾಮಾನ್ಯ ಮೇಲ್ವಿಚಾರಣೆಯನ್ನು ನಡೆಸತಕ್ಕದ್ದು.

(2) ಸಂಶೋಧನೆ ಮತ್ತು ಅನ್ವೇಷಣಾ ಪರಿಷತ್ತು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಪತಿಯವರು - ಅಧ್ಯಕ್ಷರು
- (ii) ಸಹಕುಲಪತಿಯವರು - ಸದಸ್ಯರು
- (iii) ಸಂಶೋಧನೆಯ ಡೀನ್ - ಕಾರ್ಯದರ್ಶಿ
- (iv) ಅನ್ವೇಷಣಾ ವಿಭಾಗದ ಮುಖ್ಯಸ್ಥರು - ಸದಸ್ಯರು
- (v) ಎಲ್ಲಾ ವ್ಯಾಸಂಗ ವಿಭಾಗಗಳ ಡೀನ್‌ಗಳು - ಸದಸ್ಯರು ಮತ್ತು
- (vi) ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ಇತರ ಸದಸ್ಯರು.

**27. ಹಣಕಾಸು ಸಮಿತಿ.-** (1) ಹಣಕಾಸು ಸಮಿತಿಯು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಾಧಿಪತಿಯವರು ಅಥವಾ ಅವರ ನಾಮನಿರ್ದೇಶಿತರು - ಅಧ್ಯಕ್ಷರು
- (ii) ಕುಲಪತಿಯವರು - ಸದಸ್ಯರು
- (iii) ಕುಲಸಚಿವರು - ಸದಸ್ಯರು



- (iv) ಹಣಕಾಸು ಅಧಿಕಾರಿ - ಕಾರ್ಯದರ್ಶಿ  
 (v) ಪ್ರಾಯೋಜಕ ಸಂಸ್ಥೆಯ ಒಬ್ಬ ನಾಮನಿರ್ದೇಶಿತರು - ಸದಸ್ಯರು; ಮತ್ತು  
 (vi) ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ಇತರ ಸದಸ್ಯರು.

(2) ಹಣಕಾಸು ಸಮಿತಿಯು ಹಣಕಾಸಿನ ವಿಷಯಗಳನ್ನು ಕೈಗೊಳ್ಳುವ ವಿಶ್ವವಿದ್ಯಾಲಯದ ಪ್ರಧಾನ ಹಣಕಾಸು ಸಂಸ್ಥೆಯಾಗಿರತಕ್ಕದ್ದು ಹಾಗೂ ಅದು ಈ ಅಧಿನಿಯಮ, ನಿಯಮಗಳು ಮತ್ತು ಪರಿನಿಯಮಗಳ ಉಪಬಂಧಗಳಿಗೆ ಒಳಪಟ್ಟು ವಿಶ್ವವಿದ್ಯಾಲಯದ ಹಣಕಾಸು ವಿಷಯಗಳನ್ನು ಸಮನ್ವಯಗೊಳಿಸತಕ್ಕದ್ದು ಮತ್ತು ಸಾಮಾನ್ಯ ಮೇಲ್ವಿಚಾರಣೆಯನ್ನು ನಡೆಸತಕ್ಕದ್ದು.

**28. ಇತರ ಪ್ರಾಧಿಕಾರಗಳು.-** ವಿಶ್ವವಿದ್ಯಾಲಯದ ಇತರ ಪ್ರಾಧಿಕಾರಗಳ ರಚನೆ, ಅಧಿಕಾರಗಳು ಹಾಗೂ ಪ್ರಕಾರ್ಯಗಳು ಪರಿನಿಯಮಗಳಿಂದ ನಿರ್ದಿಷ್ಟಪಡಿಸಬಹುದಾದಂತೆ ಇರತಕ್ಕದ್ದು.

**29. ಒಂದು ಪ್ರಾಧಿಕಾರದ ಅಥವಾ ಸಂಸ್ಥೆಯ ಸದಸ್ಯತ್ವಕ್ಕೆ ಅನರ್ಹತೆ.-** ವಿಶ್ವವಿದ್ಯಾಲಯದ ಸಂಸ್ಥೆಗಳ ಯಾವುವೇ ಪ್ರಾಧಿಕಾರಗಳ ಒಬ್ಬ ವ್ಯಕ್ತಿಯು,-

- (ಎ) ಅಸ್ವತ್ತ ಚಿತ್ತನಾಗಿದ್ದು ಹಾಗೆಂದು ಸಕ್ಷಮ ನ್ಯಾಯಾಲಯದಿಂದ ಘೋಷಿಸಲ್ಪಟ್ಟಿದ್ದರೆ;
- (ಬಿ) ಅವಿಮುಕ್ತ ದಿವಾಳಿಯಾಗಿದ್ದರೆ;
- (ಸಿ) ನೈತಿಕ ಅಧಃಪತನವನ್ನೊಳಗೊಳ್ಳುವ ಒಂದು ಅಪರಾಧಕ್ಕಾಗಿ ಅಪರಾಧಿ ಎಂದು ನಿರ್ಣೀತನಾಗಿದ್ದರೆ;
- (ಐ) ಖಾಸಗಿ ಬೋಧನಾ ತರಗತಿಗಳನ್ನು ನಡೆಸುತ್ತಿದ್ದರೆ ಅಥವಾ ಸ್ವತಃ ನಿರತನಾಗಿದ್ದರೆ;
- (ಉ) ಯಾವುದೇ ವಿಧದಲ್ಲಿ, ಎಲ್ಲಿಯೇ, ಯಾವುದೇ ಪರೀಕ್ಷೆಯನ್ನು ನಡೆಸುವಲ್ಲಿ ಅನುಚಿತ ಅಭ್ಯಾಸದಲ್ಲಿ ತೊಡಗಿದ್ದಕ್ಕಾಗಿ ಅಥವಾ ಉತ್ತೇಜಿಸಿದ್ದಕ್ಕಾಗಿ ದಂಡಿತನಾಗಿದ್ದರೆ;
- (ಎಫ್) ಪ್ರಾಯೋಜಿತ ಸಂಸ್ಥೆಯು ಯಾವುವೇ ಪ್ರಾಧಿಕಾರಗಳ ಅಥವಾ ಸಂಸ್ಥೆಗಳ ಯಾವೊಬ್ಬ ಸದಸ್ಯನನ್ನು ಆ ಪದವನ್ನು ಹೊಂದಿರುವುದಕ್ಕೆ ಅರ್ಹನಲ್ಲನೆಂದು ಲಿಖಿತದಲ್ಲಿ ಅಭಿಪ್ರಾಯ ನೀಡಿದಾಗಲೆಲ್ಲಾ.

-ಸದಸ್ಯನಾಗಿರುವುದಕ್ಕೆ ಅನರ್ಹನಾಗತಕ್ಕದ್ದು.

**30. ಖಾಲಿಸ್ಥಾನ ಇರುವ ಕಾರಣದಿಂದಾಗಿ ವ್ಯವಹರಣೆಗಳು ಅಸಿಂಧುವಾಗತಕ್ಕದ್ದಲ್ಲ.-** ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರದ ಕಾರ್ಯ ಅಥವಾ ವ್ಯವಹರಣೆಗಳು ಕೇವಲ ಅದರಲ್ಲಿ ಯಾವುದೇ ಖಾಲಿಸ್ಥಾನ ಇದೆ ಎಂಬ ಕಾರಣದಿಂದ ಅಥವಾ ಪ್ರಾಧಿಕಾರದ ರಚನೆಯಲ್ಲಿ ದೋಷವಿದೆ ಎಂಬ ಕಾರಣದಿಂದ ಮಾತ್ರವೇ ಅಸಿಂಧುವಾಗತಕ್ಕದ್ದಲ್ಲ.

**31. ಕಾರ್ಯಸೂಚಿ ವಿಷಯಗಳ ಬಗ್ಗೆ ಉಪಬಂಧಗಳು.-** (1) ಯಾವುವೇ ಕಾರ್ಯಸೂಚಿ ವಿಷಯಗಳನ್ನು ಕುಲಾಧಿಪತಿಯವರ ಪೂರ್ವಾನುಮೋದನೆಯನ್ನು ಪಡೆಯದೇ ಪ್ರಬಂಧಕ ಮಂಡಳಿಯ ಅಥವಾ ವ್ಯವಸ್ಥಾಪನಾ ಮಂಡಳಿಯ ಅಥವಾ ಯಾವುದೇ ಸಮಿತಿಯ ಸಭೆಗಳ ಕಾರ್ಯಸೂಚಿ ವಿಷಯಗಳಲ್ಲಿ ಸೇರಿಸತಕ್ಕದ್ದಲ್ಲ ಅಥವಾ ಚರ್ಚೆಗೆ ತೆಗೆದುಕೊಳ್ಳತಕ್ಕದ್ದಲ್ಲ ಮತ್ತು ತೀರ್ಮಾನಿಸತಕ್ಕದ್ದಲ್ಲ.

(2) ಈ ಅಧಿನಿಯಮದ ಯಾವುದೇ ಉಪಬಂಧಗಳನ್ನು ಪಾಲಿಸದೆ ಇರುವ ಸಂದರ್ಭದಲ್ಲಿ, ಕುಲಾಧಿಪತಿಯವರು ವಿಶ್ವವಿದ್ಯಾಲಯದ ಯಾವುದೇ ಪದಾಧಿಕಾರಿ ಅಥವಾ ಸಂಸ್ಥೆಯು ತೆಗೆದುಕೊಂಡ ಎಲ್ಲಾ ತೀರ್ಮಾನಗಳನ್ನು ವಿಷಯಗೊಳಿಸುವ ಮೂಲಕ ಪರಿಹಾರ ಕ್ರಮಗಳನ್ನು ಕೂಡಲೇ ಕೈಗೊಳ್ಳಲು ಅಧಿಕಾರವನ್ನು ಎಲ್ಲಾ ಸಮಯದಲ್ಲಿ ಹೊಂದಿರತಕ್ಕದ್ದು ಮತ್ತು ಅಂಥ ಪರಿಹಾರ ಕ್ರಮದ ಪರಿಣಾಮವಾಗಿ ಅಧಿನಿಯಮದ ಉಪಬಂಧಗಳನ್ನು ಪಾಲಿಸದೇ ವಿಶ್ವವಿದ್ಯಾಲಯದ ಪದಾಧಿಕಾರಿ ಅಥವಾ ಸಂಸ್ಥೆಯು ಕೈಗೊಂಡಿದ್ದ ಎಲ್ಲಾ ಅಂಥ ಕ್ರಮಗಳು, ಮೊದಲಿನಿಂದಲೂ ಶೂನ್ಯ ಮತ್ತು ಅಕೃತ ಎಂದು ಭಾವಿಸತಕ್ಕದ್ದು ಹಾಗೂ ತತ್ಪರಿಣಾಮವಾಗಿ, ಉಪಬಂಧ ಪಾಲಿಸದೇ ಇದ್ದ ವಿಷಯ ಅಥವಾ ನಿರ್ಧಾರದ ಸಂಬಂಧದಲ್ಲಿ ಅದಕ್ಕೆ ಮುಂಚೆ ಇದ್ದ ವಸ್ತುಸ್ಥಿತಿಯೇ ಮುಂದುವರಿಯತಕ್ಕದ್ದು.

## ಅಧ್ಯಾಯ - V

### ಪರಿನಿಯಮಗಳು ಮತ್ತು ವಿನಿಯಮಗಳು

**32. ಪರಿನಿಯಮಗಳು.-** ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು, ಪರಿನಿಯಮಗಳು ವಿಶ್ವವಿದ್ಯಾಲಯಕ್ಕೆ ಮತ್ತು ಸಿಬ್ಬಂದಿಗೆ ಸಂಬಂಧಿಸಿದ ಎಲ್ಲಾ ಅಥವಾ ಯಾವುದೇ ವಿಷಯಕ್ಕೆ ಈ ಕೆಳಗಿನಂತೆ ಉಪಬಂಧ ಕಲ್ಪಿಸಬಹುದು, ಎಂದರೆ:-

- (i) ವಿಶ್ವವಿದ್ಯಾಲಯದ ಪ್ರಾಧಿಕಾರಗಳ ಕಾರ್ಯಕಲಾಪಗಳನ್ನು ನಡೆಸುವ ಮತ್ತು ಈ ಅಧಿನಿಯಮದಲ್ಲಿ ನಿರ್ದಿಷ್ಟಪಡಿಸದಿರುವ ಸಂಸ್ಥೆಗಳ ರಚನೆಯ ಕಾರ್ಯವಿಧಾನ;
- (ii) ಶಾಶ್ವತ ಶಾಸನಬದ್ಧ ದತ್ತಿ ನಿಧಿ, ವಿಶ್ವವಿದ್ಯಾಲಯ ದತ್ತಿ ನಿಧಿ, ಸಾಮಾನ್ಯ ನಿಧಿ ಹಾಗೂ ಅಭಿವೃದ್ಧಿ ನಿಧಿಗಳ ನಿರ್ವಹಣೆ;
- (iii) ಕುಲಪತಿಗಳು, ಕುಲಸಚಿವರು ಹಾಗೂ ಹಣಕಾಸು ಅಧಿಕಾರಿ ಇವರ ನೇಮಕಾತಿಯ ನಿಬಂಧನೆಗಳು ಹಾಗೂ ಷರತ್ತುಗಳು ಹಾಗೂ ಅವರ ಅಧಿಕಾರಗಳು ಮತ್ತು ಪ್ರಕಾರ್ಯಗಳು;
- (iv) ವಿಶ್ವವಿದ್ಯಾಲಯದ ಇತರ ಅಧಿಕಾರಿಗಳ, ಅಧ್ಯಾಪಕರ ಮತ್ತು ನೌಕರರ ನೇಮಕಾತಿ ವಿಧಾನ ಹಾಗೂ ಸೇವಾ ನಿಬಂಧನೆಗಳು ಮತ್ತು ಷರತ್ತುಗಳು;
- (v) ವಿಶ್ವವಿದ್ಯಾಲಯ ಹಾಗೂ ಅದರ ಅಧಿಕಾರಿಗಳು, ವ್ಯಾಸಂಗ ವಿಭಾಗದ (ಫ್ಯಾಕಲ್ಟಿ) ಸದಸ್ಯರು, ನೌಕರರು ಹಾಗೂ ವಿದ್ಯಾರ್ಥಿಗಳ ನಡುವೆ ಉಂಟಾದ ವಿವಾದಗಳನ್ನು ಪರಿಹರಿಸುವ ಕಾರ್ಯವಿಧಾನ;

- (vi) ವಿಭಾಗಗಳು ಮತ್ತು ವ್ಯಾಸಂಗ ವಿಭಾಗಗಳ (ಫ್ಯಾಕ್ಟಿಗಳ) ಸೃಜನೆ, ರದ್ದತಿ ಅಥವಾ ಪುನರಚನೆ;
- (vii) ಇತರ ವಿಶ್ವವಿದ್ಯಾಲಯಗಳು ಅಥವಾ ಉನ್ನತ ಕಲಿಕಾ ಸಂಸ್ಥೆಗಳ ಜೊತೆಯಲ್ಲಿ ಸಹಕರಿಸಬೇಕಾದ ರೀತಿ;
- (viii) ಗೌರವ ಪದವಿಗಳ ನೀಡಿಕೆಯ ಕಾರ್ಯವಿಧಾನ;
- (ix) ಉಚಿತ ಶಿಕ್ಷಣ (ಫ್ರಿಶಿಪ್) ಮತ್ತು ವಿದ್ಯಾರ್ಥಿವೇತನ ಮಂಜೂರಾತಿಗೆ ಸಂಬಂಧಿಸಿದ ಉಪಬಂಧಗಳು;
- (x) ವಿವಿಧ ವ್ಯಾಸಂಗ ಕ್ರಮಗಳಲ್ಲಿನ ಸೀಟುಗಳ ಸಂಖ್ಯೆಗೆ ಸಂಬಂಧಿಸಿದ ಕಾರ್ಯನೀತಿಗಳು ಮತ್ತು ಅಂಥ ವ್ಯಾಸಂಗ ಕ್ರಮಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಕಾರ್ಯವಿಧಾನ;
- (xi) ವಿವಿಧ ವ್ಯಾಸಂಗ ಕ್ರಮಗಳಿಗೆ ವಿದ್ಯಾರ್ಥಿಗಳಿಗೆ ವಿಧಿಸಬಹುದಾದ ಶುಲ್ಕಕ್ಕೆ ಸಂಬಂಧಿಸಿದ ಕಾರ್ಯನೀತಿ;
- (xii) ಸಂಶೋಧನಾ ವೇತನಗಳು (ಫೆಲೋಶಿಪ್‌ಗಳು), ವಿದ್ಯಾರ್ಥಿವೇತನಗಳು, ಶಿಷ್ಯವೇತನಗಳು, ಉಚಿತ ಶಿಕ್ಷಣ, ಪದಕಗಳು ಹಾಗೂ ಬಹುಮಾನಗಳನ್ನು ಪ್ರಾರಂಭಿಸುವುದು;
- (xiii) ಪ್ರಬಂಧಕ ಮಂಡಳಿಯು ನಿರ್ಧರಿಸಬಹುದಾದ ಅಥವಾ ಈ ಅಧಿನಿಯಮದ ಅಡಿಯಲ್ಲಿ ಪರಿನಿಯಮಗಳ ಮೂಲಕ ಉಪಬಂಧ ಕಲ್ಪಿಸಬೇಕಾದ ಅಗತ್ಯತೆಯುಳ್ಳ ಯಾವುದೇ ಇತರ ವಿಷಯಗಳು.

**33. ಪರಿನಿಯಮಗಳ ರಚನೆ ವಿಧಾನ.-** (1) ವ್ಯವಸ್ಥಾಪನಾ ಮಂಡಳಿಯು ರಚಿಸಿದ ಮೊದಲ ಶಾಸನಗಳನ್ನು ಅನುಮೋದನೆಗಾಗಿ ಪ್ರಬಂಧಕ ಮಂಡಳಿಗೆ ಸಲ್ಲಿಸತಕ್ಕದ್ದು.

(2) ವ್ಯವಸ್ಥಾಪನಾ ಮಂಡಳಿಯು ಸಲ್ಲಿಸಿದ ಮೊದಲ ಪರಿನಿಯಮಗಳನ್ನು ಪ್ರಬಂಧಕ ಮಂಡಳಿಯು ಪರಿಗಣಿಸತಕ್ಕದ್ದು ಹಾಗೂ ತಾನು ಅವಶ್ಯವೆಂದು ಭಾವಿಸಬಹುದಾದ ಅಂಥ ಮಾರ್ಪಾಡುಗಳು, ಯಾವುದಾದರೂ ಇದ್ದಲ್ಲಿ, ಅವುಗಳೊಡನೆ ತನ್ನ ಅನುಮೋದನೆಯನ್ನು ನೀಡತಕ್ಕದ್ದು.

(3) ವಿಶ್ವವಿದ್ಯಾಲಯವು, ಪ್ರಬಂಧಕ ಮಂಡಳಿಯು ಅನುಮೋದಿಸಿದ ಮೊದಲ ಪರಿನಿಯಮಗಳನ್ನು ವಿಶ್ವವಿದ್ಯಾಲಯದ ಅಧಿಸೂಚನೆಯಲ್ಲಿ ಪ್ರಕಟಿಸತಕ್ಕದ್ದು ಮತ್ತು ತದನಂತರ ಮೊದಲ ಪರಿನಿಯಮಗಳ ಪ್ರಕಟಣೆಯ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

**34. ಪರಿನಿಯಮಗಳ ತಿದ್ದುಪಡಿಯ ಅಧಿಕಾರ.-** ಪ್ರಬಂಧಕ ಮಂಡಳಿಯು ಹೊಸ ಅಥವಾ ಹೆಚ್ಚುವರಿ ಪರಿನಿಯಮಗಳನ್ನು ರಚಿಸಬಹುದು ಅಥವಾ ಪರಿನಿಯಮಗಳ ತಿದ್ದುಪಡಿ ಮಾಡಬಹುದು ಅಥವಾ ಅವನ್ನು ನಿರಸನಗೊಳಿಸಬಹುದು.

**35. ವಿನಿಯಮಗಳು.-** ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು, ವಿನಿಯಮಗಳು ಈ ಮುಂದಿನ ವಿಷಯಗಳಿಗೆ ಉಪಬಂಧಗಳನ್ನು ಕಲ್ಪಿಸಬಹುದು, ಎಂದರೆ:-

- (i) ವಿಶ್ವವಿದ್ಯಾಲಯಕ್ಕೆ ವಿದ್ಯಾರ್ಥಿಗಳ ಪ್ರವೇಶ ಮತ್ತು ವಿದ್ಯಾರ್ಥಿ ಪಟ್ಟಿಯಲ್ಲಿ ಅವರುಗಳ ದಾಖಲಾತಿ ಹಾಗೂ ಮುಂದುವರಿಕೆ;
- (ii) ವಿಶ್ವವಿದ್ಯಾಲಯದ ಎಲ್ಲಾ ಪದವಿಗಳು ಮತ್ತು ಇತರ ಶೈಕ್ಷಣಿಕ ಪ್ರಶಸ್ತಿಗಳಿಗಾಗಿ ನಿಗದಿಪಡಿಸತಕ್ಕ ವ್ಯಾಸಂಗ ಕ್ರಮಗಳು;
- (iii) ಪದವಿಗಳ ಮತ್ತು ಇತರ ಶೈಕ್ಷಣಿಕ ಪ್ರಶಸ್ತಿಗಳ ಪ್ರದಾನ;
- (iv) ಸಂಶೋಧನಾ ವೇತನಗಳು (ಫೆಲೋಶಿಪ್‌), ವಿದ್ಯಾರ್ಥಿವೇತನಗಳು, ಶಿಷ್ಯವೇತನಗಳು, ಪದಕಗಳು ಮತ್ತು ಬಹುಮಾನಗಳನ್ನು ನೀಡಲು ಷರತ್ತುಗಳು;
- (v) ಪರೀಕ್ಷೆಗಳನ್ನು ನಡೆಸುವುದು ಹಾಗೂ ಪರೀಕ್ಷೆ ನಡೆಸುವ ಸಂಸ್ಥೆಗಳು, ಪರೀಕ್ಷಕರು, ಪರೀಕ್ಷಾ ಮೇಲ್ವಿಚಾರಕರು, ಟ್ಯಾಬುಲೇಟರ್‌ಗಳು ಮತ್ತು ಮಾರ್ಕರೇಟರ್‌ಗಳ ನೇಮಕಾತಿ ಷರತ್ತುಗಳು ಮತ್ತು ವಿಧಾನ ಹಾಗೂ ಅವರ ಕರ್ತವ್ಯಗಳು;
- (vi) ವಿಶ್ವವಿದ್ಯಾಲಯದ ಪರೀಕ್ಷೆಗಳಿಗೆ, ಪದವಿಗಳಿಗೆ ಹಾಗೂ ಇತರ ಶೈಕ್ಷಣಿಕ ಪ್ರಶಸ್ತಿಗಳಿಗೆ ಪ್ರವೇಶಕ್ಕೆ ವಿಧಿಸತಕ್ಕ ಶುಲ್ಕ;
- (vii) ವಿಶ್ವವಿದ್ಯಾಲಯ ಅಥವಾ ಒಂದು ಘಟಕ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಿವಾಸಕ್ಕಾಗಿ ಷರತ್ತುಗಳು;
- (viii) ವಿಶ್ವವಿದ್ಯಾಲಯ ಅಥವಾ ಒಂದು ಘಟಕ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಶಿಸ್ತು ಪಾಲನೆ;
- (ix) ಈ ಅಧಿನಿಯಮದ ಅಡಿಯಲ್ಲಿನ ಪರಿನಿಯಮಗಳಲ್ಲಿ ಉಪಬಂಧ ಕಲ್ಪಿಸಬಹುದಾದಂಥ ಇತರ ಎಲ್ಲಾ ವಿಷಯಗಳು.

**36. ವಿನಿಯಮಗಳ ರಚನೆ ವಿಧಾನ.-** ವಿನಿಯಮಗಳನ್ನು ಶೈಕ್ಷಣಿಕ ಪರಿಷತ್ತು ರಚಿಸತಕ್ಕದ್ದು ಹಾಗೂ ವ್ಯವಸ್ಥಾಪನಾ ಮಂಡಳಿಯು ಅನುಮೋದಿಸತಕ್ಕದ್ದು.

**37. ವಿನಿಯಮಗಳ ತಿದ್ದುಪಡಿಗೆ ಅಧಿಕಾರ.-** ವ್ಯವಸ್ಥಾಪನಾ ಮಂಡಳಿಯು ಅನುಮೋದನೆಯೊಡನೆ ಶೈಕ್ಷಣಿಕ ಪರಿಷತ್ತು ಹೊಸ ವಿನಿಯಮಗಳನ್ನು ಅಥವಾ ಹೆಚ್ಚುವರಿ ವಿನಿಯಮಗಳನ್ನು ರಚಿಸಬಹುದು ಅಥವಾ ವಿನಿಯಮಗಳ ತಿದ್ದುಪಡಿ ಮಾಡಬಹುದು ಅಥವಾ ನಿರಸನಗೊಳಿಸಬಹುದು.

**38. ಶುಲ್ಕ ನಿಯಂತ್ರಣ ಸಮಿತಿ.-** (1) ಸರ್ಕಾರವು ರಚಿಸಿದ ನಿವೃತ್ತ ಸರ್ವೋಚ್ಚ ನ್ಯಾಯಾಲಯದ ಅಥವಾ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಮುಖ್ಯಸ್ಥರಾಗಿರುವ ಮತ್ತು ವಿಶ್ವವಿದ್ಯಾಲಯದ ಕುಲಾಧಿಪತಿ, ಕುಲಪತಿ, ಉನ್ನತ ಶಿಕ್ಷಣ ಪ್ರಭಾರದಲ್ಲಿರುವ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅಥವಾ ಕಾರ್ಯದರ್ಶಿ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಲ್ಲದ ಅವರ ನಾಮನಿರ್ದೇಶಿತರು, ವೈದ್ಯಕೀಯ ಶಿಕ್ಷಣದ ಪ್ರಧಾನ ಕಾರ್ಯದರ್ಶಿ ಅಥವಾ ಕಾರ್ಯದರ್ಶಿ ಅಥವಾ ಉಪಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಲ್ಲದ ಅವರ ನಾಮನಿರ್ದೇಶಿತರು, ಒಬ್ಬ ಮಹಿಳೆಯೂ ಸೇರಿದಂತೆ ಪ್ರಬಂಧಕ ಮಂಡಳಿಯು ನಾಮನಿರ್ದೇಶಿಸಿದ ಇಬ್ಬರು ಶಿಕ್ಷಣ ತಜ್ಞರು ಇವರುಗಳನ್ನು ಒಳಗೊಂಡ ಒಂದು ಶುಲ್ಕ ನಿಯಂತ್ರಣ ಸಮಿತಿಯು, 9ನೇ

ಪ್ರಕರಣದ ಅಡಿಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗಾಗಿ ಮೀಸಲಿರಿಸಿದ ವಿಶ್ವವಿದ್ಯಾಲಯದ ಸ್ಥಾನಗಳ ಶುಲ್ಕವನ್ನು ನಿಯಂತ್ರಿಸತಕ್ಕದ್ದು. ಸಮಿತಿಯಲ್ಲಿ ಈ ಉದ್ದೇಶಕ್ಕಾಗಿ ಒಬ್ಬರು ಖ್ಯಾತ ಚಾರ್ಟರ್ಡ್ ಅಕೌಂಟೆಂಟ್ ರವರನ್ನು ಸಹ ಸದಸ್ಯನನ್ನಾಗಿ ಸೇರಿಸಿಕೊಳ್ಳತಕ್ಕದ್ದು.

(2) ಸಮಿತಿಯು ವಿಶ್ವವಿದ್ಯಾಲಯದ ಪ್ರವೇಶಗಳ ಮತ್ತು ಶುಲ್ಕದ ಸಂಗ್ರಹಣೆಯ ಅನುಪಾಲನೆಯನ್ನು ನೋಡಿಕೊಳ್ಳತಕ್ಕದ್ದು.

## ಅಧ್ಯಾಯ - VI

### ಸಂಕೀರ್ಣ

**39. ನೌಕರರ ಸೇವಾ ಷರತ್ತುಗಳು.-** (1) ಪರಿನಿಯಮಗಳ ಮತ್ತು ವಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ಅಥವಾ ನಿಯಮಗಳ ಮೂಲಕ ನಿಯಮಿಸಬಹುದಾದ ಅಂಥ ನಿಬಂಧನೆಗಳು ಮತ್ತು ಷರತ್ತುಗಳು, ಯಾವುದಾದರೂ ಇದ್ದಲ್ಲಿ, ಅವುಗಳಿಗೆ ಒಳಪಟ್ಟು ಪ್ರತಿಯೊಬ್ಬ ನೌಕರನು ಲಿಖಿತ ಕರಾರಿನ ಅಡಿಯಲ್ಲಿ ನೇಮಕಗೊಳ್ಳತಕ್ಕದ್ದು ಮತ್ತು ಅದನ್ನು ವಿಶ್ವವಿದ್ಯಾಲಯದಲ್ಲಿ ಇಟ್ಟುಕೊಳ್ಳತಕ್ಕದ್ದು ಹಾಗೂ ಅದರ ಪ್ರತಿಯನ್ನು ಸಂಬಂಧಪಟ್ಟ ನೌಕರನಿಗೆ ನೀಡತಕ್ಕದ್ದು.

(2) ನೌಕರರ ವಿರುದ್ಧ ಶಿಸ್ತು ಕ್ರಮವನ್ನು ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಕಾರ್ಯವಿಧಾನಗಳ ಮೂಲಕ ನಿಯಂತ್ರಿಸತಕ್ಕದ್ದು.

(3) ಕರಾರಿನಿಂದಾಗಿ ವಿಶ್ವವಿದ್ಯಾಲಯ ಮತ್ತು ನೌಕರನ ಮಧ್ಯದಲ್ಲಿ ಉದ್ಭವಿಸಬಹುದಾದ ಯಾವುದೇ ವಿವಾದವನ್ನು, ಲಿಖಿತ ಕರಾರಿನಲ್ಲಿ ಉಪಬಂಧಿಸಿದ ವಿಧಾನದಲ್ಲಿ ಹಾಗೂ ಪರಿನಿಯಮಗಳ ಅನುಸಾರವಾಗಿ ಪರಿಹರಿಸತಕ್ಕದ್ದು.

**40. ಮೇಲ್ಮನವಿ ಹಕ್ಕು.-** ವಿಶ್ವವಿದ್ಯಾಲಯವು ತನ್ನ ನೌಕರರ ಅಥವಾ ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡ ಸಂದರ್ಭದಲ್ಲಿ, ಬಾಧಿತ ನೌಕರ ಅಥವಾ ವಿದ್ಯಾರ್ಥಿಗಳು ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದಂತೆ ಮೇಲ್ಮನವಿ ಹಕ್ಕನ್ನು ಹೊಂದಿರತಕ್ಕದ್ದು.

**41. ಭವಿಷ್ಯ ಅಥವಾ ನಿವೃತ್ತಿ ವೇತನ ನಿಧಿ .-** ವಿಶ್ವವಿದ್ಯಾಲಯವು, ತನ್ನ ನೌಕರರ ಪ್ರಯೋಜನಕ್ಕಾಗಿ, ಪರಿನಿಯಮಗಳು ಮತ್ತು ಜಾರಿಯಲ್ಲಿರುವ ಕಾನೂನುಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ಅಂಥ ವಿಧಾನದಲ್ಲಿ ಮತ್ತು ಅಂಥ ಷರತ್ತುಗಳಿಗೆ ಒಳಪಟ್ಟು ತಾನು ಸೂಕ್ತವೆಂದು ಭಾವಿಸಬಹುದಾದ ಅಂಥ ಭವಿಷ್ಯ ಅಥವಾ ನಿವೃತ್ತಿ ವೇತನ ನಿಧಿಯನ್ನು ರಚಿಸತಕ್ಕದ್ದು ಹಾಗೂ ಅಂಥ ವಿಮಾ ಯೋಜನೆಗಳನ್ನು ಒದಗಿಸತಕ್ಕದ್ದು.

**42. ವಿಶ್ವವಿದ್ಯಾಲಯದ ಪ್ರಾಧಿಕಾರಗಳು ಮತ್ತು ಸಂಸ್ಥೆಗಳ ರಚನೆಯ ವಿವರಗಳು.-** ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ಇತರ ಸಂಸ್ಥೆಯ ಸದಸ್ಯನಾಗಿ ಯಾವೊಬ್ಬ ವ್ಯಕ್ತಿಯು ಸೂಕ್ತವಾಗಿ ಆಯ್ಕೆಯಾಗಿದ್ದಾನೆಯೇ ಅಥವಾ ನೇಮಕಗೊಂಡಿದ್ದಾನೆಯೇ ಅಥವಾ ಅದಕ್ಕೆ ಅರ್ಹನಾಗಿದ್ದಾನೆಯೇ ಎಂಬ ಯಾವುದೇ ಪ್ರಶ್ನೆ ಉದ್ಭವಿಸಿದರೆ, ಆ ವಿಷಯವನ್ನು ತೀರ್ಮಾನಕ್ಕಾಗಿ ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು ಮತ್ತು ಅವರ ತೀರ್ಮಾನವು ಅಂತಿಮವಾಗಿರತಕ್ಕದ್ದು.

**43. ಸಮಿತಿಗಳ ರಚನೆ.-** 22ನೇ ಪ್ರಕರಣದಲ್ಲಿ ನಮೂದಿಸಿದ ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರವು ತಾನು ಸೂಕ್ತವೆಂದು ಭಾವಿಸಬಹುದಾದ ಅಂಥ ಅಧಿಕಾರವನ್ನು ಹೊಂದಿರುವ ಅಂಥ ಸದಸ್ಯರನ್ನು ಒಳಗೊಂಡ ಅಂಥ ಪ್ರಾಧಿಕಾರದ ಒಂದು ಸಮಿತಿಯನ್ನು ರಚಿಸಲು ಅಧಿಕಾರವನ್ನು ಹೊಂದಿರತಕ್ಕದ್ದು.

**44. ಆಕಸ್ಮಿಕವಾಗಿ ಖಾಲಿಯಾದ ಸ್ಥಾನಗಳನ್ನು ತುಂಬುವುದು.-** ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ಸಂಸ್ಥೆಯ ಪದನಿಮಿತ್ತ ಸದಸ್ಯರನ್ನು ಹೊರತುಪಡಿಸಿ, ಸದಸ್ಯರ ಪೈಕಿ ಯಾವುದೇ ಸ್ಥಾನವು ಆಕಸ್ಮಿಕವಾಗಿ ಖಾಲಿಯಾದರೆ, ಯಾರ ಸ್ಥಾನವು ಖಾಲಿಯಾಗಿ ತುಂಬಬೇಕಾಗಿ ಬಂದಿದೆಯೋ ಆ ಸದಸ್ಯನನ್ನು ಯಾವ ರೀತಿಯಲ್ಲಿ ಆರಿಸಲಾಗಿತ್ತೋ ಅದೇ ರೀತಿಯಲ್ಲಿ ಹೊಸ ಸದಸ್ಯನನ್ನು ಆರಿಸಿ ಭರ್ತಿ ಮಾಡತಕ್ಕದ್ದು ಮತ್ತು ಹಾಗೆ ಖಾಲಿ ಸ್ಥಾನವನ್ನು ಭರ್ತಿ ಮಾಡಿದ ವ್ಯಕ್ತಿಯು ಆತನು ಯಾವ ಸದಸ್ಯನ ಸ್ಥಾನದಲ್ಲಿ ಭರ್ತಿಯಾಗಿರುವನೋ ಆ ಸದಸ್ಯನು ಪ್ರಾಧಿಕಾರ ಅಥವಾ ಸಂಸ್ಥೆಯ ಸದಸ್ಯನಾಗಿ ಉಳಿಯುತ್ತಿದ್ದ ಬಾಕಿ ಅವಧಿಯವರೆಗೆ ಮಾತ್ರ ಸದಸ್ಯನಾಗಿರತಕ್ಕದ್ದು.

**45. ಸದ್ಯಾವನೆಯಿಂದ ಕೈಗೊಂಡ ಕ್ರಮದ ರಕ್ಷಣೆ.-** ಈ ಅಧಿನಿಯಮ ಅಥವಾ ಪರಿನಿಯಮಗಳು ಅಥವಾ ನಿಯಮಗಳಿಗೆ ಅನುಸಾರವಾಗಿ ಸದ್ಯಾವನೆಯಿಂದ ಮಾಡಿದ ಅಥವಾ ಮಾಡಲು ಉದ್ದೇಶಿಸಿದ ಯಾವುದೇ ಕಾರ್ಯಕ್ಕಾಗಿ ವಿಶ್ವವಿದ್ಯಾಲಯದ ಯಾವೊಬ್ಬ ಅಧಿಕಾರಿ ಅಥವಾ ಇತರ ನೌಕರರ ವಿರುದ್ಧ ಯಾವುದೇ ದಾವೆ ಅಥವಾ ಇತರ ಕಾನೂನು ವ್ಯವಹಾರಗಳನ್ನು ನಡೆಸಲು ಅವಕಾಶ ಇರತಕ್ಕದ್ದಲ್ಲ.

**46. ತಾತ್ಕಾಲಿಕ ಉಪಬಂಧಗಳು.-** ಈ ಅಧಿನಿಯಮ ಮತ್ತು ಪರಿನಿಯಮಗಳ ಯಾವುದೇ ಇತರ ಉಪಬಂಧಗಳಲ್ಲಿ ಏನೇ ಇದ್ದರೂ,-

- (i) ಮೊದಲ ಕುಲಪತಿ ಮತ್ತು ಸಹಕುಲಪತಿ, ಯಾರಾದರೂ ಇದ್ದರೆ, ಅವರನ್ನು ಕುಲಾಧಿಪತಿಯವರು ನೇಮಕಮಾಡತಕ್ಕದ್ದು;
- (ii) ಮೊದಲ ಕುಲಸಚಿವರನ್ನು ಮತ್ತು ಮೊದಲ ಹಣಕಾಸು ಅಧಿಕಾರಿಯವರನ್ನು ಕುಲಾಧಿಪತಿಯವರು ನೇಮಕಮಾಡತಕ್ಕದ್ದು; ಮತ್ತು
- (iii) ಮೊದಲ ವ್ಯವಸ್ಥಾಪನ ಮಂಡಳಿ, ಮೊದಲ ಹಣಕಾಸು ಸಮಿತಿ, ಮೊದಲ ಸಂಶೋಧನೆ ಮತ್ತು ಅನ್ವೇಷಣಾ ಪರಿಷತ್ತು ಹಾಗೂ ಮೊದಲ ಶೈಕ್ಷಣಿಕ ಪರಿಷತ್ತನ್ನು ಕುಲಾಧಿಪತಿಯವರು ರಚಿಸತಕ್ಕದ್ದು.

**47. ಶಾಶ್ವತ ಶಾಸನಬದ್ಧ ದತ್ತಿ ನಿಧಿ.-** ((1) ವಿಶ್ವವಿದ್ಯಾಲಯವು, ಕನಿಷ್ಠ ಇಪ್ಪತ್ತೈದು ಕೋಟಿ ರೂಪಾಯಿಗಳನ್ನುಳ್ಳ ಒಂದು ಶಾಶ್ವತ ಶಾಸನಬದ್ಧ ದತ್ತಿ ನಿಧಿಯನ್ನು ಸ್ಥಾಪಿಸತಕ್ಕದ್ದು ಇದರ ಪೈಕಿ ಕನಿಷ್ಠ ಹದಿನೈದು ಕೋಟಿ ರೂಪಾಯಿಗಳು ನಗದು ರೂಪದಲ್ಲಿ ಮತ್ತು ಇನ್ನುಳಿದದ್ದು ಬ್ಯಾಂಕ್ ಗ್ಯಾರಂಟಿ ರೂಪದಲ್ಲಿ ಇರತಕ್ಕದ್ದು ಮತ್ತು ಇದನ್ನು ತಾನಾಗಿಯೇ ಹೆಚ್ಚಿಸಬಹುದಾಗಿದ್ದು ಆದರೆ ಕಡಿಮೆ ಮಾಡತಕ್ಕದ್ದಲ್ಲ.

ಪರಂತು, ಬೆಂಗಳೂರು ಅಥವಾ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊರಗಿರುವ ವಿಶ್ವವಿದ್ಯಾಲಯದ ಸಂದರ್ಭದಲ್ಲಿ ಕನಿಷ್ಠ ಹತ್ತು ಕೋಟಿ ರೂಪಾಯಿಗಳು ನಗದು ರೂಪದಲ್ಲಿರತಕ್ಕದ್ದು ಮತ್ತು ಉಳಿದ ಐದು ಕೋಟಿ ರೂಪಾಯಿಗಳು ಬ್ಯಾಂಕ್ ಗ್ಯಾರಂಟಿಯ ರೂಪದಲ್ಲಿರತಕ್ಕದ್ದು.

(2) ವಿಶ್ವವಿದ್ಯಾಲಯವು, ನಿಯಮಿಸಬಹುದಾದ ಅಂಥ ವಿಧಾನದಲ್ಲಿ ಶಾಶ್ವತ ಶಾಸನಬದ್ಧ ದತ್ತಿ ನಿಧಿಯ ಹಣವನ್ನು ಹೂಡಲು ಅಧಿಕಾರವನ್ನು ಹೊಂದಿರತಕ್ಕದ್ದು.

(3) ವಿಶ್ವವಿದ್ಯಾಲಯವು ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ಯಾವುದೇ ಮೊಬಲಗನ್ನು ಶಾಶ್ವತ ಶಾಸನಬದ್ಧ ದತ್ತಿ ನಿಧಿಗೆ ವರ್ಗಾವಣೆ ಮಾಡಬಹುದು. ವಿಶ್ವವಿದ್ಯಾಲಯವನ್ನು ಸಮಾಪನಗೊಳಿಸುವ ಸಂದರ್ಭವನ್ನು ಹೊರತುಪಡಿಸಿ, ಇತರ ಯಾವ ಸಂದರ್ಭಗಳಲ್ಲೂ ಶಾಶ್ವತ ಶಾಸನಬದ್ಧ ದತ್ತಿ ನಿಧಿಯಿಂದ ಯಾವುದೇ ಮೊಬಲಗನ್ನೂ ಇತರ ಉದ್ದೇಶಗಳಿಗಾಗಿ ವರ್ಗಾಯಿಸತಕ್ಕದ್ದಲ್ಲ.

(4) ಶಾಶ್ವತ ಶಾಸನಬದ್ಧ ದತ್ತಿ ನಿಧಿಯಿಂದ ಸ್ವೀಕರಿಸಿದ ವರಮಾನದ ಶೇಕಡಾ ಎಪ್ಪತ್ತೈದರಷ್ಟನ್ನು ವಿಶ್ವವಿದ್ಯಾಲಯದ ಅಭಿವೃದ್ಧಿ ಅಥವಾ ಸಾಮಾನ್ಯ ಕೆಲಸಗಳ ಉದ್ದೇಶಗಳಿಗಾಗಿ ಬಳಸಿಕೊಳ್ಳತಕ್ಕದ್ದು. ಉಳಿದ ಶೇಕಡಾ ಇಪ್ಪತ್ತೈದರಷ್ಟನ್ನು ಶಾಶ್ವತ ಶಾಸನಬದ್ಧ ದತ್ತಿ ನಿಧಿಯಲ್ಲಿ ಪುನಃ ತೊಡಗಿಸತಕ್ಕದ್ದು.

**48. ವಿಶ್ವವಿದ್ಯಾಲಯದ ದತ್ತಿ ನಿಧಿ.-** (1) ವಿಶ್ವವಿದ್ಯಾಲಯವು, ಪ್ರಾಯೋಜಕ ಸಂಸ್ಥೆಯು ನಿರ್ಧರಿಸಬಹುದಾದಂತೆ ನಿಧಿಗಳನ್ನು ಒಳಗೊಂಡ ವಿಶ್ವವಿದ್ಯಾಲಯದ ದತ್ತಿ ನಿಧಿಯನ್ನು ಸ್ಥಾಪಿಸತಕ್ಕದ್ದು. ಇದು ಕಾಲಕಾಲಕ್ಕೆ ಸ್ವೀಕರಿಸಬಹುದಾದ ದೇಣಿಗೆಗಳು ಮತ್ತು ಇತರ ನಿಧಿಗಳನ್ನು ಒಳಗೊಂಡಿರತಕ್ಕದ್ದು.

(2) ವಿಶ್ವವಿದ್ಯಾಲಯವು, ಪರಿಣಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ವಿಧಾನದಲ್ಲಿ ವಿಶ್ವವಿದ್ಯಾಲಯದ ದತ್ತಿನಿಧಿಯನ್ನು ಹೂಡುವ ಅಧಿಕಾರವನ್ನು ಹೊಂದಿರತಕ್ಕದ್ದು.

(3) ವಿಶ್ವವಿದ್ಯಾಲಯ ದತ್ತಿ ನಿಧಿಯು, ವಿಶ್ವವಿದ್ಯಾಲಯವು ತನ್ನ ಸಾಮಾಜಿಕ ಧೈಯೋದ್ದೇಶಗಳನ್ನು ನೆರವೇರಿಸುವ ಸಂದರ್ಭದಲ್ಲಿ ಮತ್ತು/ಅಥವಾ ಮುಂಗಾಣದ ಸನ್ನಿವೇಶದಲ್ಲಿ ಉದ್ಭವಿಸಬಹುದಾದ ಹಣಕಾಸು ಸವಾಲುಗಳಿಂದ ತನ್ನನ್ನು ರಕ್ಷಿಸಿಕೊಳ್ಳುವುದಕ್ಕಾಗಿ, ಸ್ವಇಚ್ಛೆಯಿಂದ ನಿರ್ವಹಿಸಿಕೊಂಡು ಬರಲು ಮತ್ತು ಜವಾಬ್ದಾರಿಯಿಂದ ಹಣ ಹೂಡಿಕೆ ಮಾಡಲು ಇಚ್ಛೆಯುಳ್ಳವರಾಗಿ ಸ್ವಯಂ ವಿಧಿಸಿಕೊಂಡ ನಿಧಿಯಾಗಿರತಕ್ಕದ್ದು.

(4) ವಿಶ್ವವಿದ್ಯಾಲಯವು, ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ಯಾವುದೇ ಮೊಬಲಗನ್ನು ವಿಶ್ವವಿದ್ಯಾಲಯದ ದತ್ತಿ ನಿಧಿಗೆ ವರ್ಗಾಯಿಸಬಹುದು. ವಿಶ್ವವಿದ್ಯಾಲಯದ ಸಮಾಪನಗೊಳಿಸುವ ಸಂದರ್ಭವನ್ನು ಹೊರತುಪಡಿಸಿ, ಇತರ ಯಾವ ಸಂದರ್ಭಗಳಲ್ಲೂ ವಿಶ್ವವಿದ್ಯಾಲಯದ ದತ್ತಿ ನಿಧಿಯಿಂದ ಯಾವುದೇ ಮೊಬಲಗನ್ನು ಇತರ ಉದ್ದೇಶಗಳಿಗಾಗಿ ವರ್ಗಾಯಿಸತಕ್ಕದ್ದಲ್ಲ.

(5) ವಿಶ್ವವಿದ್ಯಾಲಯದ ದತ್ತಿ ನಿಧಿಯಿಂದ ಬರುವ ವರಮಾನದ ಶೇಕಡಾ ಎಂಭತ್ತರಷ್ಟನ್ನು ವಿಶ್ವವಿದ್ಯಾಲಯದ ಅಭಿವೃದ್ಧಿ ಅಥವಾ ಸಾಮಾನ್ಯ ಕೆಲಸದ ಉದ್ದೇಶಗಳಿಗಾಗಿ ಬಳಸಿಕೊಳ್ಳತಕ್ಕದ್ದು. ಉಳಿದ ಶೇಕಡಾ ಇಪ್ಪತ್ತರಷ್ಟನ್ನು ವಿಶ್ವವಿದ್ಯಾಲಯದ ದತ್ತಿ ನಿಧಿಯಲ್ಲಿ ಪುನಃ ತೊಡಗಿಸತಕ್ಕದ್ದು.

**49. ಸಾಮಾನ್ಯ ನಿಧಿ.-** (1) ವಿಶ್ವವಿದ್ಯಾಲಯವು, ಒಂದು ಸಾಮಾನ್ಯ ನಿಧಿಯನ್ನು ಸ್ಥಾಪಿಸತಕ್ಕದ್ದು. ಇದರಲ್ಲಿ ಈ ಮುಂದಿನ ಮೊಬಲಗುಗಳನ್ನು ಜಮಾ ಮಾಡತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯವು ವಿಧಿಸಬಹುದಾದ ಎಲ್ಲಾ ಶುಲ್ಕಗಳು;
- (ii) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೇ ಇರುವ ಯಾವುದೇ ಇತರ ಮೂಲದಿಂದ ಸ್ವೀಕರಿಸಲಾದ ಎಲ್ಲಾ ಮೊತ್ತ;
- (iii) ವಿಶ್ವವಿದ್ಯಾಲಯಕ್ಕೆ ಮಾಡಿದ ಎಲ್ಲಾ ದೇಣಿಗೆಗಳು;
- (iv) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೇ ಇರುವ ಯಾವುದೇ ಇತರ ವ್ಯಕ್ತಿ ಅಥವಾ ಸಂಸ್ಥೆಯು ಈ ಸಂಬಂಧದಲ್ಲಿ ಕೊಟ್ಟ ಎಲ್ಲಾ ದೇಣಿಗೆಗಳು/ವಂತಿಗೆಗಳು;

(2) ಸಾಮಾನ್ಯ ನಿಧಿಗೆ ಜಮಾ ಮಾಡುವ ನಿಧಿಗಳನ್ನು ವಿಶ್ವವಿದ್ಯಾಲಯದ ಎಲ್ಲಾ ಆವರ್ತಕ ವೆಚ್ಚಗಳನ್ನು ಭರಿಸಲು ಉಪಯೋಗಿಸಿಕೊಳ್ಳತಕ್ಕದ್ದು.

**50. ಅಭಿವೃದ್ಧಿ ನಿಧಿ.-** (1) ವಿಶ್ವವಿದ್ಯಾಲಯವು, ಒಂದು ಅಭಿವೃದ್ಧಿ ನಿಧಿಯನ್ನು ಸಹ ಸ್ಥಾಪಿಸತಕ್ಕದ್ದು. ಇದರಲ್ಲಿ ಈ ಮುಂದಿನ ಮೊಬಲಗುಗಳನ್ನು ಜಮಾ ಮಾಡತಕ್ಕದ್ದು, ಎಂದರೆ:-

- (i) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೇ ಇರುವ ವಿದ್ಯಾರ್ಥಿಗಳಿಂದ ವಿಧಿಸಬಹುದಾದ ಅಭಿವೃದ್ಧಿ ಶುಲ್ಕಗಳು;
- (ii) ವಿಶ್ವವಿದ್ಯಾಲಯದ ಅಭಿವೃದ್ಧಿಯ ಉದ್ದೇಶಗಳಿಗಾಗಿ ಯಾವುದೇ ಇತರ ಮೂಲಗಳಿಂದ ಸ್ವೀಕರಿಸಿದ ಎಲ್ಲಾ ಮೊತ್ತ;
- (iii) ವಿಶ್ವವಿದ್ಯಾಲಯಕ್ಕೆ ಮಾಡಿದ ಎಲ್ಲಾ ವಂತಿಗೆಗಳು;
- (iv) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೇ ಇರುವ ಯಾವುದೇ ಇತರ ವ್ಯಕ್ತಿ ಅಥವಾ ಸಂಸ್ಥೆಯು ಈ ಸಂಬಂಧದಲ್ಲಿ ಕೊಟ್ಟ ಎಲ್ಲಾ ದೇಣಿಗೆಗಳು/ವಂತಿಗೆಗಳು; ಮತ್ತು
- (v) ಶಾಶ್ವತ ಶಾಸನಬದ್ಧ ದತ್ತಿ ನಿಧಿಯಿಂದ ಸ್ವೀಕರಿಸಲಾದ ಎಲ್ಲಾ ವರಮಾನಗಳು.

(2) ಅಭಿವೃದ್ಧಿ ನಿಧಿಗೆ ಕಾಲಕಾಲಕ್ಕೆ ಜಮಾ ಮಾಡಿದ ನಿಧಿಯನ್ನು ವಿಶ್ವವಿದ್ಯಾಲಯದ ಅಭಿವೃದ್ಧಿಗಾಗಿ ಉಪಯೋಗಿಸಿಕೊಳ್ಳತಕ್ಕದ್ದು.

**51. ನಿಧಿಗಳ ನಿರ್ವಹಣೆ.-** 47, 48, 49 ಮತ್ತು 50ನೇ ಪ್ರಕರಣಗಳಡಿಯಲ್ಲಿ ಸ್ಥಾಪಿಸಲಾದ ನಿಧಿಗಳನ್ನು ಪ್ರಬಂಧಕ ಮಂಡಳಿಯ ಸಾಮಾನ್ಯ ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಒಳಪಟ್ಟು ನಿಯಮಿಸಬಹುದಾದ ಅಂಥ ವಿಧಾನದಲ್ಲಿ ನಿಯಂತ್ರಿಸತಕ್ಕದ್ದು ಹಾಗೂ ನಿರ್ವಹಿಸತಕ್ಕದ್ದು.

**52. ವಾರ್ಷಿಕ ವರದಿ.-** (1) ವಿಶ್ವವಿದ್ಯಾಲಯದ ವಾರ್ಷಿಕ ವರದಿಯನ್ನು ವ್ಯವಸ್ಥಾಪನಾ ಮಂಡಳಿಯ ನಿರ್ದೇಶನದಲ್ಲಿ ತಯಾರಿಸತಕ್ಕದ್ದು ಮತ್ತು ಅದರ ಅನುಮೋದನೆಗಾಗಿ ಪ್ರಬಂಧಕ ಮಂಡಳಿಗೆ ಸಲ್ಲಿಸತಕ್ಕದ್ದು.

(2) ಪ್ರಬಂಧಕ ಮಂಡಳಿಯು ವಾರ್ಷಿಕ ವರದಿಯನ್ನು ತನ್ನ ಸಭೆಯಲ್ಲಿ ಪರಿಗಣಿಸತಕ್ಕದ್ದು ಹಾಗೂ ಅದನ್ನು ಮಾರ್ಪಾಡುಗಳೊಡನೆ ಅಥವಾ ಮಾರ್ಪಾಡುಗಳಿಲ್ಲದೆ ಅನುಮೋದಿಸಬಹುದು.

(3) ಪ್ರಬಂಧಕ ಮಂಡಳಿಯು ಸೂಕ್ತವಾಗಿ ಅನುಮೋದಿಸಿದ ವಾರ್ಷಿಕ ವರದಿಯ ಒಂದು ಪ್ರತಿಯನ್ನು ಪ್ರತಿವರ್ಷದ ಮಾರ್ಚ್ 31ಕ್ಕೆ ಕೊನೆಗೊಳ್ಳುವ ಆರ್ಥಿಕ ವರ್ಷದ ತರುವಾಯ ಬರುವ ಡಿಸೆಂಬರ್ 31ಕ್ಕೆ ಮೊದಲು ರಾಜ್ಯ ಸರ್ಕಾರಕ್ಕೆ ಸಲ್ಲಿಸತಕ್ಕದ್ದು.

53. **ಲೆಕ್ಕಪತ್ರಗಳು ಮತ್ತು ಲೆಕ್ಕಪರಿಶೋಧನೆ.-** (1) ವಿಶ್ವವಿದ್ಯಾಲಯದ ವಾರ್ಷಿಕ ಲೆಕ್ಕ ಪತ್ರ ಮತ್ತು ಜಮಾ ಖರ್ಚು ಪಟ್ಟಿಯನ್ನು ವ್ಯವಸ್ಥಾಪನಾ ಮಂಡಳಿಯ ನಿರ್ದೇಶನದಲ್ಲಿ ತಯಾರಿಸತಕ್ಕದ್ದು ಮತ್ತು ವಿಶ್ವವಿದ್ಯಾಲಯಕ್ಕೆ ಎಲ್ಲಾ ಮೂಲಗಳಿಂದ ಪ್ರಾಪ್ತವಾಗುವ ಅಥವಾ ಸ್ವೀಕರಿಸಲಾಗುವ ಎಲ್ಲಾ ನಿಧಿಗಳು ಹಾಗೂ ವಿತರಿಸಿದ ಅಥವಾ ಸಂದಾಯ ಮಾಡಿದ ಎಲ್ಲಾ ಮೊಬಲಗುಗಳನ್ನು ವಿಶ್ವವಿದ್ಯಾಲಯವು ನಿರ್ವಹಿಸುವ ಲೆಕ್ಕಪತ್ರದಲ್ಲಿ ನಮೂದಿಸತಕ್ಕದ್ದು.

(2) ವಿಶ್ವವಿದ್ಯಾಲಯದ ವಾರ್ಷಿಕ ಲೆಕ್ಕಪತ್ರಗಳನ್ನು ಪ್ರತಿ ವರ್ಷವೂ ಭಾರತದ ಚಾರ್ಟೆಡ್ ಅಕೌಂಟೆಂಟ್‌ಗಳ ಸಂಸ್ಥೆಯ ಸದಸ್ಯರಾಗಿರುವ ಒಬ್ಬ ಲೆಕ್ಕಪರಿಶೋಧಕರಿಂದ ಲೆಕ್ಕಪರಿಶೋಧನೆ ಮಾಡಿಸತಕ್ಕದ್ದು.

(3) ವಾರ್ಷಿಕ ಲೆಕ್ಕಪತ್ರಗಳು ಮತ್ತು ಜಮಾ ಖರ್ಚು ಪಟ್ಟಿಯನ್ನು ಲೆಕ್ಕಪರಿಶೋಧನಾ ವರದಿಯೊಡನೆ, ಪ್ರತಿ ವರ್ಷದ ಮಾರ್ಚ್ 31ಕ್ಕೆ ಕೊನೆಗೊಳ್ಳುವ ಆರ್ಥಿಕ ವರ್ಷದ ತರುವಾಯ ಬರುವ ನವೆಂಬರ್ 30ಕ್ಕೆ ಮೊದಲು ಪ್ರಬಂಧಕ ಮಂಡಳಿಗೆ ಸಲ್ಲಿಸತಕ್ಕದ್ದು.

(4) ವಾರ್ಷಿಕ ಲೆಕ್ಕಪತ್ರಗಳು, ಜಮಾ ಖರ್ಚು ಪಟ್ಟಿ ಮತ್ತು ಲೆಕ್ಕಪರಿಶೋಧನಾ ವರದಿಯನ್ನು ಪ್ರಬಂಧಕ ಮಂಡಳಿಯು ತನ್ನ ಸಭೆಯಲ್ಲಿ ಪರ್ಯಾಲೋಚಿಸತಕ್ಕದ್ದು ಮತ್ತು ಪ್ರಬಂಧಕ ಮಂಡಳಿಯು ಅದನ್ನು ತನ್ನ ಅಭಿಪ್ರಾಯಗಳೊಡನೆ ಸಂದರ್ಶಕರಿಗೆ ಹಾಗೂ ಸರ್ಕಾರಕ್ಕೆ ಪ್ರತಿ ವರ್ಷದ ಡಿಸೆಂಬರ್ 31ಕ್ಕೆ ಮೊದಲು ಕಳುಹಿಸತಕ್ಕದ್ದು.

54. **ವಿಶ್ವವಿದ್ಯಾಲಯ ದಾಖಲೆಗಳ ರುಜುವಾತಿನ ಮಾದರಿ.-** ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ಸಮಿತಿಯ ಯಾವುದೇ ರಶೀದಿ, ಅರ್ಜಿ, ಸೂಚನೆ, ಆದೇಶ, ವ್ಯವಹರಣೆ ಅಥವಾ ಗೊತ್ತುವಳಿಯು ಅಥವಾ ವಿಶ್ವವಿದ್ಯಾಲಯದ ಸ್ವಾಧೀನದಲ್ಲಿರುವ ಇತರ ದಾಖಲೆಗಳು ಅಥವಾ ವಿಶ್ವವಿದ್ಯಾಲಯವು ಯುಕ್ತವಾಗಿ ನಿರ್ವಹಿಸುವ ಯಾವುದೇ ರಿಜಿಸ್ಟ್ರಾರ್‌ನಲ್ಲಿಯೂ ಯಾವುದೇ ನಮೂದುಗಳ ಪ್ರತಿಯನ್ನು, ಅದರ ಮೇಲೆ ಕುಲಸಚಿವರು ಪ್ರಮಾಣೀಕರಿಸಿದ್ದರೆ, ಅದನ್ನು ಅಂಥ ರಶೀದಿ, ಅರ್ಜಿ, ಸೂಚನೆ, ಆದೇಶ, ವ್ಯವಹರಣೆ, ಗೊತ್ತುವಳಿ ಅಥವಾ ದಾಖಲೆ ಅಥವಾ ರಿಜಿಸ್ಟ್ರಾರ್‌ನಲ್ಲಿ ಇರುವ ನಮೂದನ್ನು ಮೇಲ್ನೋಟದ ಸಾಕ್ಷ್ಯವೆಂಬುದಾಗಿ ಸ್ವೀಕರಿಸತಕ್ಕದ್ದು ಮತ್ತು ವಿಷಯಗಳ ಸಾಕ್ಷಿಯಾಗಿ ಅಂಗೀಕರಿಸತಕ್ಕದ್ದು ಹಾಗೂ ಮೂಲ ದಾಖಲೆಗಳನ್ನೇ ಸಲ್ಲಿಸಿದ್ದರೆ ಅದನ್ನು, ದಾಖಲಿಸಿರುವ ವಿಷಯಗಳು ಮತ್ತು ಪಟವಾಟುಗಳ ಸಾಕ್ಷ್ಯವಾಗಿ ಅಂಗೀಕರಿಸಲಾಗುತ್ತಿತ್ತೋ, ಅದೇ ರೀತಿಯಲ್ಲಿ ಇವನ್ನೂ ಸಾಕ್ಷ್ಯವಾಗಿ ಅಂಗೀಕರಿಸತಕ್ಕದ್ದು.

55. **ನಿರ್ದೇಶನಗಳನ್ನು ನೀಡಲು ರಾಜ್ಯ ಸರ್ಕಾರದ ಅಧಿಕಾರ.-** ರಾಜ್ಯಸರ್ಕಾರವು, ಈ ಅಧಿನಿಯಮದ ಉದ್ದೇಶಗಳನ್ನು ಈಡೇರಿಸುವುದಕ್ಕಾಗಿ ಅಥವಾ ಅದರಲ್ಲಿ ಇರುವ ಯಾವುದೇ ಉಪಬಂಧಗಳನ್ನು ಅಥವಾ ಅದರಡಿಯಲ್ಲಿ ರಚಿಸಿದ ಯಾವುದೇ ನಿಯಮಗಳು ಅಥವಾ ಆದೇಶಗಳನ್ನು ಕಾರ್ಯಗತಗೊಳಿಸುವುದಕ್ಕಾಗಿ ನಿರ್ದೇಶನ ನೀಡುವುದು ಅವಶ್ಯವೆಂದು ಅಥವಾ ಉಚಿತವೆಂದು ಅಭಿಪ್ರಾಯಪಟ್ಟಲ್ಲಿ ಅದು ಅಂಥ ನಿರ್ದೇಶನಗಳನ್ನು ನೀಡಬಹುದು ಮತ್ತು ವಿಶ್ವವಿದ್ಯಾಲಯದ ಪ್ರಬಂಧಕ ಮಂಡಳಿ ಅಥವಾ ಸಂದರ್ಭಾನುಸಾರವಾಗಿ ವ್ಯವಸ್ಥಾಪನಾ ಮಂಡಳಿಯು ಅಂಥ ಪ್ರತಿಯೊಂದು ನಿರ್ದೇಶನವನ್ನು ಪಾಲಿಸತಕ್ಕದ್ದು.

56. **ದಂಡಗಳು.-** (1) ಈ ಅಧಿನಿಯಮದ ಅಥವಾ ಅದರ ಅಡಿಯಲ್ಲಿ ರಚಿತವಾದ ನಿಯಮಗಳು ಉಪಬಂಧಗಳನ್ನು ಅಥವಾ ಯಾವುದೇ ಪರೀಕ್ಷಾ ವಿಷಯಗಳನ್ನು ಅಥವಾ ಪದವಿಗಳನ್ನು ನೀಡುವುದಕ್ಕೆ ಅಥವಾ ಅಂಕಪಟ್ಟಿಗಳನ್ನು ನೀಡುವುದಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಉಲ್ಲಂಘನೆಗಳನ್ನು ಮಾಡುವ ಯಾವುದೇ ವ್ಯಕ್ತಿಯು, ಅಪರಾಧ ನಿರ್ಣಯವಾದ ಮೇಲೆ, ಐವತ್ತು ಸಾವಿರ ರೂಪಾಯಿಗಳಿಗೆ ಕಡಿಮೆಯಲ್ಲದ ಆದರೆ ಹತ್ತು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯಿಂದ ಅಥವಾ ಆರು ತಿಂಗಳ ಅವಧಿಗಿಂತ ಕಡಿಮೆಯಲ್ಲದ ಆದರೆ ಎರಡು ವರ್ಷಗಳ ಅವಧಿಯವರೆಗೆ ವಿಸ್ತರಿಸಬಹುದಾದ ಕಾರಾವಾಸದಿಂದ ಅಥವಾ ಅವೆರಡರಿಂದಲೂ ದಂಡಿತನಾಗತಕ್ಕದ್ದು:

ಪರಂತು, ವಿಶ್ವವಿದ್ಯಾಲಯವೂ ಸಹ ಒಳಗೊಂಡಿರುವಲ್ಲಿ, ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು ಈ ಅಧಿನಿಯಮದ ಅಡಿಯಲ್ಲಿ ನೀಡಲಾದ ಅನುಮತಿ ಪತ್ರವನ್ನು ಹಿಂತೆಗೆದುಕೊಳ್ಳತಕ್ಕದ್ದು.

(2) ಈ ಪ್ರಕರಣದ ಅಡಿಯಲ್ಲಿನ ದಂಡನೆಯನ್ನು ಇತರ ಯಾವುದೇ ಅಧಿನಿಯಮದಲ್ಲಿ ನಿರ್ದಿಷ್ಟಪಡಿಸಲಾದ ದಂಡನೆಗೆ ಬಾಧಕವಾಗದಂತೆ ವಿಧಿಸಬಹುದು.

57. **ಪ್ರವೇಶಿಸುವ ಮತ್ತು ಪರಿಶೋಧಿಸುವ ಅಧಿಕಾರ.-** ಈ ಉದ್ದೇಶಕ್ಕಾಗಿ, ರಾಜ್ಯಸರ್ಕಾರದಿಂದ ಪ್ರಾಧಿಕೃತಗೊಂಡ 'ಎ' ಸಮೂಹದ ಅಧಿಕಾರಿ ದರ್ಜೆಗಿಂತ ಕಡಿಮೆಯಲ್ಲದ ದರ್ಜೆಯ ಯಾವುದೇ ಅಧಿಕಾರಿಯು, ಕರ್ನಾಟಕ ಶೈಕ್ಷಣಿಕ ಸಂಸ್ಥೆಗಳ (ಕ್ಯಾಪಿಟೇಶನ್ ಶುಲ್ಕ ನಿಷೇಧ) ಅಧಿನಿಯಮ, 1984ರ (1984ರ ಕರ್ನಾಟಕ ಅಧಿನಿಯಮ 37) ಅಡಿಯಲ್ಲಿ ನಿರ್ದಿಷ್ಟಪಡಿಸಿರಬಹುದಾದ ಅಂಥ ಷರತ್ತುಗಳಿಗೆ ಒಳಪಟ್ಟು, ಈ ಅಧಿನಿಯಮದ ಉದ್ದೇಶಗಳಿಗಾಗಿ, ಆ ಅಧಿನಿಯಮದ 9ನೇ ಪ್ರಕರಣದ ಅಡಿಯಲ್ಲಿ ಉಪಬಂಧಿಸಲಾದಂತಹವೇ ಅಧಿಕಾರಗಳನ್ನು ಚಲಾಯಿಸಲು ಮತ್ತು ಪ್ರಕಾರ್ಯಗಳನ್ನು ನೆರವೇರಿಸಲು ಅಧಿಕೃತನಾದ ಅಧಿಕಾರಿ ಎಂಬುದಾಗಿ ಭಾವಿಸತಕ್ಕದ್ದು.

58. **ವಿಶ್ವವಿದ್ಯಾಲಯವನ್ನು ಸಮಾಪನಗೊಳಿಸಲು ನಿರ್ದೇಶನವನ್ನು ನೀಡುವ ಅಧಿಕಾರ.-** (1) ವಿಶ್ವವಿದ್ಯಾಲಯವು ತನ್ನ ರಚನೆ ಅಥವಾ ನಿಗಮನವನ್ನು ನಿಯಂತ್ರಿಸುವ ಕಾನೂನಿಗೆ ಅನುಸಾರವಾಗಿ ತನ್ನ ಸಮಾಪನವನ್ನು ಉದ್ದೇಶಿಸಿದ್ದಲ್ಲಿ, ಅದು ಕನಿಷ್ಠ ಆರು ತಿಂಗಳ ಲಿಖಿತ ಪೂರ್ವ ಸೂಚನೆಯನ್ನು (ನೋಟಿಸು) ಸರ್ಕಾರಕ್ಕೆ ನೀಡತಕ್ಕದ್ದು.

(2) ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು, ಈ ಕೆಳಗಿನವುಗಳ ಬಗ್ಗೆ, ಎಂದರೆ:-

- (i) ಪದವಿಯನ್ನು ನೀಡುವುದಕ್ಕಾಗಿ ಬೋಧನೆಯ ಗುಣಮಟ್ಟ;
- (ii) ಶಿಕ್ಷಣದ ಗುಣಮಟ್ಟ;
- (iii) ಉನ್ನತ ಶಿಕ್ಷಣದ ವ್ಯಾಪಾರೀಕರಣವನ್ನು ತಡೆಗಟ್ಟುವುದು;
- (iv) ಅಧಿನಿಯಮದ ಉಪಬಂಧಗಳ ಉಲ್ಲಂಘನೆಯ ಬಗ್ಗೆ, ಯಾವುದಾದರೂ ಇದ್ದಲ್ಲಿ,

- ಇವುಗಳ ಬಗ್ಗೆ ನಿಯತಕಾಲಿಕ ಪರಿವೀಕ್ಷಣೆಯನ್ನು ನಡೆಸತಕ್ಕದ್ದು ಮತ್ತು ಸರ್ಕಾರಕ್ಕೆ ವರದಿಯನ್ನು ಕಳುಹಿಸತಕ್ಕದ್ದು.

(3) ದುರ್ವ್ಯವಹರಣೆ, ದುರಾಡಳಿತ ಮತ್ತು ಅಶಿಸ್ತು ಆಗಿದೆ ಎಂಬುದನ್ನು ಗುರುತಿಸಿದರೆ, ಸರ್ಕಾರವು, ವಿಶ್ವವಿದ್ಯಾಲಯದ ಆಡಳಿತವರ್ಗದವರಿಗೆ ಆಡಳಿತವನ್ನು ಸರಿಪಡಿಸಬೇಕೆಂದು ನಿರ್ದೇಶನಗಳನ್ನು ನೀಡತಕ್ಕದ್ದು. ನಿಯಮಿಸಬಹುದಾದ ಅಂಥ ಅವಧಿಯೊಳಗೆ ಆ ನಿರ್ದೇಶನಗಳನ್ನು ಪಾಲಿಸದಿದ್ದಲ್ಲಿ ವಿಶ್ವವಿದ್ಯಾಲಯವನ್ನು ಅಥವಾ ಅದರ ಯಾವುದೇ ವ್ಯಾಸಂಗ ಕ್ರಮವನ್ನು (ಕೋರ್ಸ್) ಸಮಾಪನಗೊಳಿಸುವ ಬಗ್ಗೆ ತೀರ್ಮಾನವನ್ನು ಕೈಗೊಳ್ಳುವ ಹಕ್ಕು ಸರ್ಕಾರದಲ್ಲಿ ನಿಹಿತವಾಗಿರತಕ್ಕದ್ದು.

(4) ವಿಶ್ವವಿದ್ಯಾಲಯವನ್ನು ಅಥವಾ ಅದರ ಯಾವುದೇ ವ್ಯಾಸಂಗ ಕ್ರಮವನ್ನು (ಕೋರ್ಸ್) ಸಮಾಪನಗೊಳಿಸುವ ವಿಧಾನವು, ಸರ್ಕಾರವು ಈ ಸಂಬಂಧದಲ್ಲಿ ನಿಯಮಿಸಬಹುದಾದಂತೆ ಇರತಕ್ಕದ್ದು:

ಪರಂತು, ವಿಶ್ವವಿದ್ಯಾಲಯವು ತನ್ನ ಕಾರಣಗಳನ್ನು ಹೇಳಿಕೊಳ್ಳಲು ಸಮಂಜಸ ಅವಕಾಶಗಳನ್ನು ನೀಡಿದ ಹೊರತು ಅಂಥ ಯಾವುದೇ ಕ್ರಮವನ್ನು ಕೈಗೊಳ್ಳತಕ್ಕದ್ದಲ್ಲ.

(5) (1)ನೇ ಉಪಪ್ರಕರಣದಲ್ಲಿ ಉಲ್ಲೇಖಿಸಲಾದ ನೋಟಿಸನ್ನು ಸ್ವೀಕರಿಸಿದ ಮೇಲೆ, ಸರ್ಕಾರವು ಸಂಬಂಧಿಸಿದ ನಿಯಂತ್ರಣಾ ಪ್ರಾಧಿಕಾರದೊಡನೆ ಸಮಾಲೋಚಿಸಿ, ವಿಶ್ವವಿದ್ಯಾಲಯವನ್ನು ಸಮಾಪನಗೊಳಿಸಲು ಅಥವಾ ವ್ಯಾಸಂಗ ಕ್ರಮವನ್ನು ಪರಿಸಮಾಪನಗೊಳಿಸಲು ಉದ್ದೇಶಿಸಿದ ದಿನಾಂಕದಿಂದ, ವಿಶ್ವವಿದ್ಯಾಲಯದಲ್ಲಿ ನಿಯತ ವ್ಯಾಸಂಗ ಕ್ರಮಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಕೊನೆಯ ತಂಡ (ಬ್ಯಾಚ್) ತನ್ನ ವ್ಯಾಸಂಗ ಕ್ರಮವನ್ನು ಮುಗಿಸುವವರೆಗೆ ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ವಿಧಾನದಲ್ಲಿ ವಿಶ್ವವಿದ್ಯಾಲಯದ ಆಡಳಿತಕ್ಕೆ ಸೂಕ್ತ ವ್ಯವಸ್ಥೆಯನ್ನು ಮಾಡತಕ್ಕದ್ದು.

**59. ಸಮಾಪನೆಯ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ವೆಚ್ಚಗಳು.**-(1) 58ನೇ ಪ್ರಕರಣದ (5)ನೇ ಉಪಪ್ರಕರಣದ ಅಡಿಯಲ್ಲಿ ವಿಶ್ವವಿದ್ಯಾಲಯದ ಆಡಳಿತವನ್ನು ಹಸ್ತಾಂತರಗೊಳಿಸುವ ಅವಧಿಯಲ್ಲಿ ಅದರ ಆಡಳಿತಾತ್ಮಕ ವೆಚ್ಚಗಳನ್ನು ಶಾಶ್ವತ ಶಾಸನಬದ್ಧ ದತ್ತಿ ನಿಧಿ, ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ನೇಮಿಸಬಹುದಾದ ಅಂಥ ವಿಧಾನದಲ್ಲಿ ಭರಿಸತಕ್ಕದ್ದು.

(2) ವಿಶ್ವವಿದ್ಯಾಲಯದ ಆಡಳಿತವನ್ನು ಹಸ್ತಾಂತರಗೊಳಿಸುವ ಅವಧಿಯಲ್ಲಿ ವಿಶ್ವವಿದ್ಯಾಲಯದ ವೆಚ್ಚವನ್ನು ಭರಿಸಲು 47, 48, 49 ಮತ್ತು 50ನೇ ಪ್ರಕರಣಗಳ ಅಡಿಯಲ್ಲಿ ಉಲ್ಲೇಖಿಸಲಾದ ನಿಧಿಯು ಸಾಕಷ್ಟು ಇಲ್ಲದಿದ್ದಲ್ಲಿ, ಅಂಥ ವೆಚ್ಚವನ್ನು ಸರ್ಕಾರವು, ವಿಶ್ವವಿದ್ಯಾಲಯದ ಸ್ವತ್ತುಗಳು ಮತ್ತು ಆಸ್ತಿಗಳನ್ನು ಮೀಲೇ ಮಾಡುವ ಮೂಲಕ ಭರಿಸತಕ್ಕದ್ದು.

(3) ವಿಶ್ವವಿದ್ಯಾಲಯದ ಸಮಾಪನೆಯು ದುರ್ವ್ಯವಹರಣೆ ಅಥವಾ ದುರಾಡಳಿತದ ಕಾರಣಗಳಿಗಾಗಿ ಆಗಿದ್ದರೆ, ಸರ್ಕಾರವು ಅಂಥ ದುರ್ವ್ಯವಹಾರಕ್ಕೆ ಅಥವಾ ದುರಾಡಳಿತಕ್ಕೆ ಹೊಣೆಯಾಗಿರುವ ವ್ಯಕ್ತಿಗಳನ್ನು ಗುರುತಿಸುವ ಮತ್ತು ಅವರ ಮೇಲೆ ತಾನು ಸೂಕ್ತವೆಂದು ಭಾವಿಸಬಹುದಾದ ಅಂಥ ದಂಡನೆಯನ್ನು ವಿಧಿಸಲು ಸ್ವತಂತ್ರವಾಗಿರತಕ್ಕದ್ದು.

**60. ತೊಂದರೆಗಳ ನಿವಾರಣೆಗೆ ಅಧಿಕಾರ.**-(1) ಈ ಅಧಿನಿಯಮದ ಉಪಬಂಧಗಳನ್ನು ಜಾರಿಗೊಳಿಸುವ ಸಂಬಂಧದಲ್ಲಿ ಯಾವುದೇ ತೊಂದರೆ ಉದ್ಭವಿಸಿದರೆ, ರಾಜ್ಯ ಸರ್ಕಾರವು, ಅಧಿಸೂಚನೆಯ ಅಥವಾ ಆದೇಶದ ಮೂಲಕ ತೊಂದರೆಯ ನಿವಾರಣೆಗಾಗಿ ಅವಶ್ಯಕ ಹಾಗೂ ಸಮಂಜಸವೆಂದು ತನಗೆ ಕಂಡುಬರುವಂಥ ಮತ್ತು ಈ ಅಧಿನಿಯಮದ ಉಪಬಂಧಗಳಿಗೆ ಅಸಂಗತವಲ್ಲದ ಉಪಬಂಧಗಳನ್ನು ರಚಿಸಬಹುದು:

ಪರಂತು, ಈ ಅಧಿನಿಯಮವು ಪ್ರಾರಂಭವಾದ ದಿನಾಂಕದಿಂದ ಐದು ವರ್ಷಗಳು ಮುಕ್ತಾಯವಾದ ತರುವಾಯ ಈ ಪ್ರಕರಣದ ಅಡಿಯಲ್ಲಿ ಅಂಥ ಯಾವುದೇ ಅಧಿಸೂಚನೆ ಅಥವಾ ಆದೇಶವನ್ನು ಹೊರಡಿಸತಕ್ಕದ್ದಲ್ಲ.

(2) (1)ನೇ ಉಪಪ್ರಕರಣದ ಅಡಿಯಲ್ಲಿ ಮಾಡಿದ ಪ್ರತಿಯೊಂದು ಆದೇಶವನ್ನು ಅದನ್ನು ರಚಿಸಿದ ತರುವಾಯ, ಆದಷ್ಟು ಬೇಗನೆ ರಾಜ್ಯ ವಿಧಾನ ಮಂಡಲದ ಮುಂದೆ ಮಂಡಿಸತಕ್ಕದ್ದು.

**61. ರಾಜ್ಯ ಸರ್ಕಾರದ ನಿಯಮಗಳ ರಚನಾಧಿಕಾರ.**-(1) ರಾಜ್ಯ ಸರ್ಕಾರವು, ಈ ಅಧಿನಿಯಮದ ಉದ್ದೇಶಗಳನ್ನು ಈಡೇರಿಸುವುದಕ್ಕಾಗಿ ಅಧಿಸೂಚನೆಯ ಮೂಲಕ ನಿಯಮಗಳನ್ನು ರಚಿಸಬಹುದು.

(2) ಈ ಅಧಿನಿಯಮದ ಅಡಿಯಲ್ಲಿ ಹೊರಡಿಸಲಾದ ಪ್ರತಿಯೊಂದು ನಿಯಮವನ್ನು, ಅದನ್ನು ರಚಿಸಿದ ತರುವಾಯ, ಆದಷ್ಟು ಬೇಗನೆ, ರಾಜ್ಯ ವಿಧಾನಮಂಡಲದ ಪ್ರತಿಯೊಂದು ಸದನದ ಮುಂದೆ, ಒಂದು ಅಧಿವೇಶನದಲ್ಲಿ ಅಥವಾ ಎರಡು ಅಥವಾ ಹೆಚ್ಚು ನಿರಂತರ ಅಧಿವೇಶನಗಳಲ್ಲಿ ಅಡಕವಾಗಿರಬಹುದಾದ ಒಟ್ಟು ಮೂವತ್ತು ದಿನಗಳ ಅವಧಿಯವರೆಗೆ ಅದು ಅಧಿವೇಶನದಲ್ಲಿರುವಾಗ ಮಂಡಿಸತಕ್ಕದ್ದು ಮತ್ತು ಮೇಲೆ ಹೇಳಿದ ಅಧಿವೇಶನ ಅಥವಾ ನಿರಂತರ ಅಧಿವೇಶನಗಳ ನಿಕಟ ತರುವಾಯದ ಅಧಿವೇಶನವು ಮುಕ್ತಾಯವಾಗುವುದಕ್ಕೆ ಮೊದಲು ಉಭಯ ಸದನಗಳು ನಿಯಮದಲ್ಲಿ ಯಾವುದೇ ಮಾರ್ಪಾಡು ಮಾಡಲು ಒಪ್ಪಿದರೆ ಅಥವಾ ಆ ನಿಯಮವನ್ನು ರಚಿಸತಕ್ಕದ್ದಲ್ಲವೆಂದು ಉಭಯ ಸದನಗಳು ಒಪ್ಪಿದರೆ ತದನಂತರ ಅಂಥ ನಿಯಮವು ಹಾಗೆ ಮಾರ್ಪಾಟಾದ ರೀತಿಯಲ್ಲಿ ಪರಿಣಾಮಕಾರಿಯಾಗತಕ್ಕದ್ದು ಅಥವಾ ಸಂದರ್ಭಾನುಸಾರವಾಗಿ ಪರಿಣಾಮಕಾರಿಯಾಗತಕ್ಕದ್ದಲ್ಲ. ಆದಾಗ್ಯೂ, ಯಾವುದೇ ಅಂಥ ಮಾರ್ಪಾಡು ಅಥವಾ ರದ್ದತಿಯು ಆ ನಿಯಮದ ಅಡಿಯಲ್ಲಿ ಈ ಮೊದಲು ಮಾಡಲಾದ ಯಾವುದೇ ಕಾರ್ಯದ ಮಾನ್ಯತೆಗೆ ಬಾಧಕವನ್ನು ಉಂಟುಮಾಡತಕ್ಕದ್ದಲ್ಲ.

### ಉದ್ದೇಶಗಳು ಮತ್ತು ಕಾರಣಗಳ ಹೇಳಿಕೆ

ಹರ್ಷ ಕ್ರಿಯಾ ಪ್ರತಿಷ್ಠಾನ (ನೋಂ) ನ್ಯಾಸವು ರಾಜ್ಯದಲ್ಲಿ ಏಕಾತ್ಮಕ ಸ್ವರೂಪದ ಒಂದು ಖಾಸಗಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಮುಂದೆ ಬಂದಿದೆ. ಪ್ರಖ್ಯಾತ ಸಂಸ್ಥೆಯೊಂದರಿಂದ ಸ್ಥಾಪಿತವಾಗುವ ಖಾಸಗಿ ವಿಶ್ವವಿದ್ಯಾಲಯವು ಶಿಕ್ಷಣ ಆಕಾಂಕ್ಷಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ವಿಸ್ತರಿಸುವುದಕ್ಕೆ ಖಚಿತವಾಗಿ ನೆರವಾಗುತ್ತದೆ. ಇದು ಕರ್ನಾಟಕದಲ್ಲಿ ಉನ್ನತ ಶಿಕ್ಷಣ ವಲಯದಲ್ಲಿ ಪ್ರಸ್ತುತ ಶೇಕಡಾ 11.5 ಕ್ಕೆ ನಿಂತಿರುವ ಒಟ್ಟು ದಾಖಲಾತಿ ಪ್ರಮಾಣದ ಏರಿಕೆಯನ್ನೂ ಸಹ ತ್ವರಿತಗೊಳಿಸುತ್ತದೆ.

ಮೇಲ್ಕಂಡ ಅಂಶಗಳ ದೃಷ್ಟಿಯಿಂದ, ಅಮೃತ ಸಿಂಚನ ಆಧ್ಯಾತ್ಮಿಕ ವಿಶ್ವವಿದ್ಯಾಲಯ ಇದರ ಸ್ಥಾಪನೆಗೆ ಉಪಬಂಧ ಕಲ್ಪಿಸುವುದು ಅವಶ್ಯವೆಂದು ಪರಿಗಣಿಸಲಾಗಿದೆ.

ಈ ಖಾಸಗಿ ವಿಶ್ವವಿದ್ಯಾಲಯವು ಮಾನ್ಯತೆ ಪಡೆದ ವಿವಿಧ ಪದ್ಧತಿಗಳ ರೂಪದಲ್ಲಿ ನಾಗರಿಕರಿಗೆ ವಾಸ್ತವಿಕ ಚಿಕಿತ್ಸೆಯ ಮೂಲಕ ಸುವ್ಯವಸ್ಥಿತ ಶಿಕ್ಷಣ, ಬೋಧನೆ, ತರಬೇತಿ, ಉಪಶಮನ ಪ್ರಕ್ರಿಯೆಯ ಮೂಲಕ, ಉಪಶಮನ ಪ್ರಕ್ರಿಯೆಯನ್ನು ಉರ್ಜಿತಗೊಳಿಸಿ ಪ್ರಾಚೀನ ಯೋಗಿಗಳು ನೀಡಿದ ಆಧ್ಯಾತ್ಮ ರೂಪ ಅಥವಾ ಆಧ್ಯಾತ್ಮಿಕ ಶಕ್ತಿಯಲ್ಲಿ ಆಧ್ಯಾತ್ಮಿಕ ಪರಂಪರೆ ಮತ್ತು ತತ್ಸಂಬಂಧಿ ವಲಯಗಳಲ್ಲಿ ಹಾಗೂ ಅವುಗಳಿಗೆ ಸಂಬಂಧಿಸಿದ ಅಥವಾ ಅವುಗಳಿಗೆ ಅನುಷಂಗಿಕವಾದ ವಿಷಯಗಳಲ್ಲಿ ಬೋಧನೆ, ತರಬೇತಿ, ಸಂಶೋಧನೆ ಮತ್ತು ಅಭಿವೃದ್ಧಿಯ ಮೇಲೆ ಬೆಳಕನ್ನು ಚೆಲ್ಲುತ್ತದೆ.

ಅದಕ್ಕಾಗಿ ಈ ವಿಧೇಯಕ.

### ಆರ್ಥಿಕ ಜ್ಞಾಪನಾ ಪತ್ರ

ಪ್ರಸ್ತಾವಿತ ಕ್ರಮವು ಯಾವುದೇ ಹೆಚ್ಚಿನ ವೆಚ್ಚವನ್ನು ಒಳಗೊಂಡಿರುವುದಿಲ್ಲ.

### ಪ್ರತ್ಯಾಯೋಜಿತ ಶಾಸನ ರಚನಾಧಿಕಾರ ಕುರಿತು ಜ್ಞಾಪನ ಪತ್ರ

ಖಂಡ 39 :	ವಿಶ್ವವಿದ್ಯಾಲಯದ ನೌಕರರ ನೇಮಕಾತಿಯ, ನಿಬಂಧನೆಗಳು ಮತ್ತು ಷರತ್ತುಗಳನ್ನು ನಿಯಮಗಳ ಮೂಲಕ ನಿಯಮಿಸಲು ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 47 :	ಶಾಶ್ವತ ಶಾಸನಬದ್ಧ ದತ್ತಿ ನಿಧಿ ಹೂಡಿಕೆಯ ವಿಧಾನವನ್ನು ನಿಯಮಗಳ ಮೂಲಕ ನಿಯಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 58 :	(3)ನೇ ಉಪಖಂಡವು, ವಿಶ್ವವಿದ್ಯಾಲಯದ, ಸರ್ಕಾರವು ನೀಡುವ ನಿರ್ದೇಶನಗಳನ್ನು ಆಡಳಿತ ವರ್ಗವು ಪಾಲಿಸುವ ಕಾಲಮಿತಿಯನ್ನು ನಿಯಮಗಳ ಮೂಲಕ ನಿಯಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ. (4)ನೇ ಉಪಖಂಡವು, ವಿಶ್ವವಿದ್ಯಾಲಯದ ಸಮಾಪನಾ ರೀತಿಗೆ ಸಂಬಂಧಿಸಿದ ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 59 :	ವಿಶ್ವವಿದ್ಯಾಲಯದ ಆಡಳಿತವನ್ನು ಹಸ್ತಾಂತರಗೊಳಿಸುವಲ್ಲಿ ಶಾಶ್ವತ ಶಾಸನಬದ್ಧ ದತ್ತಿ ನಿಧಿ, ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ವೆಚ್ಚವನ್ನು ಭರಿಸುವ ರೀತಿಗೆ ಸಂಬಂಧಿಸಿದಂತೆ ನಿಯಮಗಳನ್ನು ರಚಿಸುವುದಕ್ಕೆ ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 61 :	ಈ ಅಧಿನಿಯಮಗಳ ಉದ್ದೇಶಗಳನ್ನು ನೆರವೇರಿಸುವುದಕ್ಕಾಗಿ ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.

ಪ್ರಸ್ತಾವಿತ ಶಾಸನ ರಚನಾಧಿಕಾರದ ಪ್ರತ್ಯಾಯೋಜನೆಯು ವಾಡಿಕೆಯ ಸ್ವರೂಪದ್ದಾಗಿದೆ.

ಸಿ.ಟಿ. ರವಿ  
ಉನ್ನತ ಶಿಕ್ಷಣ ಸಚಿವರು  
ಪಿ. ಓಂಪ್ರಕಾಶ  
ಕಾರ್ಯದರ್ಶಿ  
ಕರ್ನಾಟಕ ವಿಧಾನ ಸಭೆ

### KARNATAKA LEGISLATIVE ASSEMBLY

### THIRTEENTH LEGISLATIVE ASSEMBLY

### FIFTEENTH SESSION

### THE AMRUTHA SINCHANA SPIRITUAL UNIVERSITY BILL, 2012

### (L.A. Bill No. 53 of 2012)

A Bill to establish and incorporate in the State of Karnataka a University of unitary in nature in Private Sector to promote and undertake the advancement of spiritual heritage in the form of adhyathma or spiritual shakti given by ancient yogis established in healing process through systematic instruction, teaching, training, healing process through actual treatment of citizen in various recognized form of systems and allied sectors and for the matters connected therewith or incidental thereto.

Whereas it is expedient to establish and incorporate in the State of Karnataka a University of unitary in nature in private sector to promote and undertake the advancement of spiritual heritage in the form of adhyathma or spiritual shakti given by ancient yogis established in healing process through systematic instruction, teaching, training, healing process through actual treatment of citizen in various recognized form of systems and allied sectors and for the matters connected therewith or incidental thereto for the purposes hereinafter appearing;

Be it enacted by the Karnataka State Legislature in the sixty third year of the Republic of India as follows:-

## **CHAPTER – I**

### **PRELIMINARY**

**1. Short title, extent and commencement.-** (1) This Act may be called the Amrutha Sinchana Spiritual University Act, 2012.

(2) It extends to the whole of the State of Karnataka

(3) It shall come into force on such date as the State Government may, by notification in the official Gazette, appoint.

**2. Definitions.-** In this Act, unless the context otherwise requires,-

- (a) "Academic Council" means the Academic Council of the University as specified in section 25;
- (b) "Agenda Matters" means all the matters and business to be designated in the Statutes each of which can be either included in the Agenda or be taken up for discussion and decision at a meeting of the Board of Governors or the Board of Management or any Committees, as the case may be, only subject to the prior written approval of the Chancellor, consenting to the passing of such matters and business at such a meeting;
- (c) "Board of Governors" means the Board of Governors of the University as specified in section 23;
- (d) "Board of Management" means the Board of Management of the University as specified in section 24;
- (e) "Chancellor", "Vice-Chancellor", "Pro Vice-Chancellor" means respectively the Chancellor, Vice Chancellor and Pro Vice Chancellor of the University;
- (f) "Campus" means a campus established, maintained by the University, wherever situated;
- (g) "Committees" means the committees formed under this Act or by the various functionaries of the University as the case may be and includes the Nomination Committee, the Finance Committee and such other committees;
- (h) "Constituent College" means a college or institution established and maintained by the University;
- (i) "Finance Committee" means the Finance Committee of the University as specified in section 27;
- (j) "Government" means the Government of Karnataka;
- (k) "National Accreditation Bodies" means a body established by the Central Government for laying down norms and conditions for ensuring academic standards of higher education, such as University Grants Commission, All India Council of Technical Education, Medical Council of India, Pharmaceutical Council of India, Indian Council of Agriculture Research, National Assessment and Accreditation Council, National Council of Teacher Education, Distance Education Council, Council of Scientific and Industrial Research, and includes the Government;
- (l) "Prescribed" means prescribed by rules made by the Government under this Act;
- (m) "Principal in relation to a Constituent College" means the head of the Constituent College and includes, where there is no Principal or in the absence of a Principal appointed, the Vice-Principal or any other person for the time being appointed to act as Principal;
- (n) "Registrar" means the Registrar of the University;
- (o) "Regional Centre" means a centre established or maintained by the University for the purpose of coordinating and supervising the work of Study Centres in any region and for performing such other functions as may be conferred on such centre by the Board of Management;
- (p) "Sponsoring Authority" or "sponsoring body" in relation to this Act means the Trust;
- (q) "State" means State of Karnataka;



- (r) "Statutes" and "Regulations" means respectively, the Statutes and Regulations of the university made under this Act;
- (s) "Study centre" means a centre established and maintained by the university for the purpose of advising, counseling or for rendering any other assistance required by the students in the context of distance education;
- (t) "Teacher" means and includes a Professor, Associate Professor, Assistant Professor, or such other person as may be appointed for imparting instruction or conducting or to guide research in the University or in a Constituent College and includes the Principal of Constituent College in conformity with the norms prescribed by the 'University Grants Commissions;
- (u) "Trust" means Harsha Kriya Foundation (R) Trust;
- (v) "University Grants Commission" means the Commission established under section 4 of the University Grants Commission Act, 1956 (Central Act 3 of 1956);
- (w) "University" means the Amrutha Sinchana Spiritual University, established and incorporated under this Act;
- (x) "Visitor" means the visitor of the University as specified in section 13

## **CHAPTER - II**

### **THE UNIVERSITY AND SPONSORING BODY**

**3. Proposal for the establishment of the University.**- (1) The Trust shall have the right to establish the University subject to and in accordance with the provisions of this Act.

- (2) The proposal to establish a University shall be made to the State Government by the Trust.
- (3) The proposal shall consist of the following particulars, namely:-
  - (i) the objects of the University along with the details of the Trust;
  - (ii) the extent and status of the University and the availability of land;
  - (iii) the nature and type of programmes of study and research to be undertaken by the University during a period of five academic years immediately following the commencement date;
  - (iv) the nature of faculties, courses of study and research proposed to be started;
  - (v) the campus development such as buildings, equipment and structural amenities;
  - (vi) the phased outlays of capital expenditure for a period of five academic years immediately following the commencement date;
  - (vii) the item-wise recurring expenditure, sources of finance and estimated expenditure for each student;
  - (viii) the scheme for mobilizing resources and the cost of capital thereto and the manner of repayments to each source;
  - (ix) the scheme of generation of funds internally through the recovery of fee from students, revenues anticipated from consultancy and other activities relating to the objects of the University and other anticipated incomes;
  - (x) the details of expenditure on unit cost, the extent of concessions or rebates in fee, freeship and scholarship for students belonging to economically weaker sections and the fee structure indicating varying rate of fee, if any, that would be levied on students who are either non resident Indians or persons of Indian origin or sponsored by non resident Indians or persons of Indian origin and students of nationalities other than India;
  - (xi) the years of experience and expertise in the concerned discipline at the command of the Trust as well as the financial resources;
  - (xii) the system for selection of students to the courses of study at the University; and
  - (xiii) status of fulfillment of such other conditions as may be required by the State Government to be fulfilled before the establishment of the University.

(4) A Screening Committee shall be constituted by the State Government consisting of three members who are Ex-Officio members of Karnataka State Higher Education Council, to examine the proposals received, which shall make recommendations to the State Government.

**4. Establishment of the University.-** (1) Where the State Government, after considering the recommendations of the screening Committee and holding such inquiry as it may deem necessary, is satisfied that,-

- (i) the Trust has ability to run an University with sufficient infrastructure;
- (ii) owns a land to the extent specified below in accordance with its location, namely:-
  - (a) twenty five acres of land if it is within limits of Bruhat Bangalore Mahanagara Palike;
  - (b) forty acres of land if it is outside the limits of Bruhat Bangalore Mahanagara Palike but within Bangalore Metropolitan Region Development Authority area;
  - (c) not less than sixty acres of land in the places other than the places specified in clauses (a) and (b).

The land specified above shall consist of a single block and it shall be in the name of concerned trust / foundation / institution/university itself. Based on the furnished particulars required in sub-section (3) of section 3, the Government may direct the Trust to establish the permanent Statutory Endowment Fund as specified in section 47.

(2) After the establishment of the Permanent Statutory Endowment Fund, the Government may, by notification, in the official Gazette, accord sanction for establishment of the University of unitary nature in the State by the name of "Amrutha Sichana spiritual University".

(3) The headquarters of the University shall be at such place as the sponsoring body may with the approval of the State Government determine. The University shall have Campuses or Regional Centres, Study Centres anywhere in Karnataka and subject to the prior permission of the State Government and as per UGC norms.

(4) The First Chancellor, the First Vice-Chancellor, First members of the Board of Governors, First members of the Board of Management and the Academic Council and all persons who may hereafter become such officers or members, so long as they continue to hold such office or membership, shall constitute a body corporate and can sue and be sued in the name of the-University.

(5) On sanction for the establishment of the University under sub-section (2), the land and other movable and immovable properties acquired, created, arranged or built by the Trust for the purpose of the University shall vest in the University.

(6) In all suits and other legal proceedings by or against the University, the pleading shall be signed and verified by and all processes in such suits and proceedings shall be issued to and be served on the Registrar.

(7) The land, building and other properties of the University shall not be used for any purpose other than incidental to the objects of the University.

**5. Grants and Financial Assistance.-** The University shall be self-financing and shall neither make a demand nor shall be entitled to any maintenance, grant-in-aid or any other financial assistance from the State or any other body or corporation owned or controlled by the State:

Provided that the State may, provide financial support through grants or otherwise,-

- (a) for research, development and other activities for which other State Government organizations are provided financial assistance; or
- (b) for any specific research or programmes receiving support from the Government; and
- (c) for the benefit of similar universities in the State whether subject to a change in State policy or otherwise:

Provided further that the university may receive any financial support from any other source.

**6. Power to establish constituent College, additional campuses, Regional Centres or Study Centres.-** The University may have Constituent Colleges, Regional Centres, additional campuses and Study Centres at such places in the State as it deems fit after the completion of five years after its establishment with prior approval of the State Government subject to norms of UGC and other National Accreditation bodies.

**7. Objects of the University.-** The University shall employ a broad range of strategies to achieve its vision and objectives,-

(1) to impart Value added education to students - Human values, Family Values, Social Values, National Values, and Spiritual Values so that they can shoulder the responsibilities and become Leaders and not mere Graduates.

(2) to impart knowledge of Life and Life skills, to imbibe Values and Principles, how to be in harmony with Nature and Universe, to love and Respect every living being, how to commune with Almighty.

(3) to bring back the essence of Indian ancient spiritual Culture: Guru – Shishya Parampara

(4) to create awareness in the society about Health and the ways to maintain it and there by create a Healthy, Harmonious society.

(5) to minimize the sufferings of fellow human beings and to promote and popularize drugless Energy Medicine which is based on the laws of nature and natural substance.

(6) to impart proper knowledge and discipline to transform the society from the current chaos in to a state for which India is known for from centuries.

(7) to give a clarity to the parents as to what they aspire should for their children in the field of education and make them aware of their responsibilities towards their children.

(8) to inculcate the ancient method of teaching of Adhyathma and the experience gained by ancestors like yogis out of their rich research which helps the students to realize the wisdom behind the knowledge and apply the same towards their prosperity instead of just transforming the skills.

(9) to recognize and present traditional methods of Healing through ancient system.

(10) to bring powerful healers to the limelight by recognizing their talent and make their valuable service available to the needy.

(11) to provide a platform to successful Healers to share their knowledge and experience and provide a reliable system to fall back on.

(12) to focus more on rural candidates who are not able to survive in the present competitive world by lifting their communication skills.

(13) to Provide instruction, teaching, training, research and development in various disciplines in areas such as Health, Sciences, Social Sciences, Humanities and Management and make provisions for research, advancement and dissemination of knowledge in these fields.

(14) to undertake Translation of ancient texts to regional languages and to English and to translate regional language knowledge to English.

(15) to facilitate the study of ancient scriptures (*thalegari, Shashana.*).

(16) to develop resource centers in various states in India and overseas to contribute to encourage quality education;

(17) to facilitate for the study and research of Indian Mythology and Epics (Ramayana, Mahabharatha, Bhagavadgita, Upanishads, Puranas, Panchatantra, Jataka)

(18) to facilitate for the study and research of healing and counseling subjects such as Human energy field, Energy healing techniques such as Reiki and other methods, Traditional Indian Vastu and Feng shui, Martial Arts, Spiritual Healing, Gems and crystals, Astrology, Music therapy, Nutrition, Meditation, Yoga, Medicinal Plants, plant products used in Vastu, Mudras, Rudraksha, Numerology, Massaging, Yantra, Mantra and Tantras.

(19) to impart Vocational Training in – Handicrafts, Paintings, Carpentry, Sculptures, landscaping, Gardening, to make environmental friendly products such as Basket weaving from bomboo, Horse and Dog breeding, Milk or Milk products, Chocolate making, Cooking, Automobile Mechanics So that it helps in self sustaining and also benefits artisans.

(20) to establish Campuses and have Study centers to contribute and develop an understanding of educational change and social and human development.

(21) to institute Degrees, Diplomas, Certificates and other Academic distinctions like award of credits on the basis of successful completion of academic work evaluated through multiple methods of assessment.

(22) to disseminate knowledge and develop a public debate on issues of education and allied development fields through seminars, conferences, executive education programmes, community development programmes, publications and training programmes and events.

(23) to undertake programs for development and training of Faculty and Researchers of the University in partnership with any other Institutions of quality.

(24) to undertake any necessary or expedient action to pursue and promote the objectives of the University.

(25) to pursue any objectives as may be approved by the State Government for the enhancement of the education and other development sectors.

(26) to confer title on eminent personality in the field of Science, Education, Literature, Social service, etc.,

(27) to bring, publish and sell distribute books periodicals, brochures and papers.

**8. Powers of the University.-** The University shall have the following powers, namely:-

- (i) to establish and maintain Campuses, Regional Centres and Study Centres as may be determined by the University from time to time in the manner laid down by the Statutes with prior approval of the Government and as per UGC norms;
- (ii) to carry out all such other activities as may be necessary or feasible in furtherance of the object of the University;
- (iii) to confer degrees or other academic distinctions in the manner and under conditions laid down in the Statutes;
- (iv) to institute and award fellowships, scholarships and prizes, awards medals etc., in accordance with the Statutes;
- (v) to demand and receive such fees, bills, invoices and collect charges as may be fixed by the Statutes or rules, as the case may be;
- (vi) to make provisions for extra curricular activities for students and employees;
- (vii) to make appointments of the Faculty, officers and employees of the University or a Constituent College, Campuses, Regional Centres, Study Centres;
- (viii) to receive voluntary donations and gifts of any kind not prohibited by any Law for the timebeing inforce and to acquire, hold, manage, maintain and dispose of any movable or immovable property, including trust and endowment properties for the purpose of the University or a Constituent College or a Campus, Regional Centre, Study Centre;
- (ix) to institute and maintain hostels and to recognize, places of residence for students of the University or a Constituent College;
- (x) to supervise and control the residence and to regulate the discipline among the students and all categories of employees and to lay down the conditions of service of such employees, including the Code of. Conduct for the students and employees;
- (xi) to create academic, administrative and support staff and other necessary posts;
- (xii) to co-operate and collaborate with other Universities in such a manner and for such purposes as the University may determine from time to time;
- (xiii) to organize and conduct refresher courses, orientation courses, workshops, seminars and other programmes for teachers, lesson writers, evaluators and other academic staff;
- (xiv) to determine standards of admission to the University or a Constituent College, Regional Centres, Study Centres with the approval of Academic Council;
- (xv) to do all such other acts or things whether incidental to the powers aforesaid or not, as may be necessary to further the objects of the University;
- (xvi) to institute Degrees, Diplomas, Certificates and other academic distinctions on the basis of examination or any other method of evaluation approved by the Government;
- (xvii) to provide for the preparation of instructional materials, including films, cassettes, tapes, video cassettes, CD, VCD and other software and other relevant electronic and print media.
- (xviii) to raise, collect, subscribe and borrow money with the approval of the Board of Governors whether on the security of the property of the University, for the purposes of the University;

- (xix) to acquire, takeover and run the management of any other educational institutions with the prior approval of the Government;
- (xx) to acquire properties with the prior approval of the board of management;
- (xxi) to undertake any other activities connected with or incidental to above objectives of the University.

**9. University open to all classes, castes, creed and gender.-** The University admissions shall be open to all persons irrespective of caste, class, creed, gender or nation. All admissions shall be made on the basis of merit in the qualifying examinations:

Provided that forty percent of the admissions in all courses of the university shall be reserved for the students of Karnataka State and admissions shall be made through a Common Entrance Examination conducted by the State Government or its agency and seats shall be allotted as per the merit and reservation policy of the State Government from time to time.

Provided further that where there are less than ten seats in any course like Post Graduate, they shall be reserved by clubbing such courses together and where there are less than three posts in any course they shall be reserved by rotation.

**10. National Accreditation.-** The University shall seek accreditation from respective statutory national accreditation bodies soon after its establishment. Further all the courses run by Private Universities shall be as per the regulations of the National Accreditation Bodies.

**11. Powers of the sponsoring body.-** The sponsoring body shall have the following powers with reference to the University, each of which may be exercised by the Sponsoring Body at its discretion, namely:-

- (i) to appoint or re-appoint or terminate the appointment of the Chancellor;
- (ii) to constitute the first Board of Governors of the University;
- (iii) to nominate the chairperson of the Board of Governors;
- (iv) to nominate three persons as members of the Board of Governors;
- (v) to nominate two persons as members of the Board of Management;
- (vi) to determine the source of funds to be contributed to the University Endowment Fund;
- (vii) to determine the application and spending of moneys by the University;
- (viii) to resolve a Conflict at the meeting of the Board of Governors in the manner provided for in this Act.

### **CHAPTER - III**

#### **OFFICERS OF THE UNIVERSITY**

**12. Officers of the University.-** The following shall be the officers of the University:-

- (i) The Visitor
- (ii) The Pro-Visitor
- (iii) The Chancellor;
- (iv) The Vice-Chancellor;
- (v) The Pro Vice-Chancellor;
- (vi) The Registrar;
- (vii) The Finance Officer; and
- (viii) Such other officers as may be declared by the Statutes to be officers of the University.

**13. The Visitor.-** (1) His Excellency the Governor of Karnataka shall be the Visitor of the University and the visitor may offer suggestions for the improvement of the functioning of the University.

- (2) The visitor shall preside over the convocation of the university for conferring Degree and Diploma.
- (3) The Visitor shall have the following powers, namely:-

- (i) to call for any paper or information relating to the affairs of the University;
- (ii) on the basis of the information received by the Visitor and if he is satisfied that any order, proceedings or decision taken by any authority of the University is not in conformity with the Act, Regulations, or Rules, he may issue such directions as he may deem fit in the interest of the University and the directions so issued shall be complied with by all the concerned.

**14. The Pro-Visitor.-** (1) The Hon'ble Minister for Higher Education of the Government of Karnataka shall be the Pro-Visitor of the University.

(2) The Pro-Visitor shall, when the Visitor is absent, preside at the Convocation of the University for conferring Degrees and Diplomas

**15. The Chancellor.-** (1) The Chancellor shall be appointed by the Sponsoring Body.

(2) The founder trustee of the Sponsoring Body shall be the first Chancellor, who shall hold for life or till he demits office.

(3) The subsequent Chancellor shall be either the then Trustee of the Sponsoring Body or such other person of eminence of national figure in the field of education, science, culture or public life, when such an appointment is being considered, as may be decided by the Sponsoring Body.

(4) The subsequent Chancellor so appointed shall hold the office as determined by the Sponsoring Body.

(5) The Chancellor shall have such powers as may be conferred on him by this Act or the Statutes made there under, which shall include the following powers; namely:-

- (i) to function as the head of the University;
- (ii) to preside at all convocations of the University in absence of visitor and pro-visitor;
- (iii) to function as a Chairperson of the Board of Governors of the University;
- (iv) to appoint or re-appoint or terminate the appointment of the Vice-Chancellor, in accordance with the provisions of this Act and the Statutes;
- (v) to nominate a person as a member of the Nomination Committee as referred to in sub-section (2) of section 16 of this Act;
- (vi) to pre-approve the appointment of the Pro Vice-Chancellor, the Dean, the Registrar and the Finance Officer;
- (vii) to nominate two academicians as members on the Board of Governors;
- (viii) to appoint the first Pro Vice-Chancellor and the Finance Officer;
- (ix) to constitute the first Board of Management, the Finance Committee, the Research Council and the Academic Council;
- (x) to pre-approve the Agenda matters in the manner provided for in the Act;
- (xi) to resolve a conflict (excluding conflicts at a meeting of the Board of Governors) in the manner provided for in this Act.

(6) In the event of there being a conflict inter-se between the functionary or body and any other functionary or body of the University, then the issue shall be referred to the Chancellor and the decision of the Chancellor in respect of such issue shall be final and binding on the University.

**16. The Vice-Chancellor.-** (1) The Vice-Chancellor shall be appointed by the Chancellor for a term of three years subject to other terms and conditions as may be laid down by the Statutes from among three persons recommended by the Nomination Committee constituted in accordance with the provisions of sub-section (2). After the term of three years, it is renewable for another term of three years:

Provided that a Vice-chancellor shall continue to hold the office even after expiry of his term till new Vice-chancellor joins. However, in any case this period shall not exceed one year.

(2) The Nomination Committee referred to in sub-section (1) shall consist of the following persons, namely:-

- (i) One person nominated by the Chancellor;
- (ii) Two nominees of the Board of Governors, one of whom shall be nominated as the Convener of the Committee by the Board of Governors.

(3) The Nomination Committee shall, on the basis of merit, recommend three persons suitable to hold the office of the Vice-Chancellor and forward the same to the Chancellor along with a concise statement showing the academic qualifications and other distinctions of each person.

(4) The Vice-Chancellor shall be the Principal Executive and Academic Officer of the University and shall exercise general supervision and control over the affairs of the University and give effect to the decisions of the authorities of the University:

Provided that, where any matter, other than the appointment of a Teacher is of urgent nature requiring immediate action and the same could not be immediately dealt with by any officer or the authority or other body of the University empowered by or under this Act to deal with it, the Vice-Chancellor may take such action as he may deem fit with the prior written approval of the Chancellor.

(5) The Vice-Chancellor shall exercise such other powers and perform such other duties as may be laid down by the Statutes or the Rules:

Provided that, where in the opinion of the Vice-chancellor, any decision of any authority of the university is outside the powers conferred by this Act or Statutes, Regulations or Rules made there under or is likely to be prejudicial to the interests of the university, he shall request the concerned authority to revise its decision within fifteen days from the date of its decision and in case the authority refuses to revise such decision wholly or partly or fails to take any decision within fifteen days, then such matter shall be referred to the Chancellor and his decision thereon shall be final.

(6) The services of the Vice-Chancellor can be terminated by the Chancellor with the approval of the Board of Governors after following the principles of natural justice and after providing an opportunity to present his case including for termination on disciplinary grounds.

(7) The Vice-Chancellor shall preside at the convocation of the University in the absence of the Visitor, Pro-Visitor and the Chancellor.

**17. The Pro Vice-Chancellor.-** The Vice-Chancellor shall appoint not exceeding three pro-vice Chancellors with the Written approval of the Chancellor in such manner and they shall exercise such powers and perform such duties as may be laid down by the Statutes.

**18. Deans of Faculties.-** Deans of Faculties shall be appointed by the Vice-Chancellor with the written approval of the Chancellor in such manner and they shall exercise such powers and perform such duties as may be laid down by the Statutes.

**19. The Registrar.-** (1) The Registrar shall be appointed by the Chancellor in such manner and on such terms and conditions as may be laid down by the Statutes.

(2) All contracts as defined in statutes shall be entered into and signed by the Registrar on behalf of the University.

(3) The Registrar shall have the power to authenticate records on behalf of the University and shall exercise such other powers and perform such other duties as may be conferred by the statutes or may be required from time to time, by the Chancellor or the Vice-Chancellor.

(4) The Registrar shall be responsible for the due custody of the records and the common seal of the University and shall be bound to place before the Chancellor, the Vice-Chancellor or any other authority, all such information and documents as demanded.

**20. The Finance Officer.-** The Finance Officer shall be appointed by the Vice-Chancellor with the written approval of the Chancellor in such manner and he shall exercise such powers and perform such duties as may be conferred by the Statutes.

**21. Other Officers.-** The manner of appointment, terms and conditions of service and powers and duties of the other officers of the University shall be such as may be specified by Statutes.

## **CHAPTER - IV**

### **AUTHORITIES OF THE UNIVERSITY**

**22. Authorities of the University.-** The following shall be the authorities of the University, namely:-

- (i) The Board of Governors;
- (ii) The Board of Management;
- (iii) The Academic Council;

- (iv) Research and Innovation Council;
- (v) The Finance Committee; and
- (vi) Such other authorities as may be declared by the Statutes to be the authorities of the University.

**23. The Board of Governors and its powers.-** (1) The Board of Governors shall consist of the following, namely:-

- (i) The Chancellor- Chairperson;
- (ii) The Vice-Chancellor- Member;
- (iii) The Principal Secretary/Secretary to the State Government in the Higher Education or by his nominee not below the rank of Deputy Secretary ;
- (iv) The Principal Secretary/ Secretary to the Government in the Medical Education or by his nominee not below the rank of Deputy Secretary;
- (v) One expert from the field of management, finance or any other specialized, including administration to be nominated by the State Government;
- (vi) Two persons nominated by the Sponsoring Body of whom one shall be woman;
- (vii) The Pro Vice-Chancellor who shall be a non-voting member;
- (viii) One eminent educationist nominee of the university grant commission.

(2) The Registrar shall be non-voting member secretary of the Board of Governors.

(3) The tenure of office of the members of the Board of Governors, appointment of members, other than Government nominees, renewal and removal, etc., shall be such as may be laid down by the Statutes.

(4) All meetings of the Board of Governors shall always be chaired by the Chancellor and in his absence by any one of the nominees of the Chancellor. If Chancellor has not nominated any person to Chair such a meeting, members present in the meeting shall elect the Chairperson for that meeting only from among themselves by a simple majority.

(5) Quorum for all meetings of the Board of Governors, shall be three members attending and voting at such meeting:

Provided that the presence of either the Chancellor or one nominee of the Sponsoring Body and in the absence of the Chancellor or one nominee of Sponsoring Body, the Vice Chancellor, shall always be necessary to form the quorum for any meeting of the Board of Governors.

(6) The Board of Governors shall be the Principal Governing Body of the University and shall have the following powers, namely:-

- (i) to appoint the Statutory Auditors of the University;
- (ii) to lay down policies to be pursued by the University;
- (iii) to review decisions of the other authorities of the University if they are not in conformity with the provisions of this Act, or the Statutes or the Rules;
- (iv) to approve the Budget and Annual Report of the University;
- (v) to make new or additional Statutes or amend or repeal the earlier Statutes and Rules;
- (vi) to take decision about voluntary winding up of the University;
- (vii) to approve proposals for submission to the Government;
- (viii) to nominate three members to the Fee Regulation Committee
- (ix) to take such decisions and steps as are found desirable for effectively carrying out the objects of the University.

(7) The Board of Governor shall, meet at least three times a year.

**24. The Board of Management.-** (1) The Board of Management shall consist of the following, namely:-

- (i) The Vice Chancellor;
- (ii) The Pro-Vice Chancellor;
- (iii) The Registrar;



- (iv) Two nominees of the Sponsoring Body;
- (v) Two Deans of the schools as nominated by the Vice Chancellor.

(2) The Vice Chancellor shall be the Chairperson of the Board of Management and the Registrar shall be the Secretary of the Board of Management.

(3) The Board of management shall be the executive body of the University. The powers and functions of the Board of Management shall be such as may be specified by the statutes.

(4) All meetings of the Boards of Management, shall always be chaired by the Vice Chancellor and in the absence of the Vice Chancellor, by the nominee of the Sponsoring Body and where the Sponsoring Body has not nominated any nominees, then by any other member as elected by the members present in the meeting.

(5) In the event of a conflict of opinion at a meeting of the Board of Management, the issue shall be referred to the Chancellor and the decision of the Chancellor in respect of such issue shall be final and binding on the University.

**25. The Academic Council.-** (1) The Academic Council shall consist of the following, namely:-

- (i) The Vice-Chancellor - Chair Person
- (ii) The Pro Vice Chancellor – Member
- (iii) The Registrar - Secretary
- (iv) Such other members as may be specified by-the Statutes.

(2) The Academic Council shall be the principal academic body of the University and shall, subject to the provisions of this Act, the Statutes, Regulations and the Rules, co-ordinate and exercise general supervision over the academic policies of the University.

**26. The Research and Innovation Council.-** (1) Research and innovation Council shall be the Principal Research and innovation Committee of the University and shall provide the larger holistic vision of the kind of research and innovation to be undertaken by the University, including prioritization of the areas. This Council shall, subject to the provisions of this Act, the Statutes, Regulations and the Rules, co-ordinate and exercise general supervision over the Research and innovation polices of the University.

(2) The Research and innovation Council shall consist of the following, namely:-

- (i) The Vice-Chancellor - Chair Person
- (ii) The Pro Vice Chancellor - Member
- (iii) The Dean of Research - Secretary
- (iv) Head of the Department of Innovation - Member
- (v) Deans of all Faculties – Members and
- (vi) Such other members as may be specified in the Statutes.

**27. The Finance Committee.-** (1) The Finance Committee shall consist of the following, namely:-

- (i) The Chancellor or his Nominee – Chairperson
- (ii) The Vice-Chancellor – Member
- (iii) The Registrar – Member
- (iv) The Finance Officer – Secretary
- (v) One nominee of the Sponsoring Body – Member; and
- (vi) Such other members as may be specified by the statutes.

(2) The Finance Committee shall be the principal financial body of the University to take financial matters and shall, subject to the provisions of this Act, rules and statutes, undertake Co-ordination exercise, general supervisions over the financial matters of the University.

**28. Other Authorities.-** The constitution, the powers and functions of the other authorities of the University shall be such as may be specified by the statutes.

**29. Disqualification for membership of an Authority or Body:** A person shall be disqualified for being a member of any of the authorities of bodies of the University, if he,-

- (a) is of unsound mind and stands so declared by a competent court;

- (b) is an un discharged insolvent;
- (c) has been convicted of any offence involving moral turpitude;
- (d) is conducting or engaging himself in private coaching classes; or
- (e) has been punished for indulging in or promoting unfair practice in the conduct of any examination, in any form, anywhere;
- (f) As and when the Sponsoring Body were to form an opinion in writing that a Member of any of the authorities or bodies is unfit to hold the post.

**30. Proceedings not invalidated on account of Vacancy.-** No act or Proceedings of any authority of the University shall be invalid merely by reason of the existence of any vacancy or defect in the constitution of the Authority.

**31. Provisions pertaining to Agenda Matters.-** (1) No agenda Matter shall be either included in the Agenda for or taken up for discussion or decided in the meeting of the Board of Governors or the Board of Management or any Committee without obtaining the prior approval of the Chancellor.

(2) In the event of breach of any provisions of this Act, the Chancellor shall be entitled at all time to immediately take remedial action by reversing all decisions taken by any functionary or body of University and consequent upon the pursuit of such a remedial action all such actions taken by the functionary or body of the university in breach of the provisions of the Act shall be deemed to be null and void ab initio and consequently ; status quo ante shall prevail in respect of the matter or decision in breach.

## **CHAPATER – V**

### **STATUTES AND REGULATIONS**

**32. Statutes.-** Subject to the provisions of this Act, the Statutes may provide for all or any matter, as given below, namely: -

- (i) the procedure for transaction of business of the Authorities of the University and the composition of bodies not specified in this Act.
- (ii) the operation of the permanent statutory endowment fund, University endowment fund, the general fund and the development fund,
- (iii) the terms and conditions of appointment of the Vice-Chancellor, the Registrar and the Finance Officer and their powers and functions,
- (iv) the mode of recruitment and the terms and conditions of service of the other officers, Teachers and employees of the University;
- (v) the procedure for resolving disputes between the University and its officers, Faculty members, employees and students;
- (vi) creation, abolition or restructuring of departments and faculties;
- (vii) the manner of co-operation with, other Universities or institutions of higher learning.;
- (viii) the procedure for conferment of honorary degrees;
- (ix) provisions regarding grant of freeships and scholarships;
- (x) policies in respect of seats in different courses of studies and the procedure of admission of students to such courses;
- (xi) policy relating to the fee chargeable from students for various courses of studies;
- (xii) institution of fellowships, scholarships, studentships, free ships, medals and prizes;
- (xiii) any other matters which may be decided by the Board of Governors or required to be provided by statutes under this Act.

**33. Statutes how made.-** (1) The first statutes framed by the Board of Management shall be submitted to the Board of Governors for its approval.

(2) The Board of Governors shall consider the First Statutes, submitted by the Board of Management and shall give its approval thereon with such modifications, if any, as it may deem necessary.

(3) The University shall publish the First Statutes, as approved by the Board of Governors in the University Notification, and thereafter, the First Statutes shall come into force from the date of its publication.

**34. Power to amend the Statutes.-** The Board of Governors may, make new or additional Statutes or amend or repeal the statutes.

**35. Regulations.-** Subject to the provisions of this Act, the regulations may provide for the following matters, namely:-

- (i) admission of students to the University and their enrolment and continuance as such;
- (ii) the courses of study to be laid down for all degrees and other academic distinctions of the University;
- (iii) the award of degrees and other academic distinctions;
- (iv) the conditions of the award of fellowships, scholarships, studentships, medals and prizes;
- (v) the conduct of examinations and the conditions and mode of appointment and duties of examining bodies, examiners invigilators, tabulators and moderators;
- (vi) the fee to be charged for admission to the examinations, degrees and other academic distinctions of the University;
- (vii) the conditions of residence of the students at the University or a Constituent College;
- (viii) maintenance of discipline among the students of the University or a Constituent College;
- (ix) all other matters as may be provided in the Statutes under the Act.

**36. Regulations how made.-** The regulations shall be made by the Academic Council and approved by Board of Management.

**37. Power to amend Regulations.-** The Academic Council may, with the approval of the Board of Management, make new or additional regulations or amend or repeal the regulations.

**38. Fee Regulation Committee.-** (1) The fee of the university seats reserved for Karnataka Students under section 9 shall be regulated by the Fee Regulation Committee constituted by the Government which shall be headed by a retired Supreme Court or High Court Judge and consists of Chancellor, Vice-Chancellor of the University, Principal Secretary or Secretary to Government incharge of Higher Education or by his nominee not below the rank of Deputy Secretary, Principal Secretary or Secretary to Government incharge of Medical Education or by his nominee not below the rank of Deputy Secretary, two Academicians nominated by the Board of Governors of whom one shall be woman. A Chartered Accountant of repute shall be co-opted for this purpose in the Committee.

(2) The Committee shall look after the compliance of the university in its admissions of collection of fee.

## **CHAPTER – VI**

### **MISCELLANEOUS**

**39. Conditions of service of employees.-** (1) Every employee shall be appointed under a written contract subject to such terms and conditions as may be specified by statutes and regulations or prescribed if any by rules which shall be kept in the University and a copy of which shall be furnished to the employee concerned.

(2) Disciplinary action against the employees shall be governed by the procedure specified in the Statutes.

(3) Any dispute arising out of the contract between the University and an employee shall, be resolved in the manner provided for in the written contract and in accordance with the Statutes.

**40. Right to appeal.-** In case of disciplinary actions by the University against its employee or student, the aggrieved employee or students shall have a right to appeal to such authority as specified by the statutes.

**41. Provident or pension fund.-** The University shall constitute for the benefit of its employees such provident or pension fund and provide such insurance scheme as it may deem fit in such manner and subject to such conditions as may be specified by the statutes and the laws in force.

**42. Disputes as to constitution of University authorities and bodies.-** If any question arises as to whether any person has been duly elected or appointed as, or is entitled to be a member of any authority or other body of the University, the matter shall be referred to the Chancellor whose decision thereon shall be final.

**43. Constitution of Committees.-** Any authority of the University mentioned in section 22, shall be empowered to constitute a committee of such authority, consisting of such members having such powers as the authority may deem fit.

**44. Filling of casual vacancies.-** Any casual vacancy among the members, other than ex-officio members of any Authority or body of the University shall be filled in the same manner in which the member whose vacancy is to be filled up, was chosen, and the person filling the vacancy shall be a member of such authority or body for the residual term for which the person in whose place he would have been a member.

**45. Protection of action taken in good faith.-** No suit or other legal proceedings shall lie against any officer or other employee of the University for anything, which is done in good faith or intended to be done in pursuance of the provisions of this Act, the Statutes or the Rules.

**46. Transitional provisions.-** Notwithstanding anything contained in any other provisions of this Act and the Statutes,-

- (i) the first Vice-Chancellor and Pro-Vice-Chancellor, if any shall be appointed by the Chancellor;
- (ii) the first Registrar and the first Finance Officer shall be appointed by the Chancellor; and
- (iii) the first Board of Management, the first Finance Committee, the first Research and innovation Council and the first Academic Council shall be constituted by the Chancellor.

**47. Permanent Statutory Endowment Fund.-** (1) The University shall establish a Permanent Statutory Endowment Fund of atleast rupees twenty five crores out of which at least fifteen crores shall be in cash and remaining in the form of Bank guarantee which may be increased suo moto but shall not be decreased.

Provided that, in case of a University outside the Bangalore or Bangalore Rural District at least ten crores must be in form of cash and the remaining five crores shall be in form of Bank Guarantee.

(2) The University shall have power to invest the permanent Statutory Endowment Fund in such manner as may be prescribed.

(3) The University may transfer any amount from General Fund or the Development fund to the permanent statutory fund except in the event of the dissolution of the University, in no other circumstances can any moneys be transferred from permanent Statutory Endowment Fund for any other purposes.

(4) Seventy five percent of the income received from permanent Statutory Endowment Fund shall be used for the purpose of development or general work of the University. The remaining twenty five percent shall be invested in the permanent Statutory Endowment Fund.

**48. University Endowment Fund.-** (1)The University shall establish a University Endowment Fund having such funds as may be determined by the Sponsoring Body which can include donations and other funds received from time to time.

(2) The University shall have the power to invest the University Endowment Fund in a manner as may be specified by the Statutes.

(3) The University Endowment Fund is a self-imposed fund that the University desires to maintain voluntarily and invest it responsibly to protect itself from financial challenges that may arise on account of pursuing social objectives and/or unforeseen circumstance.

(4) The University may transfer any amount from the General Fund or the development fund to the University Endowment Fund. Excepting in the dissolution of the University, in no other circumstances moneys can be transferred from the University Endowment Fund for other purposes.

(5) Eighty percent of the incomes received from the University Endowment Fund shall be used for the purposes of development or general work of the University. The remaining twenty percent shall be reinvested into the University Endowment Fund.

**49. General Fund.-** (1) The University shall establish a General Fund to which the following amount shall be credited, namely:-

- (i) all fees which may be charged by the University;
- (ii) all sums received from any other source not prohibited by any law for the time being in force ;
- (iii) all contributions made to the University;

- (iv) all contributions/donations made in this behalf by any other person or body which are not prohibited by any law for the time being in force.

(2) The funds credited to the General Fund shall be applied to meet all the recurring expenditure of the University.

**50. Development fund.-** (1) The University shall also establish a Development Fund to which the following funds shall be credited, namely:-

- (i) development fees which may be charged from students not prohibited by any law for the time being in force ;
- (ii) all sums received from any other source for the purposes of the development of the University;
- (iii) all contributions made to the University;
- (iv) all contributions/donations made in this behalf by any other person or body which are not prohibited by any law for the time being in force; and
- (v) all incomes received from the Permanent Statutory Endowment Fund.

(2) The funds credited to the Development Fund from time to time shall be utilized for the development of the University.

**51. Maintenance of funds.-** The funds established under sections 47, 48, 49 and 50 shall, subject to general supervision and control of the Board of Governors, be regulated and maintained in such manner as may be prescribed.

**52. Annual Report.-**(1) The annual report of the University shall be prepared under the direction of the Board of Management and shall be submitted to the Board of Governors for its approval.

(2) The Board of Governors shall consider the annual report in its meeting and may approve the same with or without modification.

(3) A copy of the annual report duly approved by the Board of Governors shall be sent to the State Government before 31<sup>st</sup> December following close of the financial year in 31<sup>st</sup> March of each year.

**53. Account and audit.-** (1) The annual accounts and balance sheet of the University shall be prepared under the direction of the Board of Management and all funds accruing to or received by the University from all source and all amount disbursed or paid shall be entered in the account maintained by the University.

(2) The annual accounts of the University shall be audited by an auditor, who is a member of the Institute of Chartered Accountants of India, every year.

(3) A copy of the annual accounts and the balance sheet together with the audit report shall be submitted to the Board of Governors before 30<sup>th</sup> November following close of the financial year in 31 March of each year.

(4) The annual accounts, the balance sheet and the audit report shall be considered by the Board of Governors at its meeting and the Board of Governors shall forward the same to the visitor and the Government along with its observation thereon on or before 31st December of each year.

**54. Mode of proof of University record.-** A copy of any receipt, application, notice, order, proceeding or resolution of any authority or committee of the University or other documents in possession of the University or any entry in any register duly maintained by the University, if certified by the Registrar, shall be received as prima facie evidence of such receipt, application, notice, order, proceeding, resolution or document or the existence of entry in the register and shall be admitted as evidence of the matters and transaction therein recorded where the original thereof would, if produced, have been admissible in evidence.

**55. Power of State Government to issue directions.-** The State Government may give such directions to the University as in its opinion are necessary or expedient for carrying out the purposes of this Act or to give effect to any of the provisions contained therein or of any rules or orders made thereunder and the Board of Governor or the Board of management, as the case may be, of the University shall comply with every such direction.

**56. Penalties.-** (1) Whoever contravenes the provisions of this Act or the rules made thereunder or any examination matters or in matters relating to award of degrees or in giving marks cards shall on conviction be punishable with fine of rupees fifty thousand which may extend to ten lakhs rupees or with an imprisonment for a term of six months which may extend to two years or with both.

Provided that, where the University is also involved the permission letter granted under this Act to commence the University shall be withdrawn.

(2) A penalty under this section may be imposed without prejudice to the penalty specified in any other Act.

**57. Power to enter and inspect.-** Any officer not below the rank of Group 'A' officer authorised by the State Government in this behalf, shall, subject to such conditions as may be specified therein under the Karnataka Educational Institutions (Prohibition of Capitation Fee) Act, 1984 (Karnataka Act 37 of 1984) shall be deemed to be the Officer authorized to exercise the same powers and discharge the same functions as provided under section 9 of that Act for the purposes of this Act.

**58. Power to give direction for dissolution of the University.-** (1) If the University proposes dissolution in accordance with the law governing its constitution or incorporation, it shall give at least six months prior notice in writing to the Government.

(2) The Karnataka State Higher Education Council shall conduct periodical Inspection of University regarding,-

- (i) Standard of Instructions for grant of degree;
- (ii) Quality of Education;
- (iii) Avoidance of commercialisation of Higher Education;
- (iv) contravention of the provisions of the Act if any;

-and send report to the Government.

(3) On identification of mismanagement, maladministration and indiscipline, the Government shall issue directions to the management of the University to set right the administration . If the direction is not followed within such time as may be prescribed, the right to take decision for winding up of the University or any course thereof shall vest with the Government.

(4) The manner of winding up of the University or any course thereof shall be such as may be prescribed by the Government in this behalf.

Provided that no such action shall be initiated without affording a reasonable opportunity to show cause to the University

(5) On receipt of the notice referred to in sub-section (1), the Government shall, in consultation with the relevant Regulatory Authority make such arrangements for administration of the University from the proposed date of dissolution of the University or winding up of the course and until the last batch of students in regular courses of studies of the University complete their courses of studies in such manner as may be specified by the Statues.

**59. Expenditure of the University during dissolution.-** (1) The expenditure of administration of the University during taking over period of its management under sub-section (5) of section 58 shall be met out of the Permanent Statutory Endowment Fund, the General Fund or the Development Fund in such manner as may be prescribed.

(2) If the fund referred to in section 47, 48, 49 and 50 are not sufficient to meet the expenditure of the University during the taking over period of its management, such expenditure may be met by disposing of the properties or asset of the University, by the Government.

(3) Where the dissolution of the University is due to mismanagement or maladministration, the Government is at liberty to identify the persons responsible for such mismanagement or maladministration and to impose penalty as it deems fit.

**60. Removal of difficulties.-** (1) If any difficulty arises in giving effect to the provisions of this Act, the State Government may, by a notification or by order, make such provisions, which are not inconsistent with the provisions of this Act, as appear to it to be necessary or expedient, for removing the difficulty:

Provided that, no notification or order under this section shall be made after the expiry of a period of five years from the date of commencement of this Act.

(2) Every Order made under sub-section (1), shall, as soon as may be after it is made, be laid before the State Legislature.

**61. Power to make rules by the State Government.-** (1) The State Government may make rules, by notification, to carryout the purposes of this Act.

(2) Every rule made under this Act shall be laid as soon as may be after it is made before each House of the State Legislature while it is in session for a total period of thirty days which may be comprised in one session or in two or more successive sessions, and if, before the expiry of the session immediately following the session or the successive sessions aforesaid, both Houses agree in making any modification in the rule or both Houses agree that the rule should not be made, the rule shall thereafter have effect only in such modified form or be of no effect, as the case may be, so however, that any such modification or annulment shall be without prejudice to the validity of anything previously done under that rule.

### **STATEMENT OF OBJECTS AND REASONS**

The Harsha Kriya Foundation (R) Trust have come forward to establish private University in the State. The establishment of a private university by a well-known organization would certainly help in spreading the quality education to the needy students. This also accelerates the enhancement of gross enrolment ratio in the higher education sector, which presently stands at 11.5% in Karnataka.

Keeping in view the above, it is considered necessary to provide for establishment of the Amrutha Sinchana Spiritual University.

This private university focuses on teaching, training, research and development in the fields of spiritual heritage in the form of adhyathma or spiritual shakti given by ancient yogis established in healing process through systematic instruction, teaching, training, healing process through actual treatment of citizen in various recognized form of systems and allied sectors and for the matters connected therewith or incidental thereto.

Hence, the Bill.

### **FINANCIAL MEMORANDUM**

There is no extra expenditure involved in the proposed measure.

### **MEMORANDUM REGARDING DELEGATED LEGISLATION**

<b>Clause 39 :</b>	Empowers the Government to prescribe by rules the terms and conditions of appointment of employee of the university.
<b>Clause 47 :</b>	Empowers the State Government to prescribe by rules the manner of investing permanent statutory Endowment Fund.
<b>Clause 58 :</b>	sub-clause (3) empowers the State Government to prescribe by rules the time within which the management of the university shall comply with the direction issued by the Government.
	sub-clause (4) empowers the State Government to make rules regarding the manner of winding up of the university.
<b>Clause 59 :</b>	Empowers the State Government to make rules regarding the manner of meeting the expenditure from the permanent Statutory Endowment Fund, General Fund or the Development Fund on the taking over of the management of the university.
<b>Clause 61:</b>	Empowers the State Government to make rules for carrying out the purposes of the Act.

The proposed delegation of Legislative power is normal in character.

**C.T.RAVI**  
Minister for Higher Education

**P. OMPRAKASHA**  
Secretary  
Karnataka Legislative Assembly

## ವಿಶೇಷ ಪತ್ರಿಕೆ

ಭಾಗ - IV-A	ಬೆಂಗಳೂರು, ಶುಕ್ರವಾರ, ಡಿಸೆಂಬರ್ ೨೧, ೨೦೧೨ (ಮಾರ್ಗಶಿರ ೩೦, ಶಕ ವರ್ಷ ೧೯೩೪)	ನಂ. ೧೧೨೨
------------	---	----------

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವಾಲಯ

ಅಧಿಸೂಚನೆ

ಸಂ.ಆನಾಸ 02 ಸಲಫ 2012 , ಬೆಂಗಳೂರು, ದಿನಾಂಕ: 21.12.2012

ಕರ್ನಾಟಕ ಗ್ರಾಹಕ ಸಂರಕ್ಷಣಾ ನಿಯಮಗಳು, 1988ನ್ನು ಮತ್ತಷ್ಟು ತಿದ್ದುಪಡಿ ಮಾಡುವುದಕ್ಕೆ ದಿನಾಂಕ 4.12.2012ರ ಅಧಿಸೂಚನೆ ಸಂ.ಆನಾಸ 02 ಸಲಫ 2012ರಲ್ಲಿ ಪ್ರಕಟಿಸಿರುವ ಈ ಮುಂದಿನ ನಿಯಮಗಳ ಕರಡನ್ನು ಅಧಿಕೃತ ರಾಜ್ಯಪತ್ರದಲ್ಲಿ ಇದರ ಪ್ರಕಟಣೆಯ ದಿನಾಂಕದಿಂದ 15 ದಿನಗಳೊಳಗಾಗಿ ಅದರಿಂದ ಬಾಧಿತರಾಗುವ ಸಂಭವವಿರುವ ಎಲ್ಲಾ ವ್ಯಕ್ತಿಗಳಿಂದ ಆಕ್ಷೇಪಣೆಗಳನ್ನು ಮತ್ತು ಸಲಹೆಗಳನ್ನು ಆಹ್ವಾನಿಸಿ ದಿನಾಂಕ 5.12.2012ರ ಕರ್ನಾಟಕ ರಾಜ್ಯಪತ್ರದ ಭಾಗ-IV-A (ನಂ.1073) ರಲ್ಲಿ ಗ್ರಾಹಕ ಸಂರಕ್ಷಣಾ ಅಧಿನಿಯಮ, 1986 (1986ರ ಕೇಂದ್ರ ಅಧಿನಿಯಮ 68)ರ ಪ್ರಕರಣ 30ರ ಉಪ ಪ್ರಕರಣ (2)ರ ಮತ್ತು ಪ್ರಕರಣ 2ರ ಉಪ ಪ್ರಕರಣ (1)(ಎಲ್)ರ ಮೂಲಕ ಅಗತ್ಯ ಪಡಿಸಲಾದಂತೆ ಪ್ರಕಟಿಸಲಾಗಿರುತ್ತದೆ.

ಸದರಿ ರಾಜ್ಯಪತ್ರವನ್ನು 5.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಿರುವುದರಿಂದ;

ಮತ್ತು, ಸದರಿ ಕರಡಿನ ಬಗ್ಗೆ ಯಾವುದೇ ಆಕ್ಷೇಪಣೆ / ಸಲಹೆಗಳು ಸ್ವೀಕೃತವಾಗದೇ ಇರುವುದರಿಂದ;

ಈಗ ಗ್ರಾಹಕ ಸಂರಕ್ಷಣಾ ಅಧಿನಿಯಮ, 1986 (1986ರ ಕೇಂದ್ರ ಅಧಿನಿಯಮ 68)ರ ಅಧಿನಿಯಮದ ಪ್ರಕರಣ 30ರ ಉಪ ಪ್ರಕರಣ (2) ಮತ್ತು ಪ್ರಕರಣ 2ರ ಉಪ ಪ್ರಕರಣ (1) (ಎಲ್)ರ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಮೂಲಕ ಈ ಕೆಳಕಂಡ ನಿಯಮಗಳನ್ನು ರಚಿಸುತ್ತದೆ, ಎಂದರೆ:-

### ನಿಯಮಗಳು

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ:- (1) ಈ ನಿಯಮಗಳನ್ನು ಕರ್ನಾಟಕ ಗ್ರಾಹಕ ಸಂರಕ್ಷಣಾ (ತಿದ್ದುಪಡಿ) ನಿಯಮಗಳು, 2012 ಎಂದು ಕರೆಯತಕ್ಕದ್ದು.

(2) ಇವು ಅಧಿಕೃತ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

2. 2ಇ ನಿಯಮದ ಸೇರ್ಪಡೆ:- ಕರ್ನಾಟಕ ಗ್ರಾಹಕ ರಕ್ಷಣಾ ನಿಯಮಗಳು, 1988ರ ನಿಯಮ 2ಡಿ ಯ ನಂತರ ಈ ಕೆಳಗಿನಂತೆ ಸೇರ್ಪಡೆ ಮಾಡತಕ್ಕದ್ದು.

**"2E. Procedure for appointment of members of State Commission, president and members of District Consumer Forum:-** The notification inviting applications from the eligible candidates to fill the vacant posts of members of the State Commission, president and members of the District Consumer Fora, shall be published in the Karnataka Gazette and in at least two leading Kannada news papers and one English news paper having wide circulation in the State and also in the websites of the State Commission and the Food, Civil Supplies and Consumer Affairs Department."

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ಆರ್. ಮಲ್ಲಿಕಾರ್ಜುನಯ್ಯ

ಸರ್ಕಾರದ ಅಧೀನ ಕಾರ್ಯದರ್ಶಿ,

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ

**FOOD, CIVIL SUPPLIES & CONSUMER AFFAIRS SECRETARIAT**

### NOTIFICATION

**No. FCS 02 SLF 2012, Bangalore, dated: 21.12.2012**

Whereas the draft of the following rules to further amend the Karnataka Consumer Protection Rules, 1988, was published as required by sub-section (2) of section 30 and sub-section (1)(l) of section 2 of the Consumer Protection Act, 1986 (Central Act 68 of 1986), in Notification No. FCS 02 SLF 2012, dated 4.12.2012 in part IV-A (No.1073) of the Karnataka Gazette dated 5.12.2012 inviting objections and suggestions from all persons likely to be affected thereby, within fifteen days from the date of its publication in the Official Gazette.

Whereas, the said Gazette was made available to the public on 5.12.2012.

And whereas, no objections and suggestions have been received in this behalf by the State Government.



Now, therefore, in exercise of the powers conferred by sub-section (2) of section 30 and sub-section (1)(l) of section 2 of the Consumer Protection Act, 1986 (Central Act 68 of 1986), the Government of Karnataka hereby makes the following rules, namely:-

### RULES

**1. Title and commencement:-** (1) These rules may be called Karnataka Consumer Protection (Amendment) Rules, 2012.

(2) They shall come into force from the date of their publication in the Official Gazette.

**2. Insertion of rule 2E:-** After rule 2D, of the Karnataka Consumer Protection Rules, 1988, the following shall be inserted, namely:-

**“2E. Procedure for appointment of members of State Commission, president and members of District Consumer Forum:-** The notification inviting applications from the eligible candidates to fill the vacant posts of members of the State Commission, president and members of the District Consumer Fora, shall be published in the Karnataka Gazette and in atleast two leading Kannada news papers and one English news paper having wide circulation in the State and also in the websites of the State Commission and the Food, Civil Supplies and Consumer Affairs Department.”

By Order and in the name of the Governor of Karnataka,

**K.R. Mallikarjunaiah**

Under Secretary to Government,

Food, Civil Supplies & Consumer Affairs Department

## ವಿಶೇಷ ಪತ್ರಿಕೆ

ಭಾಗ - III	ಬೆಂಗಳೂರು, ಶನಿವಾರ, ಡಿಸೆಂಬರ್ ೨೨, ೨೦೧೨ (ಪುಷ್ಯ ೧, ಶಕ ವರ್ಷ ೧೯೩೪)	ನಂ. ೧೧೨೩
-----------	---	----------

ವಾಣಿಜ್ಯ ಮತ್ತು ಕೈಗಾರಿಕೆ ಸಚಿವಾಲಯ

1966 ರ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಕಾಯ್ದೆಯ ವಿಧಿ 4 ರ ಅಧಿಸೂಚನೆ

ಸಂಖ್ಯೆ: ಸಿಐ 349 ಎಸ್‌ಪಿಕ್ಯೂ 2012, ಬೆಂಗಳೂರು, ದಿನಾಂಕ: 21.12.2012

ಮಂಡ್ಯ ಜಿಲ್ಲೆ, ಮಳವಳ್ಳಿ ತಾಲ್ಲೂಕು, ಹಲಗೂರು ಹೋಬಳಿ, ವಡೇರಬಸಾಪುರ ಗ್ರಾಮದಲ್ಲಿ ಆಯ್ದ ಸರ್ವೆ ನಂಬರ್‌ಗಳ ಒಟ್ಟು ವಿಸ್ತೀರ್ಣ 30-24 ಎಕರೆ ಜಮೀನುಗಳನ್ನು ಮೆ: ಅಭಿಮಾನಿ ಪಬ್ಲಿಕೇಷನ್ ಪ್ರೈ. ಲಿಮಿಟೆಡ್ ರವರು ವೈಟ್ ಪೇಪರ್ ಮ್ಯಾಪ್ ಲಿಥೋ ಮತ್ತು ನ್ಯೂಸ್ ಪ್ರಿಂಟ್ ಕೈಗಾರಿಕೆ ಸ್ಥಾಪಿಸುವ ಬಗ್ಗೆ ಭೂಸ್ವಾಧೀನಪಡಿಸಿಕೊಳ್ಳಲು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಕಾಯ್ದೆ 1966ರ ಕಲಂ 3(1), 1(3) & 28(1)ರ ಅಧಿಸೂಚನೆ ಸಂಖ್ಯೆ: ಸಿಐ 268 ಎಸ್‌ಪಿಕ್ಯೂ 2006, ದಿನಾಂಕ: 15.09.2006 ಕರ್ನಾಟಕ ರಾಜ್ಯ ಪತ್ರ ಭಾಗ-3, ದಿನಾಂಕ: 16.09.2006 ರಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿರುತ್ತದೆ ಹಾಗೂ ಸಿಐ 450 ಎಸ್‌ಪಿಕ್ಯೂ 2007 ದಿನಾಂಕ: 16.06.2007, ಕರ್ನಾಟಕ ರಾಜ್ಯ ಪತ್ರ ಭಾಗ-3, ದಿನಾಂಕ: 18.06.2007 ರಂದು ಕೆ.ಐ.ಎ.ಡಿ. ಕಾಯ್ದೆ ಕಲಂ 28(4)ರಡಿ ಅಂತಿಮ ಅಧಿಸೂಚನೆಯು ಪ್ರಕಟಣೆಯಾಗಿರುತ್ತದೆ.

ಆದರೆ, ಸದರಿ ಗ್ರಾಮದ ಈ ಕೆಳಕಂಡ ಸರ್ವೆ ನಂಬರ್ ವಿಸ್ತೀರ್ಣದ ಜಮೀನಿನ ಭೂಸ್ವಾಧೀನಕ್ಕೆ ಭೂ ಮಾಲೀಕರಿಂದ ತೀವ್ರವಾದ ಆಕ್ಷೇಪಣೆ ಇರುವುದರಿಂದ, ಹಾಗೂ ಕಂಪನಿಯವರು ಭೂಸ್ವಾಧೀನ ಪ್ರಕ್ರಿಯೆಯಿಂದ ಹಿಂದಕ್ಕೆ ಸರಿದ ಕಾರಣ, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಕಾಯ್ದೆ ಕಲಂ 4 ರನ್ವಯ ದತ್ತವಾದ ಅಧಿಕಾರವನ್ನು ಚಲಾಯಿಸಿ, ಕಲಂ 3(1), 1(3) & 28(1) ಮತ್ತು ಕಲಂ 28(4)ರ ಅಧಿಸೂಚನೆಗಳಿಂದ ಸದರಿ ವಿಸ್ತೀರ್ಣದ ಜಮೀನುಗಳನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಲಾಗಿದೆ.

ಗ್ರಾಮ : ವಡೇರಬಸಾಪುರ ಹೋಬಳಿ : ಹಲಗೂರುತಾಲ್ಲೂಕು : ಮಳವಳ್ಳಿ ಜಿಲ್ಲೆ : ಮಂಡ್ಯ

ಕ್ರ ಸಂ	ಸರ್ವೆ ನಂಬರ್	ವಿಸ್ತೀರ್ಣ (ಎ-ಗುಂ)
1	2	3
1	56/1	2-28
2	56/2	0-20
3	56/3	0-18
4	57/1	1-13

ಕ್ರ ಸಂ	ಸರ್ವೆ ನಂಬರ್	ವಿಸ್ತೀರ್ಣ (ಎ-ಗುಂ)
5	57/2	1-10
6	57/3	1-07
7	58/1	1-09
8	58/2	0-37
9	58/3	1-02
10	59/1	2-34
11	59/2	0-23
12	59/3	1-10
13	59/4	0-25
14	60/1	1-09
15	60/2	0-36
16	60/3	1-15
17	60/4	0-29
18	60/5	0-31
19	60/6	0-17
20	61/1	4-09
21	61/2	3-31
22	62/1	1-11
ಒಟ್ಟು		30-24

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಎ.ಪಿ. ರಾಮಕೃಷ್ಣ  
ಸರ್ಕಾರದ ಅಧೀನ ಕಾರ್ಯದರ್ಶಿ (ಕೈ.ಅ),  
ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ

## ವಿಶೇಷ ಪತ್ರಿಕೆ

ಭಾಗ - IV-A	ಬೆಂಗಳೂರು, ಶನಿವಾರ, ಡಿಸೆಂಬರ್ ೨೨, ೨೦೧೨ (ಪುಷ್ಯ ೧, ಶಕ ವರ್ಷ ೧೯೩೪)	ನಂ. ೧೧೨೪
------------	---	----------

### KARNATAKA LEGISLATIVE ASSEMBLY SECRETARIAT

#### NOTIFICATION

**No. KLAS/LGA/107/JDLC/2010, Bangalore, Dated: 22.12.2012**

In exercise of the powers conferred by sub-section (3) of section 15 read with section 13D of the Karnataka Legislature Salaries Pensions and Allowances Act, 1956 (Karnataka Act 2 of 1957), the Special Board of the Karnataka Legislature, hereby makes the following rules, namely:-

**1. Title and commencement:-** (1) These rules may be called the Karnataka Legislature facilities to Recognized Groups Rules, 2012.

(2) They shall come into force on the date of their publication in the official Gazette.

**2. Definitions:-** In these rules, unless the context otherwise requires,-

(i) 'Act' means the Karnataka Legislature Salaries, Pensions and Allowances Act, 1956 (Karnataka Act 2 of 1957);

(ii) 'Leader of a recognized group' means the member of Karnataka Legislative Assembly or Karnataka Legislative Council for the time being recognized as leader of the recognized group by the Speaker or the Chairman, as the case may be;

(iii) 'Member' means a member of the Karnataka Legislative Assembly or the Karnataka Legislative Council, as the case may be.

**3. Facilities to the recognized groups:-** The recognized group shall be entitled to the following facilities, namely:-

**(a) Telephone Facilities:-** (i) The Leader of the recognized group is entitled for installation and rental of one telephone at Government cost at his office in Bangalore under 'one India plan' and is entitled for any calls made from that telephone at free of cost during his tenure as Leader of the recognized party subject to his certifying that the calls were made in the discharge of his duties as Leader of such recognized group.

(ii) The facility under clause (i) shall be in addition to the telephone facilities admissible to him as a member of Legislature under the Karnataka Legislature (Telephone to Member) Rules, 1979.

**(b) Secretarial Facility:-** The Leader of the recognized group shall be entitled to the following secretarial facility:

Stenographer with Computer Knowledge / Computer Operator - Two

The appointment of secretarial staff shall be made on deputation or on contract basis to be co-terminus with the term of the leader of the recognized Group.

By Order and in the name of the Special Board,

**P. OMPRAKASHA**

Secretary

Karnataka Legislative Assembly

**ವಿಶೇಷ ಪತ್ರಿಕೆ**

ಭಾಗ - I	ಬೆಂಗಳೂರು, ಸೋಮವಾರ, ಡಿಸೆಂಬರ್ ೨೪, ೨೦೧೨ (ಪುಷ್ಯ ೩, ಶಕ ವರ್ಷ ೧೯೩೪)	ನಂ. ೧೧೨೫
---------	---	----------

**PROCEEDINGS OF THE GOVERNMENT OF KARNATAKA**

**MINORITY WELFARE, HAJ WAKF SECRETARIAT**

**Sub:-** Appointment of Shri Qazi Mohd. Azam Muqtadir Siddiqui S/o Qazi Abdul Basheer Siddiqui of Chittapur Taluk, Gulbarga District and its 105 villages -regarding.

**Read:-**

1. Application dated:28.10.2011 of sri.Abdul Basheer Siddiqui Sadar Qazi of Chittapur Taluk, Gulbarga District.
2. Letter NO. KSBW/ADM/EST/CR/378/2012-13, Dated:18.05.2012 of the CEO, KSBW Bangalore.
3. Letter No. BUSU/26/2012-13/309 Dated:12.09.2012 of Tahasildar Chittapur Taluk, Gulbarga District.

**Preamble:-**

Sri. Qazi Abdul Basheer Siddiqui in his representation dated:28.10.2011 read at (1) above has stated that by virtue of hereditary succession of his father, he was rendering the services of Khazath of Chittapur Taluk and its surrounding villages. Due to his old age, he has given his consent to appoint his elder son Qazi Mohd. Azam Muqtadir Siddiqui to succeed him.

Reports were called from both the Karnataka State Board of Wakfs as well as from Tahasildar of Chittapur Taluk seeking the opinion of the Principal Mohammedan residents of local area as per the Provisions of Khazi Act, 1880. Both the Chief Executive Officer, KSBW and the Tahasildar Chittapur vide their letters read at (2 & (3) above have submitted their reports and have recommended the appointment of Sri Qazi Mohd. Azam Muqtadir Siddiqui as Khazi of Chittapur Taluk and its surrounding villages, as he is qualified enough to render the services of Khazzath. Hence the following order,

**GOVERNMENT ORDER NO. MWD 172 WES 2012, BANGALORE, DATED: 24.12.2012**

In exercise of the powers conferred under Section 2 of the Khazi Act, 1880, Government is pleased to appoint Sri. Shri Qazi Mohd. Azam Muqtadir Siddiqui S/o Qazi Abdul Basheer Siddiqui of Chittapur Taluk, Gulbarga District as Khazi of Chittapur Taluk and its 105 surrounding villages as appended in the annexure to this order, with immediate effect and until further orders.

BY ORDER & IN THE NAME OF THE GOVERNOR OF KARNATAKA,

**ABBAS SHARIEFF**

Under Secretary to Government  
Minority Welfare, Haj Wakf Department

**List of Villages comes under the Jurisdiction of Quazzath of Chittapur Taluk Gulbarga District**

<b>Sl No.</b>	<b>Name</b>	<b>Sl No.</b>	<b>Name</b>	<b>Sl No.</b>	<b>Name</b>
01	Chittapur	36	Kardal	71	Dugnur
02	Allura	37	Konapur	72	Kankanapalli
03	Halkatta	38	Yagapur	73	Numawar
04	Ingalgi	39	Matkapalli	74	Barehalli
05	Nalwar	40	Shivpur	75	Yargol
06	Madak	41	Dhangarwadi	76	Bhagodi
07	Songnoor	42	Sugur	77	Rawoor
08	Allur.V	43	Kollur	78	Malgatti
09	Ramthirth	44	Takaspeth	79	Jiwangi
10	Dongaon	45	Basneti	80	Sharkarwadi
11	Devnoor	46	Sonti	81	Kunnur
12	Bennoor	47	Ullangera	82	Kadboor
13	Chitgampalli	48	Rampurhalli	83	Chamnur
14	Kachewar	49	Kollunda	84	Tunnur
15	Badegtera B	50	Diyarhalli	85	Alloli
16	Kurkunta	51	Diggaon	86	Kammarwadi
17	Kallur	52	Kadla	87	Angnalli
18	Songaon	53	Balwadgi	88	Belgera
19	Hannamnalli	54	Sulhalli	89	Dongaor
20	Inlanpalli	55	Sangan Palli	90	Belgera
21	Nilhalli	56	Kallamhalli	91	Yagapur
22	Kangahalli	57	Hossur	92	Kajarkaot
23	Hoshalli	58	Satnoor	93	Yalapur
24	Bimalli	59	Rajolla	94	Kollacunda
25	Kadargi	60	Bankalga	95	Silarkot
26	Yargol	61	Udgi	96	Nadepalli
27	Margol	62	Bhimnalli	97	Mianpalli
28	Itga	63	Turkbamnalli	98	Bidarched
29	Wadi	64	Sindamadu	99	Yargal
30	Kumbarhalli	65	Hisalli	100	Margol
31	Jodahalli	66	Rajolla Yana	101	Mudbul
32	Kotampalli	67	Allur K	102	Lingampalli
33	Bhipurhalli	68	Vodampalli	103	Minhaabal
34	Ladlpur	69	Hanmanpalli	104	Kangahaalli
35	Rampurhalli	70	Chitkampalli	105	Khandepalli

**ABBAS SHARIEFF**Under Secretary to Government  
Minority Welfare, Haj &Wakf Department

## ವಿಶೇಷ ಪತ್ರಿಕೆ

ಭಾಗ - III	ಬೆಂಗಳೂರು, ಬುಧವಾರ, ಡಿಸೆಂಬರ್ ೨೬, ೨೦೧೨ (ಪುಷ್ಯ ೫, ಶಕ ವರ್ಷ ೧೯೩೪)	ನಂ. ೧೧೨೬
-----------	---	----------

### ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವಾಲಯ

#### ಅಧಿಸೂಚನೆ

ಸಂಖ್ಯೆ: ಲೋಇ 266 ಸೇಸಕಿ 12, ಬೆಂಗಳೂರು, ದಿನಾಂಕ: 26-12-2012

ಲೋಕೋಪಯೋಗಿ ಇಲಾಖೆ ಮತ್ತು ಜಲ ಸಂಪನ್ಮೂಲ ಇಲಾಖೆಯ ಸಹಾಯಕ ಇಂಜಿನಿಯರ್‌ಗಳ ವೃಂದದ ಜೇಷ್ಠತಾ ಪಟ್ಟಿಯನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ಲೋಇ:98:ಸೇಸಕಿ:08, ದಿನಾಂಕ: 15-11-2010ರಲ್ಲಿ ದಿನಾಂಕ: 1-1-1980 ರಿಂದ 31-12-2004 ರವರೆಗೆ ಇದ್ದಂತೆ ಪ್ರಕಟಿಸಲಾಗಿದ್ದು ಸದರಿ ಅಧಿಸೂಚನೆಯು ದಿನಾಂಕ: 22-11-2010ರ ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಗೊಂಡಿರುತ್ತದೆ.

ಮುಖ್ಯ ಇಂಜಿನಿಯರ್, ಸಂಪರ್ಕ ಮತ್ತು ಕಟ್ಟಡಗಳು (ದಕ್ಷಿಣ) ಬೆಂಗಳೂರು ಇವರು ದಿನಾಂಕ: 12-10-2010ರ ಪತ್ರದಲ್ಲಿ ಶ್ರೀ ವೆಂಕಟೇಶಮೂರ್ತಿ, ಸಹಾಯಕ ಇಂಜಿನಿಯರ್, ಇವರು ದಿನಾಂಕ: 21-06-1984ರಲ್ಲಿ ದಿನಗೂಲಿ ಆಧಾರದ ಮೇಲೆ ಕಿರಿಯ ಇಂಜಿನಿಯರ್ ಹುದ್ದೆಯ ಕರ್ತವ್ಯಕ್ಕೆ ಸೇರಿದ್ದು ದಿನಾಂಕ: 21-6-1994ರಿಂದ ಅನ್ವಯವಾಗುವಂತೆ ಸೇವಾ ಸಕ್ರಮಾಂತಿಗೊಂಡು ದಿನಾಂಕ: 13-12-1996ರಲ್ಲಿ ಕಿರಿಯ ಇಂಜಿನಿಯರ್ ವೃಂದದಿಂದ ಸಹಾಯಕ ಇಂಜಿನಿಯರ್ ವೃಂದಕ್ಕೆ ವೃಂದ ಬದಲಾವಣೆ ಹೊಂದಿ ದಿನಾಂಕ: 31-1-97 ರಿಂದ ಸಹಾಯಕ ಇಂಜಿನಿಯರ್ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದಾಗಿ ವರದಿ ಮಾಡಿರುತ್ತಾರೆ. ಮುಂದುವರೆದು ನಿಯಮಗಳಂತೆ ವೃಂದ ಬದಲಾವಣೆ ಹೊಂದಿದ ನೌಕರರು ಕಿರಿಯ ಇಂಜಿನಿಯರ್ ಹುದ್ದೆಯಲ್ಲಿ ಸಲ್ಲಿಸಿದ 1/3 ಭಾಗದಷ್ಟು ಸೇವೆಯನ್ನು ಸಹಾಯಕ ಇಂಜಿನಿಯರ್ ವೃಂದದ ಜೇಷ್ಠತೆಯಲ್ಲಿ ಪರಿಗಣಿಸಲು ಅವಕಾಶ ಕಲ್ಪಿಸಿರುವುದರಿಂದ ಸರ್ಕಾರದ ಅಧಿಸೂಚನೆ ಸಂಖ್ಯೆ: ಲೋಇ 98 ಸೇಸಕಿ 08 ದಿನಾಂಕ: 15-11-2010ರಲ್ಲಿ ಪ್ರಕಟಿಸಲಾಗಿರುವ ಸಹಾಯಕ ಇಂಜಿನಿಯರ್ ವೃಂದದ ಜೇಷ್ಠತಾ ಪಟ್ಟಿಯಲ್ಲಿ ಸದರಿಯವರ ಜೇಷ್ಠತೆಯನ್ನು ದಿನಾಂಕ: 14-6-96 ರಿಂದ ಪರಿಗಣಿಸುವಂತೆ ಕೋರಿರುತ್ತಾರೆ.

ಲೋಕೋಪಯೋಗಿ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಾವಳಿಯಲ್ಲಿ ಕಲ್ಪಿಸಿರುವ ಅವಕಾಶದಂತೆ, ಪದವಿ ಹೊಂದಿದ ಕಿರಿಯ ಇಂಜಿನಿಯರ್‌ಗಳು ಸಹಾಯಕ ಇಂಜಿನಿಯರ್ ಹುದ್ದೆಗೆ ವೃಂದ ಬದಲಾವಣೆಯ ಮುಖಾಂತರ ವರ್ಗಾವಣೆಯಾಗಿ ನೇಮಕಗೊಂಡ ತರುವಾಯ ಅವರುಗಳಿಗೆ ಸಹಾಯಕ ಇಂಜಿನಿಯರ್ ಹುದ್ದೆಯಿಂದ ಮುಂದಿನ ಹುದ್ದೆಯಾದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹುದ್ದೆಗೆ ಪದೋನ್ನತಿಗೆ ಪರಿಗಣಿಸುವ ಸಂದರ್ಭದಲ್ಲಿ ಅವರುಗಳು ಕಿರಿಯ ಇಂಜಿನಿಯರ್ ಹುದ್ದೆಯಲ್ಲಿ ಸಲ್ಲಿಸಿದ ಸೇವೆಯಲ್ಲಿ 1/3ನೇ ಭಾಗ ಗರಿಷ್ಠ 4 ವರ್ಷಗಳ ಸೇವೆಯನ್ನು ಸಹಾಯಕ ಇಂಜಿನಿಯರ್ ವೃಂದಕ್ಕೆ ಪರಿಗಣಿಸಿ ಸಹಾಯಕ ಇಂಜಿನಿಯರ್ ಹುದ್ದೆಯ ಜೇಷ್ಠತೆಯಲ್ಲಿ ಕಾಲ್ಪನಿಕವಾಗಿ ನಿಗದಿಪಡಿಸಲು ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ ಶ್ರೀ ವೆಂಕಟೇಶ ಮೂರ್ತಿ, ಸಹಾಯಕ ಇಂಜಿನಿಯರ್ ಇವರು ಈ ಹಿಂದೆ ಕಿರಿಯ ಇಂಜಿನಿಯರ್ ಹುದ್ದೆಯಲ್ಲಿ ದಿನಾಂಕ: 21-6-94 ರಿಂದ 31-1-98ರವರೆಗೆ ಸಲ್ಲಿಸಿದ 956 ದಿನಗಳ ಸೇವೆಯಲ್ಲಿ 1/3 ಭಾಗದ ಸೇವೆಯನ್ನು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವಿಭಾಗ-1 ವೃಂದಕ್ಕೆ ಪದೋನ್ನತಿಗೆ ಪರಿಗಣಿಸುವ ಸಲುವಾಗಿ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮದಲ್ಲಿ ಕಲ್ಪಿಸಿರುವ ಅವಕಾಶದಂತೆ ಸಹಾಯಕ ಇಂಜಿನಿಯರ್ ವೃಂದದ ಜೇಷ್ಠತಾ ಪಟ್ಟಿಯಲ್ಲಿ ದಿನಾಂಕ: 20-3-96ಕ್ಕೆ ಕಾಲ್ಪನಿಕವಾಗಿ ಪರಿಗಣಿಸಿ ಅಧಿಸೂಚನೆ ಸಂಖ್ಯೆ: ಲೋಇ:98:ಸೇಸಕಿ:08 ದಿನಾಂಕ: 15-11-2010ರ ಸಹಾಯಕ ಇಂಜಿನಿಯರ್ ವೃಂದದ ಅಂತಿಮ ಜೇಷ್ಠತಾ ಪಟ್ಟಿಯ ಕ್ರಮ ಸಂಖ್ಯೆ: 3509-A ರಲ್ಲಿ ಈ ಕೆಳಕಂಡಂತೆ ನಿಗದಿಪಡಿಸಿ ಸೇರ್ಪಡೆ ಮಾಡಬಹುದಾಗಿರುತ್ತದೆ.

Ranking No	Provision AE. GRD No.	Name of the Engineer	SC / ST	Date of Birth	Date of Entry into service	Date of Regular Appointment to the cadre	Remarks
1	2	3	4	5	6	7	8
3509-A	-	Venkatesh Murthy	-	05-06-62	21-06-94	31-01-1997 20-03-1996	DWR

\* He shall be entitled to count his seniority from the notional date, only for the purpose of consideration for promotion to the post of Assistant Executive Engineer (Division-1).

ಸದರಿ ಅಧಿಸೂಚನೆಯು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟವಾದ ದಿನಾಂಕದಿಂದ 15 ದಿವಸಗಳೊಳಗಾಗಿ ಭಾದಿರಾಗಬಹುದಾದ ನೌಕರರು/ಅಧಿಕಾರಿಗಳು ಅವರ ಆಕ್ಷೇಪಣೆ/ಮನವಿಗಳಿದ್ದಲ್ಲಿ ಸಮರ್ಥನೀಯ ದಾಖಲೆಗಳೊಂದಿಗೆ ಸರ್ಕಾರದ ಕಾರ್ಯದರ್ಶಿಗಳು, ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ, ವಿಕಾಸ ಸೌಧ, 3ನೇ ಮಹಡಿ, ಬೆಂಗಳೂರು-560001 ಇವರಿಗೆ ಸಲ್ಲಿಸಬಹುದಾಗಿದೆ. ನಿಗದಿತ ಅವಧಿಯ ನಂತರ ಸ್ವೀಕೃತವಾದ ಆಕ್ಷೇಪಣೆ / ಸಲಹೆ / ಮನವಿ ಗಳನ್ನು ಪರಿಗಣಿಸಲಾಗಿರುವುದಿಲ್ಲ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಎನ್.ಆರ್. ಮೋಹನ್‌ಕುಮಾರ್

ಸರ್ಕಾರದ ಅಧೀನ ಕಾರ್ಯದರ್ಶಿ,

ಲೋಕೋಪಯೋಗಿ ಬಂದರು ಮತ್ತು ಒಳನಾಡು

ಜಲಸಾರಿಗೆ ಇಲಾಖೆ (ಸೇವೆಗಳು-ಬಿ)

## ವಿಶೇಷ ಪತ್ರಿಕೆ

ಭಾಗ - III

ಬೆಂಗಳೂರು, ಬುಧವಾರ, ಡಿಸೆಂಬರ್ ೨೬, ೨೦೧೨ (ಪುಷ್ಯ ೫, ಶಕ ವರ್ಷ ೧೯೩೪)

ನಂ. ೧೧೨೭

### ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವಾಲಯ

#### ಅಧಿಸೂಚನೆ

**ಸಂಖ್ಯೆ: ಲೋಇ 249 ಸೇಸಕಿ 12, ಬೆಂಗಳೂರು, ದಿನಾಂಕ: 26-12-2012**

ಲೋಕೋಪಯೋಗಿ ಇಲಾಖೆ ಮತ್ತು ಜಲ ಸಂಪನ್ಮೂಲ ಇಲಾಖೆಯ ಸಹಾಯಕ ಇಂಜಿನಿಯರ್‌ಗಳ ವೃಂದದ ಜೇಷ್ಠತಾ ಪಟ್ಟಿಯನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ಲೋಇ:98:ಸೇಸಕಿ:08 ದಿನಾಂಕ: 15-11-2010ರಲ್ಲಿ ದಿನಾಂಕ: 1-1-1980 ರಿಂದ 31-12-2004 ರವರೆಗೆ ಇದ್ದಂತೆ ಪ್ರಕಟಿಸಲಾಗಿದ್ದು ಸದರಿ ಅಧಿಸೂಚನೆಯು ದಿನಾಂಕ: 22-11-2010ರ ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಗೊಂಡಿರುತ್ತದೆ.

ಮುಖ್ಯ ಇಂಜಿನಿಯರ್, ಸಂಪರ್ಕ ಮತ್ತು ಕಟ್ಟಡಗಳು (ದಕ್ಷಿಣ) ಬೆಂಗಳೂರು ಇವರು ದಿನಾಂಕ: 22-09-2012ರ ಪತ್ರದಲ್ಲಿ ಶ್ರೀ ಹೆಚ್.ಉಮಾಪತಿ, ಸಹಾಯಕ ಇಂಜಿನಿಯರ್, ಇವರು ದಿನಾಂಕ: 24-06-1983ರಲ್ಲಿ ದಿನಗೂಲಿ ಆಧಾರದ ಮೇಲೆ ಕಿರಿಯ ಇಂಜಿನಿಯರ್ ಹುದ್ದೆಯ ಕರ್ತವ್ಯಕ್ಕೆ ಸೇರಿದ್ದು ದಿನಾಂಕ: 24-6-1993ರಿಂದ ಅನ್ವಯವಾಗುವಂತೆ ಸೇವಾ ಸಕ್ರಮಾಂತಿಗೊಂಡು ದಿನಾಂಕ: 15-3-1995 ರಿಂದ ಮಂಜೂರಾದ ಕಿರಿಯ ಇಂಜಿನಿಯರ್ ಹುದ್ದೆಯಲ್ಲಿ ವರದಿ ಮಾಡಿಕೊಂಡು, ತದನಂತರ ದಿನಾಂಕ: 14-11-1996ರಲ್ಲಿ ಕಿರಿಯ ಇಂಜಿನಿಯರ್ ವೃಂದದಿಂದ ಸಹಾಯಕ ಇಂಜಿನಿಯರ್ ವೃಂದಕ್ಕೆ ವೃಂದ ಬದಲಾವಣೆ ಹೊಂದಿ ದಿನಾಂಕ:27-1-97 ರಿಂದ ಸಹಾಯಕ ಇಂಜಿನಿಯರ್ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದಾಗಿ ವರದಿ ಮಾಡಿರುತ್ತಾರೆ. ಮುಂದುವರೆದು ನಿಯಮಗಳಂತೆ ವೃಂದ ಬದಲಾವಣೆ ಹೊಂದಿದ ನೌಕರರು ಕಿರಿಯ ಇಂಜಿನಿಯರ್ ಹುದ್ದೆಯಲ್ಲಿ ಸಲ್ಲಿಸಿದ 1/3 ಭಾಗದಷ್ಟು ಸೇವೆಯನ್ನು ಸಹಾಯಕ ಇಂಜಿನಿಯರ್ ವೃಂದದ ಜೇಷ್ಠತೆಯಲ್ಲಿ ಪರಿಗಣಿಸಲು ಅವಕಾಶ ಕಲ್ಪಿಸಿರುವುದರಿಂದ ಸರ್ಕಾರದ ಅಧಿಸೂಚನೆ ಸಂಖ್ಯೆ: ಲೋಇ 98 ಸೇಸಕಿ 08 ದಿನಾಂಕ: 15-11-2010ರಲ್ಲಿ ಪ್ರಕಟಿಸಲಾಗಿರುವ ಸಹಾಯಕ ಇಂಜಿನಿಯರ್ ವೃಂದದ ಜೇಷ್ಠತಾ ಪಟ್ಟಿಯಲ್ಲಿ ಸದರಿಯವರ ಜೇಷ್ಠತೆಯನ್ನು ದಿನಾಂಕ: 14-6-96 ರಿಂದ ಪರಿಗಣಿಸುವಂತೆ ಕೋರಿರುತ್ತಾರೆ.

ಲೋಕೋಪಯೋಗಿ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಾವಳಿಯಲ್ಲಿ ಕಲ್ಪಿಸಿರುವ ಅವಕಾಶದಂತೆ, ಪದವಿ ಹೊಂದಿದ ಕಿರಿಯ ಇಂಜಿನಿಯರ್‌ಗಳು ಸಹಾಯಕ ಇಂಜಿನಿಯರ್ ಹುದ್ದೆಗೆ ವೃಂದ ಬದಲಾವಣೆಯ ಮುಖಾಂತರ ವರ್ಗಾವಣೆಯಾಗಿ ನೇಮಕಗೊಂಡ ತರುವಾಯ ಅವರುಗಳಿಗೆ ಸಹಾಯಕ ಇಂಜಿನಿಯರ್ ಹುದ್ದೆಯಿಂದ ಮುಂದಿನ ಹುದ್ದೆಯಾದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹುದ್ದೆಗೆ ಪದೋನ್ನತಿಗೆ ಪರಿಗಣಿಸುವ ಸಂದರ್ಭದಲ್ಲಿ ಅವರುಗಳು ಕಿರಿಯ ಇಂಜಿನಿಯರ್ ಹುದ್ದೆಯಲ್ಲಿ ಸಲ್ಲಿಸಿದ ಸೇವೆಯಲ್ಲಿ 1/3ನೇ ಭಾಗ ಗರಿಷ್ಠ 4 ವರ್ಷಗಳ ಸೇವೆಯನ್ನು ಸಹಾಯಕ ಇಂಜಿನಿಯರ್ ವೃಂದಕ್ಕೆ ಪರಿಗಣಿಸಿ ಸಹಾಯಕ ಇಂಜಿನಿಯರ್ ಹುದ್ದೆಯ ಜೇಷ್ಠತೆಯಲ್ಲಿ ಕಾಲ್ಪನಿಕವಾಗಿ ನಿಗದಿಪಡಿಸಲು ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ ಶ್ರೀ ಹೆಚ್.ಉಮಾಪತಿ, ಸಹಾಯಕ ಇಂಜಿನಿಯರ್ ಇವರು ಈ ಹಿಂದೆ ಕಿರಿಯ ಇಂಜಿನಿಯರ್ ಹುದ್ದೆಯಲ್ಲಿ ದಿನಾಂಕ: 15-3-95 ರಿಂದ 27-1-97ರವರೆಗೆ ಸಲ್ಲಿಸಿದ 1/3 ಭಾಗದ 227 ದಿನಗಳ ಸೇವೆಯನ್ನು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವಿಭಾಗ-1 ವೃಂದಕ್ಕೆ ಪದೋನ್ನತಿಗೆ ಪರಿಗಣಿಸುವ ಸಲುವಾಗಿ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮದಲ್ಲಿ ಕಲ್ಪಿಸಿರುವ ಅವಕಾಶದಂತೆ ಸಹಾಯಕ ಇಂಜಿನಿಯರ್ ವೃಂದದ ಜೇಷ್ಠತಾ ಪಟ್ಟಿಯಲ್ಲಿ ದಿನಾಂಕ: 14-6-96ಕ್ಕೆ ಕಾಲ್ಪನಿಕವಾಗಿ ಪರಿಗಣಿಸಿ ಅಧಿಸೂಚನೆ ಸಂಖ್ಯೆ: ಲೋಇ:98:ಸೇಸಕಿ:08 ದಿನಾಂಕ: 15-11-2010ರ ಸಹಾಯಕ ಇಂಜಿನಿಯರ್ ವೃಂದದ ಅಂತಿಮ ಜೇಷ್ಠತಾ ಪಟ್ಟಿಯ ಕ್ರಮ ಸಂಖ್ಯೆ: 3524-A ರಲ್ಲಿ ಈ ಕೆಳಕಂಡಂತೆ ನಿಗದಿಪಡಿಸಿ ಸೇರ್ಪಡೆ ಮಾಡಬಹುದಾಗಿರುತ್ತದೆ.

Ranking No	Provision AE. GRD No.	Name of the Engineer	SC / ST	Date of Birth	Date of Entry into service	Date of Regular Appointment to the cadre	Remarks
1	2	3	4	5	6	7	8
3524-A	-	H. Umapathi	-	01-07-63	15-06-95	27-01-1997 14-06-1996	DWR

\* He shall be entitled to count his seniority from the notional date, only for the purpose of consideration for promotion to the post of Assistant Executive Engineer (Division-1).

ಸದರಿ ಅಧಿಸೂಚನೆಯು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟವಾದ ದಿನಾಂಕದಿಂದ 15 ದಿವಸಗಳೊಳಗಾಗಿ ಭಾದಿರಾಗಬಹುದಾದ ನೌಕರರು / ಅಧಿಕಾರಿಗಳು ಅವರ ಆಕ್ಷೇಪಣೆ / ಮನವಿಗಳಿದ್ದಲ್ಲಿ ಸಮರ್ಥನೀಯ ದಾಖಲೆ ಗಳೊಂದಿಗೆ ಸರ್ಕಾರದ ಕಾರ್ಯದರ್ಶಿಗಳು, ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ, ವಿಶಾಸ ಸೌಧ, 3ನೇ ಮಹಡಿ, ಬೆಂಗಳೂರು-560001 ಇವರಿಗೆ ಸಲ್ಲಿಸಬಹುದಾಗಿದೆ. ನಿಗದಿತ ಅವಧಿಯ ನಂತರ ಸ್ವೀಕೃತವಾದ ಆಕ್ಷೇಪಣೆ / ಸಲಹೆ / ಮನವಿ ಗಳನ್ನು ಪರಿಗಣಿಸಲಾಗಿರುವುದಿಲ್ಲ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಎನ್.ಆರ್. ಮೋಹನ್‌ಕುಮಾರ್

ಸರ್ಕಾರದ ಅಧೀನ ಕಾರ್ಯದರ್ಶಿ,

ಲೋಕೋಪಯೋಗಿ ಬಂದರು ಮತ್ತು ಒಳನಾಡು  
ಜಲಸಾರಿಗೆ ಇಲಾಖೆ (ಸೇವೆಗಳು-ಬಿ)

## ವಿಶೇಷ ಪತ್ರಿಕೆ

ಭಾಗ - IV-A

ಬೆಂಗಳೂರು, ಗುರುವಾರ, ಡಿಸೆಂಬರ್ ೨೭, ೨೦೧೨ (ಮುಷ್ಯ ೬, ಶಕ ವರ್ಷ ೧೯೩೪)

ನಂ. ೧೧೨೮

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಸಿಆಸುಇ 46 ಸೇಅನೇ 2012, ಬೆಂಗಳೂರು, ದಿನಾಂಕ: 27.12.2012

ಕರ್ನಾಟಕ ರಾಜ್ಯ ನಾಗರಿಕ ಸೇವಾ ಅಧಿನಿಯಮ 1978 (1990ರ ಕರ್ನಾಟಕ ಅಧಿನಿಯಮ 14)ರ 8ನೇ ಪ್ರಕರಣದೊಂದಿಗೆ ಓದಲಾದ, 3ನೇ ಪ್ರಕರಣದ (1)ನೇ ಉಪ ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಕರ್ನಾಟಕ ಸಿವಿಲ್ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು, 1996ನ್ನು ಮತ್ತಷ್ಟು ತಿದ್ದುಪಡಿ ಮಾಡುವ ಉದ್ದೇಶದಿಂದ ಈ ಮುಂದಿನ ನಿಯಮಗಳ ಕರಡನ್ನು ಸದರಿ ಅಧಿನಿಯಮದ 3ನೇ ಪ್ರಕರಣದ (2)ನೇ ಉಪ ಪ್ರಕರಣದ (ಎ) ಖಂಡದ ಮೂಲಕ ಅಗತ್ಯ ಪಡಿಸಲಾದಂತೆ, ಅದರಿಂದ ಬಾಧಿತರಾಗಬಹುದಾದ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ ಮತ್ತು ಸದರಿ ಕರಡನ್ನು ಅದು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟವಾದ ದಿನಾಂಕದಿಂದ 15 ದಿನಗಳ ತರುವಾಯ ಪರಿಗಣನೆಗೆ ತೆಗೆದುಕೊಳ್ಳಲಾಗುವುದೆಂದು ಈ ಮೂಲಕ ತಿಳಿಸಲಾಗಿದೆ.

ಸದರಿ ಕರಡಿಗೆ ಸಂಬಂಧಿಸಿದಂತೆ, ಮೇಲೆ ನಿಗದಿಪಡಿಸಿದ ಅವಧಿಯು ಮುಕ್ತಾಯಗೊಳ್ಳುವುದಕ್ಕೆ ಮೊದಲು ಯಾರೇ ವ್ಯಕ್ತಿಯಿಂದ ಸ್ವೀಕರಿಸಬಹುದಾದ ಯಾವುದೇ ಆಕ್ಷೇಪಣೆ ಮತ್ತು ಸಲಹೆಯನ್ನು ರಾಜ್ಯ ಸರ್ಕಾರವು ಪರಿಗಣಿಸುವುದು. ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಸರ್ಕಾರದ ಪ್ರಧಾನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ವಿಧಾನಸೌಧ, ಬೆಂಗಳೂರು-560001 ಇವರಿಗೆ ಸಲ್ಲಿಸಬಹುದು.

ಕರಡು ನಿಯಮಗಳು

1. ಶೀರ್ಷಿಕೆ ಮತ್ತು ಪ್ರಾರಂಭ :-(1) ಈ ನಿಯಮಗಳನ್ನು ಕರ್ನಾಟಕ ಸಿವಿಲ್ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) (ತಿದ್ದುಪಡಿ) ನಿಯಮಗಳು, 2012 ಎಂದು ಕರೆಯತಕ್ಕದ್ದು.

(2) ಈ ನಿಯಮಗಳು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟವಾದ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

2. ನಿಯಮ 3ಎ ಗೆ ತಿದ್ದುಪಡಿ:- ಕರ್ನಾಟಕ ಸಿವಿಲ್ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು 1996ರ ನಿಯಮ 3ಎರಲ್ಲಿ-

(i) ಉಪ ನಿಯಮ (1)ರಲ್ಲಿ “ವೈದ್ಯಕೀಯ ಕಾರಣಗಳ ಮೇಲೆ ನಿವೃತ್ತಿ ಹೊಂದಿದ ಸರ್ಕಾರಿ ನೌಕರ” ಎಂಬ ಪದಗಳ ನಂತರ “ಕರ್ನಾಟಕ ನಾಗರಿಕ ಸೇವಾ ನಿಯಮಗಳ ನಿಯಮ 273ರ ಆಸ್ಪದಗಳನ್ವಯ ಅಥವಾ ಕರ್ನಾಟಕ ಸಿವಿಲ್ ಸೇವಾ (ಅಸಾಧಾರಣಾ ಪಿಂಚಣಿ) ನಿಯಮಗಳು, 2003ರಡಿಯಲ್ಲಿ ಪಿಂಚಣಿ ಪಡೆಯಲು ಅರ್ಹರಿರುವ” ಎಂಬ ಪದಗಳು ಹಾಗೂ ಅಂಕಿಗಳನ್ನು ಸೇರಿಸತಕ್ಕದ್ದು.

(ii) ವಿವರಣೆ ಅಡಿಯಲ್ಲಿನ ಖಂಡ (1)ರಲ್ಲಿ “ಕರ್ನಾಟಕ ನಾಗರಿಕ ಸೇವಾ ನಿಯಮಗಳನ್ವಯ” ಎಂಬ ಪದಗಳ ಬದಲಾಗಿ “ಕರ್ನಾಟಕ ನಾಗರಿಕ ಸೇವಾ ನಿಯಮಗಳ ನಿಯಮ 273ರ ಆಸ್ಪದಗಳನ್ವಯ ಅಥವಾ ಕರ್ನಾಟಕ ಸಿವಿಲ್ ಸೇವಾ (ಅಸಾಧಾರಣಾ ಪಿಂಚಣಿ) ನಿಯಮಗಳು, 2003ರಡಿಯಲ್ಲಿ ಪಿಂಚಣಿ ಪಡೆಯಲು ಅರ್ಹರಿರುವ ” ಎಂಬ ಪದಗಳನ್ನು ಪ್ರತಿಸ್ಥಾಪಿಸತಕ್ಕದ್ದು.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಡಾ: ಮಂಗಳಾ ಜಿ.ಎಸ್.

ಸರ್ಕಾರದ ಅಧೀನ ಕಾರ್ಯದರ್ಶಿ

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಸೇವಾ ನಿಯಮಗಳು-1)

**PERSONNEL & ADMINISTRATIVE REFORMS SECRETARIAT**

**NOTIFICATION**

**No. DPAR 46 SCA 2012, Bangalore, Dated; 27.12.2012**

The draft of the following rules further to amend the Karnataka Civil Services (Appointment on Compassionate Grounds) Rules, 1996, which the Government of Karnataka proposes to make in exercise of the powers conferred by sub-section (1) of section 3 read with section 8 of the Karnataka State Civil Services Act, 1978 (Karnataka Act 14 of 1990) is hereby published as required by clause (a) of sub-section(2) of section 3 of the said Act, for the information of persons likely to be affected thereby and notice is hereby given that the said draft will be taken into consideration after fifteen days from the date of its publication in the Official Gazette.

Any objection or suggestion which may be received by the State Government from any person with respect to the said draft before the expiry of the period specified above will be considered by the State Government. Objections or

suggestions may be addressed to the Principal Secretary to Government, Department of Personnel and Administrative Reforms, Vidhana Soudha, Bangalore - 560 001.

### **DRAFT RULES**

**1. Title and commencement:-** (1) These rules may be called the Karnataka Civil Services (Appointment on Compassionate Grounds), (Amendment) Rules, 2012.

(2) They shall come into force from the date of their publication in the Official Gazette.

**2. Amendment of Rule 3A :-** In the Karnataka Civil Services (Appointment on Compassionate Grounds) Rules, 1996, in rule 3A,-

(i) in sub-rule(1), after the words "Government servant retired on medical grounds" the words and figures "in accordance with the provisions of rule 273 of the Karnataka Civil Services Rules or eligible to get pension under the Karnataka Civil Services (Extraordinary Pension) Rules, 2003" shall be inserted.

(ii) in clause (I) of Explanation, for the words "The Karnataka Civil Services Rules" the words "rule 273 of the Karnataka Civil Services Rules or eligible to get pension under the Karnataka Civil Services (Extraordinary Pension) Rules, 2003" shall be substituted.

By Order and in the name of the Governor of Karnataka,

**Dr. MANGALA G.S.**

Under Secretary to Government,  
Department of Personnel & Administrative  
Reforms (Service Rules-1)

### **ವಿಶೇಷ ಪತ್ರಿಕೆ**

ಭಾಗ - IV-A	ಬೆಂಗಳೂರು, ಶನಿವಾರ, ಡಿಸೆಂಬರ್ ೨೯, ೨೦೧೨ (ಪುಷ್ಯ ೮, ಶಕ ವರ್ಷ ೧೯೩೪)	ನಂ. ೧೧೨೯
------------	---	----------

### **URBAN DEVELOPMENT SECRETARIAT**

#### **NOTIFICATION**

**No. UDD/69/MLR/2010, Bangalore, Dated: 29.12.2012**

The draft of the notification which the His Excellency the Governor of Karnataka proposes to make in exercise of the powers conferred by section 364A of the Karnataka Municipalities Act, 1964 (Karnataka Act 22 of 1964) and in consultation with the concerned Local Authorities, is hereby published as required by clause (ii) of the proviso to sub-section (2) of the said section, for the information of all persons likely to be affected thereby and notice is hereby given that the said draft will be taken into consideration after thirty days from the date of its publication in the official Gazette.

Any objection or suggestion, which may be received by the State Government from any person with respect to the said draft before the expiry of the period specified above will be considered by the State Government. Objections and suggestions may be addressed to the Secretary to Government, Urban Development Department, Vikasa Soudha, Bangalore-560 001.

#### **Draft Notification**

#### **Jurisdiction of e-City Industrial Township Authority**

In exercise of the powers conferred by section 364A of the Karnataka Municipalities Act, 1964 (Karnataka Act 22 of 1964) and in consultation with the concerned Local Authorities, His Excellency the Governor of Karnataka hereby specify that the area consisting of Electronic City Phase I, II and III with an extent of 903 Acres 11 guntas, occupied by 163 industries as shown in the map enclosed herewith, consisting of areas as given in schedule - 'A' with and proposed boundaries/running boundary description as given in schedule-'B' as "Electronic City Industrial Township Authority".

By order and in the name of the Governor of Karnataka

**K.V. Ramappa**

Under Secretary to Government  
Urban Development Department



**UDD/69/MLR/2010 Dated:29-12-2012**

**SCHEDULE "A"**

**Areas of the Proposed e-City Industrial Township**

<b>Sl. No.</b>	<b>Name of the village</b>	<b>Survey Numbers</b>
1	Dodda Thoguru	39 to 40, 41 Part, 42 to 46, 53 Part, 54, 57, 58, 59 Part, 60 to 62, 63 Part, 64 to 74, 75 Part, 76 Part, 77 to 78, 82 to 83, 84 Part, 85 Part, 155, 157 to 161 & 167
2	Konappana Agrahara	1 Part, 2 Part, 3 to 20, 21 Part, 22 Part, 23 Part, 25, 26, 28, 36 Part, 37, 38 Part, 39 Part, 40, 41, 42 Part, 43, 44 Part, 45, 46, 47 Part, 90 Part, 91 Part, 92, 93, 96 & 97
3	Veerasandra	91, 92 Part, 93 to 95

**SCHEDULE - B**


**PROPOSED BOUNDARIES of e -City INDUSTRIAL TOWNSHIP**

<b>Boundary</b>	<b>Name of the Village</b>	<b>Survey Numbers</b>
EAST	Konappana Agrahara	46, 45, 42 Part & 41
SOUTH	Konappana Agrahara	40, 39 Part, 38 Part, 22, 21, 20 & 18
	Veerasandra	95, 94, 93, 92 Part & 91
	Dodda Thoguru	67, 68, 155, 70, 84 Part & 85 Part
WEST	Dodda Thoguru	83, 82, 78, 54, 53 Part, 57, 58, 59, 46 & 41 Part
NORTH	Dodda Thoguru	39
	Konappana Agrahara	92, 90 Part, 93, 7, 6, 2 Part, 1 Part, 28, 26, 25, 23, 36 Part, 37, 44 Part & 47 Part

**K.V. Ramappa**  
Under Secretary to Government  
Urban Development Department

# ELECTRONICS CITY - BANGALORE

DESIGNED BY INTEGRA SYSTEMS & SERVICES  
FOR ELECTRONICS CITY INDUSTRIES' ASSOCIATION



## ವಿಶೇಷ ಪತ್ರಿಕೆ

<b>ಭಾಗ - II</b>	<b>ಬೆಂಗಳೂರು, ಶನಿವಾರ, ಡಿಸೆಂಬರ್ ೨೯, ೨೦೧೨ (ಪುಷ್ಯ ೮, ಶಕ ವರ್ಷ ೧೯೩೪)</b>	<b>ನಂ. ೧೧೩೦</b>
-----------------	--	-----------------

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಸಿಆಸುಇ 79 ಸೇಲೋಸೇ 2012, ಬೆಂಗಳೂರು, ದಿನಾಂಕ: 28.12.2012

ಕರ್ನಾಟಕ ರಾಜ್ಯಪಾಲನಾದ ನಾನು, ಹೆಚ್.ಆರ್.ಭಾರದ್ವಾಜ್, ಭಾರತ ಸಂವಿಧಾನದ ಅನುಚ್ಛೇದ 316ರ ಖಂಡ (1)ರಲ್ಲಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಡಾ. ಹೆಚ್.ಡಿ. ಪಾಟೀಲ್ ರವರನ್ನು ದಿನಾಂಕ: 02.11.2012 ರಂದು ನಿವೃತ್ತಿ ಹೊಂದಿದ ಡಾ. ನಾಗರಾಜ ಇವರ ಸ್ಥಾನದಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರನ್ನಾಗಿ ನೇಮಿಸಿರುತ್ತೇನೆ.

ಹೆಚ್.ಆರ್. ಭಾರದ್ವಾಜ್  
ಕರ್ನಾಟಕದ ರಾಜ್ಯಪಾಲರು

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ.

ಡಾ: ಮಂಗಳ ಜಿ.ಎಸ್  
ಸರ್ಕಾರದ ಅಧೀನ ಕಾರ್ಯದರ್ಶಿ  
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ,  
(ಸೇವಾ ನಿಯಮಗಳು - 1).

### PERSONNEL AND ADMINISTRATIVE REFORMS SECRETARIAT

#### NOTIFICATION

**No. DPAR 79 SSC 2012, Bangalore, Dated: 28.12.2012**

In exercise of the powers conferred by clause (1) of Article 316 of the Constitution of India. I, H.R. Bhardwaj, Governor of Karnataka hereby appoint Dr. H.D. Patil as Member, Karnataka Public Service Commission in place of Dr. Nagaraja, retired on 2.11.2012.

**H.R. BHARDWAJ**  
GOVERNOR OF KARNATAKA

By Order and in the name of the Governor of Karnataka,

**Dr. Mangala G.S**  
Under Secretary to Government  
Department of Personnel and Administrative Reforms  
(Service Rules - 1)

## ವಿಶೇಷ ಪತ್ರಿಕೆ

<b>ಭಾಗ - III</b>	<b>ಬೆಂಗಳೂರು, ಶುಕ್ರವಾರ, ಡಿಸೆಂಬರ್ ೨೧, ೨೦೧೨ (ಮಾರ್ಗಶಿರ ೩೦, ಶಕ ವರ್ಷ ೧೯೩೪)</b>	<b>ನಂ. ೧೧೨೧</b>
------------------	--	-----------------

ವಾಣಿಜ್ಯ ಮತ್ತು ಕೈಗಾರಿಕೆ ಸಚಿವಾಲಯ

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಕಾಯ್ದೆ 1966ರ ಕಲಂ 3(1)ರಡಿ ಅಧಿಸೂಚನೆ

ಸಂಖ್ಯೆ: ಸಿಐ 554 ಎಸ್‌ಪಿಕ್ಯೂ 2012, ಬೆಂಗಳೂರು, ದಿನಾಂಕ: 20.12.2012

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಕಾಯ್ದೆ 1966ರ (ಕರ್ನಾಟಕ ಕಾಯ್ದೆ 18) ವಿಧಿ 3(1) ರಂತೆ ದತ್ತವಾದ ಅಧಿಕಾರದ ಮೇರೆಗೆ ಕರ್ನಾಟಕ ಸರ್ಕಾರವು ಈ ಕೆಳಕಂಡ ಷೆಡ್ಯೂಲ್‌ನಲ್ಲಿ ಕಾಲಂ 2ರಲ್ಲಿ ನಮೂದಿಸಿರುವ ಮಂಡ್ಯ ಜಿಲ್ಲೆ, ಶ್ರೀರಂಗಪಟ್ಟಣ ತಾಲ್ಲೂಕು, ಬೆಳಗೊಳ ಹೋಬಳಿ, ಹೊಂಗಹಳ್ಳಿ ಗ್ರಾಮದ ಸರ್ವೆ ನಂಬರ್‌ನಲ್ಲಿ ಈ ಕೆಳಕಂಡ ಪಟ್ಟಿಯಲ್ಲಿನ ಕಾಲಂ 6ರಲ್ಲಿ ತೋರಿಸಿರುವ ಚಕ್ಕುಬಂದಿಯುಳ್ಳ ಕಾಲಂ 3ರಿಂದ 5ರಲ್ಲಿ ನಮೂದಿಸಿರುವ ವಿಸ್ತೀರ್ಣದ ಜಮೀನುಗಳನ್ನು ಕೈಗಾರಿಕಾ ಪ್ರದೇಶವೆಂದು ಈ ಮೂಲಕ ಘೋಷಿಸಿದೆ.

ಗ್ರಾಮ : ಹೊಂಗಹಳ್ಳಿ

ಹೋಬಳಿ : ಬೆಳಗೊಳ

ತಾಲ್ಲೂಕು : ಶ್ರೀರಂಗಪಟ್ಟಣ

ಜಿಲ್ಲೆ : ಮಂಡ್ಯ

ಕ್ರ. ಸಂ.	ಸರ್ವೆ ನಂ.	ಅಂದಾಜು ವಿಸ್ತೀರ್ಣ			ಚಕ್ಕುಬಂದಿ			
		ಐನು ಎ-ಗು	ಖರಾಬು ಎ-ಗು	ಬಾಕಿ ಎ-ಗು	ಪೂರ್ವ	ಪಶ್ಚಿಮ	ಉತ್ತರ	ದಕ್ಷಿಣ
1	2	3	4	5	6			
1.	110/4	0-04	- - -	0-04	ಕಾವೇರಿ ನದಿ	ಉಳಿಕೆ	ಕಾವೇರಿ ನದಿ	111/1, 4
2.	111/1	0-00¾	- - -	0-00¾	111/4	ಉಳಿಕೆ	110/4	ಉಳಿಕೆ
3.	111/4	0-08	- - -	0-08	ಉಳಿಕೆ	111/1	ಉಳಿಕೆ	111/2, 5
4.	111/5	0-04½	- - -	0-04½	ಕಾವೇರಿ ನದಿ	ಉಳಿಕೆ	111/4	111/6
5.	111/6	0-02½	- - -	0-02½	ಕಾವೇರಿ ನದಿ	ಉಳಿಕೆ	111/5	112
6.	113/1	0-17	- - -	0-17	ಬಲಮುರಿ ಗಡಿ	113/2	ಕಾವೇರಿ ನದಿ	113/1, 2
7.	113/2	0-07½	- - -	0-07½	111/3	112	ಕಾವೇರಿ ನದಿ	113
8.	128	0-05¾	- - -	0-05¾	ಗಡಿ	ಉಳಿಕೆ	113/1	ನಾಲಾ
9.	- - -	0-01¾	0-01¾	- - -	ಬಲಮುರಿ ಗಡಿ	ನಾಲಾ	123	129
10.	129	0-03	- - -	0-03	ಗಡಿ	ಉಳಿಕೆ 129	ನಾಲಾ	ನಾಲಾ
11.	- - -	0-09	0-09	- - -	ಗಡಿ	130	ನಾಲಾ 129	ನಾಲಾ
12.	130	0-19	- - -	0-19	ನಾಲಾ ಗಡಿ	ಉಳಿಕೆ	ನಾಲಾ	131 ಗಡಿ
13.	132	0-05	- - -	0-05	130, 131	ಉಳಿಕೆ	ಉಳಿಕೆ	142
14.	142	0-15	- - -	0-15	131	ಉಳಿಕೆ	132	143
15.	143	0-05	- - -	0-05	ಉಳಿಕೆ	ಉಳಿಕೆ	142	ಉಳಿಕೆ
ಒಟ್ಟು		2-27¾	0-10¾	2-17				

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಎ.ಪಿ. ರಾಮಕೃಷ್ಣ  
ಸರ್ಕಾರದ ಅಧೀನ ಕಾರ್ಯದರ್ಶಿ (ಕೈ.ಅ),  
ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಕಾಯ್ದೆ 1966ರ ಕಲಂ 1(3)ರಡಿ ಅಧಿಸೂಚನೆ

ಸಂಖ್ಯೆ: ಸಿಐ 554 ಎಸ್‌ಪಿಕ್ಯೂ 2012, ಬೆಂಗಳೂರು, ದಿನಾಂಕ: 20.12.2012

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಕಾಯ್ದೆ 1966ರ (ಕರ್ನಾಟಕ ಕಾಯ್ದೆ 18) ವಿಧಿ 1(3) ರಂತೆ ದತ್ತವಾದ ಅಧಿಕಾರದ ಮೇರೆಗೆ ಕರ್ನಾಟಕ ಸರ್ಕಾರವು ಈ ಕೆಳಕಂಡ ಷೆಡ್ಯೂಲ್‌ನಲ್ಲಿ ಕಾಲಂ 2ರಲ್ಲಿ ನಮೂದಿಸಿರುವ ಮಂಡ್ಯ ಜಿಲ್ಲೆ, ಶ್ರೀರಂಗಪಟ್ಟಣ ತಾಲ್ಲೂಕು, ಬೆಳಗೊಳ ಹೋಬಳಿ, ಹೊಂಗಹಳ್ಳಿ ಗ್ರಾಮದ ಸರ್ವೆ ನಂಬರ್‌ನಲ್ಲಿ ಈ ಕೆಳಕಂಡ ಪಟ್ಟಿಯಲ್ಲಿನ ಕಾಲಂ 6ರಲ್ಲಿ ತೋರಿಸಿರುವ ಚಕ್ಕುಬಂದಿಯುಳ್ಳ ಕಾಲಂ 3ರಿಂದ 5ರಲ್ಲಿ ನಮೂದಿಸಿರುವ ವಿಸ್ತೀರ್ಣದ ಜಮೀನುಗಳಿಗೆ ಮೇಲ್ಕಂಡ ಕಾಯ್ದೆಯ ಅಧ್ಯಾಯ 7(ಎ)ರನ್ವಯ ಕೈಗಾರಿಕಾ ಪ್ರದೇಶವೆಂದು ಈ ಅಧಿಸೂಚನೆಯು ಪ್ರಚುರಗೊಂಡ ದಿನಾಂಕದಿಂದ ಅನ್ವಯವಾಗುವಂತೆ ಘೋಷಿಸಿದೆ.

ಗ್ರಾಮ : ಹೊಂಗಹಳ್ಳಿ

ಹೋಬಳಿ : ಬೆಳಗೊಳ

ತಾಲ್ಲೂಕು : ಶ್ರೀರಂಗಪಟ್ಟಣ

ಜಿಲ್ಲೆ : ಮಂಡ್ಯ

ಕ್ರ. ಸಂ.	ಸರ್ವೆ ನಂ.	ಅಂದಾಜು ವಿಸ್ತೀರ್ಣ			ಚಕ್ಕುಬಂದಿ			
		ಐನು ಎ-ಗು	ಖರಾಬು ಎ-ಗು	ಬಾಕಿ ಎ-ಗು	ಪೂರ್ವ	ಪಶ್ಚಿಮ	ಉತ್ತರ	ದಕ್ಷಿಣ
1	2	3	4	5	6			
1.	110/4	0-04	- - -	0-04	ಕಾವೇರಿ ನದಿ	ಉಳಿಕೆ	ಕಾವೇರಿ ನದಿ	111/1, 4
2.	111/1	0-00 <sup>3</sup> / <sub>4</sub>	- - -	0-00 <sup>3</sup> / <sub>4</sub>	111/4	ಉಳಿಕೆ	110/4	ಉಳಿಕೆ
3.	111/4	0-08	- - -	0-08	ಉಳಿಕೆ	111/1	ಉಳಿಕೆ	111/2, 5
4.	111/5	0-04 <sup>1</sup> / <sub>2</sub>	- - -	0-04 <sup>1</sup> / <sub>2</sub>	ಕಾವೇರಿ ನದಿ	ಉಳಿಕೆ	111/4	111/6
5.	111/6	0-02 <sup>1</sup> / <sub>2</sub>	- - -	0-02 <sup>1</sup> / <sub>2</sub>	ಕಾವೇರಿ ನದಿ	ಉಳಿಕೆ	111/5	112
6.	113/1	0-17	- - -	0-17	ಬಲಮುರಿ ಗಡಿ	113/2	ಕಾವೇರಿ ನದಿ	113/1, 2
7.	113/2	0-07 <sup>1</sup> / <sub>2</sub>	- - -	0-07 <sup>1</sup> / <sub>2</sub>	111/3	112	ಕಾವೇರಿ ನದಿ	113
8.	128	0-05 <sup>3</sup> / <sub>4</sub>	- - -	0-05 <sup>3</sup> / <sub>4</sub>	ಗಡಿ	ಉಳಿಕೆ	113/1	ನಾಲಾ
9.	- - -	0-01 <sup>3</sup> / <sub>4</sub>	0-01 <sup>3</sup> / <sub>4</sub>	- - -	ಬಲಮುರಿ ಗಡಿ	ನಾಲಾ	123	129
10.	129	0-03	- - -	0-03	ಗಡಿ	ಉಳಿಕೆ 129	ನಾಲಾ	ನಾಲಾ
11.	- - -	0-09	0-09	- - -	ಗಡಿ	130	ನಾಲಾ 129	ನಾಲಾ
12.	130	0-19	- - -	0-19	ನಾಲಾ ಗಡಿ	ಉಳಿಕೆ	ನಾಲಾ	131 ಗಡಿ
13.	132	0-05	- - -	0-05	130, 131	ಉಳಿಕೆ	ಉಳಿಕೆ	142
14.	142	0-15	- - -	0-15	131	ಉಳಿಕೆ	132	143
15.	143	0-05	- - -	0-05	ಉಳಿಕೆ	ಉಳಿಕೆ	142	ಉಳಿಕೆ
ಒಟ್ಟು		2-27 <sup>3</sup> / <sub>4</sub>	0-10 <sup>3</sup> / <sub>4</sub>	2-17				

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಎ.ಪಿ. ರಾಮಕೃಷ್ಣ  
 ಸರ್ಕಾರದ ಅಧೀನ ಕಾರ್ಯದರ್ಶಿ (ಕೈ.ಅ),  
 ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ

**ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಕಾಯ್ದೆ 1966ರ ಕಲಂ 28(1)ರಡಿ ಅಧಿಸೂಚನೆ**

**ಸಂಖ್ಯೆ: ಸಿಐ 554 ಎಸ್‌ಪಿಕ್ಯೂ 2012, ಬೆಂಗಳೂರು, ದಿನಾಂಕ: 20.12.2012**

ಈ ಕೆಳಕಂಡ ಷೆಡ್ಯೂಲ್‌ನಲ್ಲಿ ನಮೂದಿಸಿರುವ ಜಮೀನುಗಳು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಗೆ ಹೆಬ್ಬಾಳು 2ನೇ ಹಂತದ ಕೈಗಾರಿಕಾ ಪ್ರದೇಶಕ್ಕೆ ನೀರು ಸರಬರಾಜು ಮಾಡುವ ಯೋಜನೆಗೋಸ್ಕರ ಎಡಮುರಿ ಹತ್ತಿರ ಕಾವೇರಿ ನದಿ ಪಾತ್ರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಜಾಕ್‌ವೆಲ್‌ನಿಂದ ಮಜ್ಜಿಗೆಮರದವರೆಗೆ ನೀರು ಸರಬರಾಜು ಕೊಳವೆ ಮಾರ್ಗವನ್ನು ಅಳವಡಿಸಲು ಬೇಕಾಗಿದೆ ಎಂಬುದಾಗಿ ಕರ್ನಾಟಕ ಸರ್ಕಾರವು ಅಭಿಪ್ರಾಯಪಟ್ಟಿದೆ.

1966ರ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಕಾಯ್ದೆಯ ವಿಧಿ 28(1)ರ (1966ರ 18ನೇ ನಂ. ಕಾಯ್ದೆಯ) ಪ್ರಕಾರ ದತ್ತವಾದ ಅಧಿಕಾರದ ಮೇರೆಗೆ ಸದರಿ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳುವ ಉದ್ದೇಶದಿಂದ ಈ ನೋಟೀಸು ಪ್ರಕಟಿಸಲಾಗಿದೆ.

ಮೇಲ್ಕಂಡ ಕಾಯ್ದೆಯ ವಿಧಿ 35ರ ಮೇರೆಗೆ ಕೆಲಸ ನಿರ್ವಹಿಸಲು ಈ ಜಮೀನುಗಳಿಗೆ ಪ್ರವೇಶಿಸುವ ಯಾವುದೇ ವ್ಯಕ್ತಿಯನ್ನು ತಡೆಯುವುದಾಗಲೀ ಅಥವಾ ಅಡ್ಡಿಪಡಿಸುವುದಾಗಲೀ ಮಾಡಕೂಡದೆಂದು ಈ ಜಮೀನುಗಳಲ್ಲಿ ಆಸಕ್ತಿ ಹೊಂದಿರುವ ಎಲ್ಲಾ ವ್ಯಕ್ತಿಗಳಿಗೂ ಈ ಮೂಲಕ ಎಚ್ಚರಿಸಲಾಗಿದೆ.

ಈ ಅಧಿಸೂಚನೆ ಪ್ರಕಟಣೆಯಾದ ದಿನಾಂಕದ ನಂತರ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಮೈಸೂರು ವಿಭಾಗೀಯ ವಿಶೇಷ ಭೂಸ್ವಾಧೀನಾಧಿಕಾರಿಯವರ ಅನುಮತಿ ಇಲ್ಲದೇ ಸದರಿ ಜಮೀನನ್ನು ಒಪ್ಪಂದ ಕ್ರಯ, ಭೋಗ್ಯ, ಗುತ್ತಿಗೆ, ಅದಲು-ಬದಲು, ಅಥವಾ ಮತ್ತಾವುದೇ ರೀತಿಯಲ್ಲಿ ವಿಲೇವಾರಿ ಮಾಡುವಂತಿಲ್ಲ ಮತ್ತು ಕಟ್ಟಡಗಳ ನಿರ್ಮಾಣ ಅಥವಾ ಮತ್ತಿತರ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಕೂಡದು. ಹಾಗೆ ಮಾಡಿದ್ದಲ್ಲಿ 1894ರ ಭೂಸ್ವಾಧೀನ ಕಾಯ್ದೆಯ ಕಲಂ 24ರ (ನಿಯಮ 7)ರ ಅನ್ವಯ (1894ರ ಕೇಂದ್ರ ಕಾಯ್ದೆ 1) 1961ರ ಕರ್ನಾಟಕ ಕಾಯ್ದೆ 17ರಲ್ಲಿ ತಿದ್ದುಪಡಿಯಾದಂತೆ ಮತ್ತು 1966ರ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಅಧಿನಿಯಮದ ವಿಧಿ 30ರ ಅನ್ವಯ ಅಂತಿಮವಾಗಿ ಜಮೀನುಗಳನ್ನು ಸ್ವಾಧೀನಪಡಿಸಿಕೊಂಡು ಪರಿಹಾರ ನಿಗದಿಪಡಿಸುವಾಗ ಗಣನೆಗೆ ತೆಗೆದುಕೊಳ್ಳಲಾಗುವುದಿಲ್ಲ ಮತ್ತು ಅಂತಿಮವಾಗಿ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗುವುದು.

ಈ ಜಮೀನುಗಳ ನಕ್ಷೆಯನ್ನು ಬೆಂಗಳೂರು ವಿಭಾಗದ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಮೈಸೂರು ವಿಶೇಷ ಭೂಸ್ವಾಧೀನಾಧಿಕಾರಿಯವರ ಕಛೇಯಲ್ಲಿ ಪರಿಶೀಲನೆಗೆ ಇಟ್ಟಿದೆ.

**ಗ್ರಾಮ : ಹೊಂಗಹಳ್ಳಿ**

**ಹೋಬಳಿ : ಬೆಳಗೊಳ**

**ತಾಲ್ಲೂಕು : ಶ್ರೀರಂಗಪಟ್ಟಣ**

**ಜಿಲ್ಲೆ : ಮಂಡ್ಯ**

ಕ್ರ. ಸಂ.	ಸರ್ವೆ ನಂಬರ್	ಖಾತೆದಾರರ ಹೆಸರು	ಅನುಭವದಾರರ ಹೆಸರು	ವಿಸ್ತೀರ್ಣ			ತರಹೆ	ಆಕಾರ	ಚೆ ಕ್ಕು ಬ ಂ ದಿ			
				ಐನು ಎ-ಗು	ಖರಾಬು ಎ-ಗು	ಬಾಕಿ ಎ-ಗು			ಪೂರ್ವ ಸ. ನಂ.	ಪಶ್ಚಿಮ ಸ. ನಂ.	ಉತ್ತರ ಸ.ನಂ	ದಕ್ಷಿಣ ಸ. ನಂ
1	2	3	4	5	6	7	8	9	10	11	12	13
1.	110/4	ಪಿ.ವಿ. ಗಿರಿ ಬಿನ್ ಪಿ. ವರದರಾಜ್	ಪಿ.ವಿ. ಗಿರಿ ಬಿನ್ ಪಿ. ವರದರಾಜ್	0-04	- - -	0-04	ಖುಷ್ಕಿ	2-74	ಕಾವೇರಿ ನದಿ	ಉಳಿಕೆ	ಕಾವೇರಿ ನದಿ	111/1, 4
2.	111/1	ಬೋರೇಗೌಡ ಬಿನ್ ಬಸವೇಗೌಡ	ಬೋರೇಗೌಡ ಬಿನ್ ಬಸವೇಗೌಡ	0-00¾	- - -	0-00¾	ಖುಷ್ಕಿ	0-95	111/4	ಉಳಿಕೆ	110/4	ಉಳಿಕೆ
3.	111/4	ಪಿ.ವಿ. ಗಿರಿ ಬಿನ್ ಪಿ. ವರದರಾಜ್	ಪಿ.ವಿ. ಗಿರಿ ಬಿನ್ ಪಿ. ವರದರಾಜ್	0-08	- - -	0-08	ಖುಷ್ಕಿ	0-71	ಉಳಿಕೆ	111/1	ಉಳಿಕೆ	111/2, 5

ಕ್ರ. ಸಂ.	ಸರ್ವೆ ನಂಬರ್	ಖಾತೆದಾರರ ಹೆಸರು	ಅನುಭವದಾರರ ಹೆಸರು	ವಿಸ್ತೀರ್ಣ			ತರಹೆ	ಆಕಾರ	ಚೆ ಕ್ಕು ಬ ಂ ದಿ			
				ಐನು ಎ-ಗು	ಖರಾಬು ಎ-ಗು	ಬಾಕಿ ಎ-ಗು			ಪೂರ್ವ ಸ. ನಂ.	ಪಶ್ಚಿಮ ಸ. ನಂ.	ಉತ್ತರ ಸ.ನಂ	ದಕ್ಷಿಣ ಸ. ನಂ
1	2	3	4	5	6	7	8	9	10	11	12	13
4.	111/5	ಪಿ.ವಿ. ಗಿರಿ ಬಿನ್ ಪಿ. ವರದರಾಜ್	ಪಿ.ವಿ. ಗಿರಿ ಬಿನ್ ಪಿ. ವರದರಾಜ್	0-04½	- - -	0-04½	ಖುಷ್ಕಿ	0-51	ಕಾವೇರಿ ನದಿ	ಉಳಿಕೆ	111/4	111/6
5.	111/6	ಪಿ.ವಿ. ಗಿರಿ ಬಿನ್ ಪಿ. ವರದರಾಜ್	ಪಿ.ವಿ. ಗಿರಿ ಬಿನ್ ಪಿ. ವರದರಾಜ್	0-02½	- - -	0-02½	ಖುಷ್ಕಿ	0-44	ಕಾವೇರಿ ನದಿ	ಉಳಿಕೆ	111/5	112
6.	113/1	ಎಂ.ಸಿ. ಮಂಜುನಾಥ ಬಿನ್ ಎಂ.ಎಸ್. ಚಿಕ್ಕೇಗೌಡ	ಎಂ.ಸಿ. ಮಂಜುನಾಥ ಬಿನ್ ಎಂ.ಎಸ್. ಚಿಕ್ಕೇಗೌಡ	0-17	- - -	0-17	ಖುಷ್ಕಿ	2-81	ಬಲಮುರಿ ಗಡಿ	113/2	ಕಾವೇರಿ ನದಿ	113/1, 2
7.	113/2	ಪಿ.ವಿ. ಗಿರಿ ಬಿನ್ ಪಿ. ವರದರಾಜ್	ಪಿ.ವಿ. ಗಿರಿ ಬಿನ್ ಪಿ. ವರದರಾಜ್	0-07½	- - -	0-07½	ಖುಷ್ಕಿ	0-80	111/3	112	ಕಾವೇರಿ ನದಿ	113
8.	128	ರಾಜೇಗೌಡ ಬಿನ್ ಕಾಳೇಗೌಡ	ರಾಜೇಗೌಡ ಬಿನ್ ಕಾಳೇಗೌಡ	0-05¾	- - -	0-05¾	ಖುಷ್ಕಿ	1-48	ಗಡಿ	ಉಳಿಕೆ	113/1	ನಾಲಾ
9.	---	ಸರ್ಕಾರಿ ಜಾಗ	ಸರ್ಕಾರಿ ಜಾಗ	0-01¾	0-01¾	- - -	ಖುಷ್ಕಿ	- - -	ಬಲಮುರಿ ಗಡಿ	ನಾಲಾ	123	129
10.	129	ಕೆಂಚೇಗೌಡ ಬಿನ್ ಹಾಲೇಗೌಡ	ಕೆಂಚೇಗೌಡ ಬಿನ್ ಹಾಲೇಗೌಡ	0-03	- - -	0-03	ಖುಷ್ಕಿ	1-21	ಗಡಿ	ಉಳಿಕೆ 129	ನಾಲಾ	ನಾಲಾ
11.	---	ಸರ್ಕಾರಿ ಜಾಗ	ಸರ್ಕಾರಿ ಜಾಗ	0-09	0-09	- - -	ಖುಷ್ಕಿ	- - -	ಗಡಿ	130	ನಾಲಾ 129	ನಾಲಾ
12.	130	ಅನಸೂಯ ಜಿ.ವಿ. ಕೋಂ ಹೆಚ್.ಎಂ. ಗಂಗಾಧರ	ಅನಸೂಯ ಜಿ.ವಿ. ಕೋಂ ಹೆಚ್.ಎಂ. ಗಂಗಾಧರ	0-19	- - -	0-19	ಖುಷ್ಕಿ	1-10	ನಾಲಾ ಗಡಿ	ಉಳಿಕೆ	ನಾಲಾ	131 ಗಡಿ
13.	132	ಅನಸೂಯ ಜಿ.ವಿ. ಕೋಂ ಹೆಚ್.ಎಂ. ಗಂಗಾಧರ	ಅನಸೂಯ ಜಿ.ವಿ. ಕೋಂ ಹೆಚ್.ಎಂ. ಗಂಗಾಧರ	0-05	- - -	0-05	ಖುಷ್ಕಿ	1-83	130, 131	ಉಳಿಕೆ	ಉಳಿಕೆ	142
14.	142	ಎ. ಮನೋಹರ ರೆಡ್ಡಿ ಬಿನ್ ಚುಂಚಾರೆಡ್ಡಿ	ಎ. ಮನೋಹರ ರೆಡ್ಡಿ ಬಿನ್ ಚುಂಚಾರೆಡ್ಡಿ	0-15	- - -	0-15	ಖುಷ್ಕಿ	6-24	131	ಉಳಿಕೆ	132	143
15.	143	ಅಂಕೇಗೌಡ ಬಿನ್ ಮರಿನಿಂಗಮ್ಮ ಸಾವಿತ್ರಮ್ಮ ಕೋಂ ಎಂ.ಕೆ. ಬೆಟ್ಟೇಗೌಡ	ಅಂಕೇಗೌಡ ಬಿನ್ ಮರಿನಿಂಗಮ್ಮ ಸಾವಿತ್ರಮ್ಮ ಕೋಂ ಎಂ.ಕೆ. ಬೆಟ್ಟೇಗೌಡ	0-05	- - -	0-05	ಖುಷ್ಕಿ	4-61	ಉಳಿಕೆ	ಉಳಿಕೆ	142	ಉಳಿಕೆ
ಒಟ್ಟು				2-27¾	0-10¾	2-17						

- :: ಫೋಷ್ವಾರೆ :: -

ಗ್ರಾಮ	ಐನ್	ಖರಾಬು	ಬಾಕಿ
ಹೊಂಗಹಳ್ಳಿ	2-27 <sup>3</sup> / <sub>4</sub>	0-10 <sup>3</sup> / <sub>4</sub>	2-17

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಎ.ಪಿ. ರಾಮಕೃಷ್ಣ  
ಸರ್ಕಾರದ ಅಧೀನ ಕಾರ್ಯದರ್ಶಿ (ಕೈ.ಅ),  
ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ